ಗುರುವಾರ, ಡಿಸೆಂಬರ್ 11, 2025 | ಬೆಂಗಳೂರು | ₹ 7.00 | ಸಂಪುಟ 78 | ಸಂಚಿಕೆ 341 | ಪುಟ 16
prajavani.net prajavani ● www.prajavani.net

ಪ್ರಜಾವಾಣಿ

ಅತ್ಯಂತ ವಿಶ್ವಾಸಾರ್ಹ ಕನ್ನಡ ದಿನ ಪತ್ರಿಕೆ

ಕ್ಷಣ ಕ್ಷಣದ ಅಪ್‌ಡೇಟ್‌ಗಳಿಗಾಗಿ ಸ್ಕ್ಯಾನ್ ಮಾಡಿ



ರ್‍ಯಾಂಕಿಂಗ್: 2ನೇ ಸ್ಥಾನಕ್ಕೆ ಕೊಹ್ಲಿ
ಭಾರತ ಏಕದಿನ ತಂಡದ ತಾರಾ ಬ್ಯಾಟರ್ ವಿರಾಟ್ ಕೊಹ್ಲಿ (773 ಅಂಕ) ಅವರು ಐಸಿಸಿ ರ್‍ಯಾಂಕಿಂಗ್‌ನ ಬ್ಯಾಟರ್‌ಗಳ ವಿಭಾಗದಲ್ಲಿ ಬುಧವಾರ ಎರಡನೇ ಸ್ಥಾನಕ್ಕೆ ಏರಿದ್ದಾರೆ

ಸೆನ್ಸೆಕ್ಸ್ 84,391 | ನಿಫ್ಟಿ 25,758 | $/₹ 89.94 | ಚಿನ್ನ (Std. 10g) ₹1,34,200 (ಬೆಂಗಳೂರು) | ಶುದ್ಧ ಬೆಳ್ಳಿ (kg) ₹1,99,800 (ಬೆಂಗಳೂರು)

ಕುಟುಂಬಕ್ಕೊಂದು ವಿಶಿಷ್ಟ ಸಂಖ್ಯೆ

ಮಸೂದೆ ಮಂಡನೆಗೆ ಸಿದ್ಧತೆ ● ಸವಲತ್ತು ತಲುಪಿಸಲು ಸಂಖ್ಯೆಯೇ ಆಧಾರ

● ಚಂದ್ರಹಾಸ ಹಿರೇಮಳಲಿ
● ಜಯಸಿಂಹ ಆರ್.

ಸುವರ್ಣ ವಿಧಾನಸೌಧ (ಬೆಳಗಾವಿ): ರಾಜ್ಯದ ಪ್ರತಿ ಕುಟುಂಬಕ್ಕೂ ವಿಶಿಷ್ಟ ಗುರುತಿನ ಸಂಖ್ಯೆ ನೀಡುವ ಉದ್ದೇಶದಿಂದ 'ಕುಟುಂಬ ಸಂಖ್ಯೆ' ವ್ಯವಸ್ಥೆಯನ್ನು ರೂಪಿಸಲು ಸರ್ಕಾರ ಮುಂದಾಗಿದೆ.

ಇದರ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರ ಮಸೂದೆ ಸಿದ್ಧಪಡಿಸಿದೆ. ಸರ್ಕಾರದ ಎಲ್ಲ ಕಲ್ಯಾಣ ಕಾರ್ಯಕ್ರಮ, ಯೋಜನೆಗಳನ್ನು ಈ ಸಂಖ್ಯೆ ಆಧರಿಸಿಯೇ ಫಲಾನುಭವಿಗಳಿಗೆ ತಲುಪಿಸಲಾಗುತ್ತದೆ.



'ಕರ್ನಾಟಕ ಕುಟುಂಬ (ಮಾಹಿತಿ ಮತ್ತು ನಿರ್ವಹಣೆ) ಮಸೂದೆ-2025' ಅನ್ನು ಇಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲು ಸಿದ್ಧತೆ ನಡೆಸಿದೆ. ರಾಜ್ಯದ ಕುಟುಂಬಗಳಿಗೆ ಸರ್ಕಾರದ ಯಾವುದೇ ಕಲ್ಯಾಣ ಕಾರ್ಯಕ್ರಮ, ಸವಲತ್ತು, ಸಹಾಯಧನ, ಪ್ರಮಾಣಪತ್ರ, ಪರವಾನಗಿ, ವಿಕೋಪ ನಿರ್ವಹಣೆ, ಎಲ್ಲ ಈ ರೀತಿಯ ಪರಿಹಾರಗಳನ್ನು ಈ ಕುಟುಂಬ ಸಂಖ್ಯೆಯ ಆಧಾರದಲ್ಲಿಯೇ ನೀಡುವ ಅಧಿಕಾರ ಸರ್ಕಾರಕ್ಕೆ ದತ್ತವಾಗಲಿದೆ.

ಈ ವ್ಯವಸ್ಥೆ ನಿರ್ವಹಣೆಗಾಗಿ ಸರ್ಕಾರವು 'ಕರ್ನಾಟಕ ಕುಟುಂಬ (ಮಾಹಿತಿ ಮತ್ತು ನಿರ್ವಹಣೆ) ಪ್ರಾಧಿಕಾರ' ಸ್ಥಾಪಿಸಲಿದೆ. ಪ್ರಾಧಿಕಾರವು ರೂಪಿಸಲಿರುವ 'ಕುಟುಂಬ ತಂತ್ರಾಂಶ ವ್ಯವಸ್ಥೆ'ಯ ಮೂಲಕ ರಾಜ್ಯದ ಪ್ರತಿ ಕುಟುಂಬವು ತನ್ನ ವಿವರಗಳನ್ನು ನಮೂದಿಸಿ, ಕುಟುಂಬ ಸಂಖ್ಯೆ ಪಡೆಯಬಹುದು. ಹೀಗೆ ಮಾಹಿತಿಗಳನ್ನು ನಮೂದಿಸಲು ಕುಟುಂಬವು ಯಾವೆಲ್ಲಾ ದಾಖಲೆಗಳನ್ನು ನೀಡಬೇಕು ಎಂಬುದರ ಬಗ್ಗೆ ಕಾಯ್ದೆ ಜಾರಿಯಾದ ಮೇಲೆ ಸರ್ಕಾರವು ನಿಯಮಗಳನ್ನು ರೂಪಿಸಲಿದೆ. ಕುಟುಂಬವು, 'ಕುಟುಂಬ ತಂತ್ರಾಂಶ'ದಲ್ಲಿ ಮಾಹಿತಿ ನಮೂದಿಸಿದ ತಕ್ಷಣವೇ ವಿಶಿಷ್ಟ ಸಂಖ್ಯೆ ಸೃಜನೆಯಾಗುವುದಿಲ್ಲ. ಬದಲಿಗೆ ಆ ವಿವರಗಳನ್ನು ಪರಿಶೀಲಿಸುವ ಅಧಿಕಾರವು ಪ್ರಾಧಿಕಾರಕ್ಕೆ ಇರಲಿದೆ. ಜನರು ನೀಡುವ ದತ್ತಾಂಶ ಮತ್ತು ವಿವರಗಳನ್ನು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳ ಬಳಿ ಇರುವ ದತ್ತಾಂಶಗಳೊಂದಿಗೆ ಹೋಲಿಸುವ ಹಾಗೂ ಮನೆ-ಮನೆಗೆ ಭೇಟಿ ನೀಡಿ, ಖಚಿತಪಡಿಸಿಕೊಳ್ಳುವ ಅಧಿಕಾರ ಪ್ರಾಧಿಕಾರಕ್ಕೆ ಇರಲಿದೆ. ಎಲ್ಲ ಮಾಹಿತಿಗಳು ಸರಿ ಎಂದು ಖಚಿತವಾದ ನಂತರವೇ ವಿಶಿಷ್ಟ ಸಂಖ್ಯೆ ಸೃಜನೆಯಾಗಲಿದೆ.

ದತ್ತಾಂಶ ಸುರಕ್ಷತೆಗೆ ಒತ್ತು

- ಒಂದು ಕುಟುಂಬಕ್ಕೆ ಒಂದೇ ಸಂಖ್ಯೆ. ಕುಟುಂಬದ ಸರ್ವ ಸದಸ್ಯರ ವಿವರ ಆ ಸಂಖ್ಯೆಯೊಂದಿಗೆ ಜೋಡಣೆಯಾಗಿರಲಿದೆ. ಕುಟುಂಬದ ಸದಸ್ಯರು ವೈಯಕ್ತಿಕ ದೃಢೀಕರಣದ ನಂತರ ವಿವರಗಳನ್ನು ಪರಿಷ್ಕರಿಸಬಹುದಾಗಿದೆ. ಆದರೆ ಪ್ರಾಧಿಕಾರವು ಹಲವು ಹಂತದ ಪರಿಶೀಲನೆಯ ನಂತರವಷ್ಟೇ ಪರಿಷ್ಕೃತ ವಿವರಗಳು ಅಧಿಕೃತವಾಗಲಿವೆ
- ಕುಟುಂಬ ಸಂಖ್ಯೆಯನ್ನಷ್ಟೇ ಇಲಾಖೆಗಳಿಗೆ ಒದಗಿಸಲಾಗುತ್ತದೆ. ವೈಯಕ್ತಿಕ ವಿವರಗಳು ಅವುಗಳೊಂದಿಗೆ ಇರುವುದಿಲ್ಲ. ನಾಗರಿಕರ ಖಾಸಗಿ ವಿವರಗಳ ಗೌಪ್ಯತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಈ ಷರತ್ತು ರೂಪಿಸಲಾಗಿದೆ
- ಕುಟುಂಬ ಸಂಖ್ಯೆ ಮತ್ತು ಕುಟುಂಬಗಳ ವಿವರಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಲು ಅಥವಾ ಲಭ್ಯವಿರುವಂತೆ ಮಾಡುವಂತಿಲ್ಲ. ನ್ಯಾಯಾಲಯಗಳ ಆದೇಶದ ಮೇರೆಗಷ್ಟೇ ವಿವರ ಸಾರ್ವಜನಿಕವಾಗಿ ಬಹಿರಂಗಪಡಿಸಬಹುದಾಗಿದೆ. ರಾಜ್ಯ ಸರ್ಕಾರದ ಯಾವುದಾದರೂ ಕಾನೂನಿನ ಪ್ರಕಾರ ಈ ವಿವರಗಳನ್ನು ನೀಡುವುದು ಕಡ್ಡಾಯವಾದ ಸಂದರ್ಭದಲ್ಲಿ ಮಾತ್ರ, ಬಹಿರಂಗಪಡಿಸಬಹುದಾಗಿದೆ
- ವಿವಿಧ ಇಲಾಖೆಗಳಿಗೆ ನೀಡಿರುವ ಕುಟುಂಬ ಸಂಖ್ಯೆಯ ವಿವರಗಳು, ಸೀಮಿತ ಅವಧಿಯವರೆಗೆ ಮಾತ್ರ ಆ ಇಲಾಖೆಗಳಿಗೆ ಲಭ್ಯವಿರಲಿದೆ. ಆ ಅವಧಿ ಮುಗಿದ ನಂತರ ಇಲಾಖೆಗಳಿಗೆ ನೀಡಲಾಗಿದ್ದ ಕುಟುಂಬ ತಂತ್ರಾಂಶದ ಆಕ್ಸೆಸ್ ಸ್ಥಗಿತವಾಗಲಿದೆ
- ಕುಟುಂಬ ಸಂಖ್ಯೆ ಮತ್ತು ವಿವರಗಳನ್ನು ದುರುಪಯೋಗ ಮಾಡಿಕೊಳ್ಳುವವರಿಗೆ ಮೂರು ವರ್ಷಗಳವರೆಗೆ ಜೈಲು ಅಥವಾ ₹55,000ದಿಂದ ₹1 ಲಕ್ಷದವರೆಗೆ ದಂಡ ಅಥವಾ ಎರಡನ್ನೂ ವಿಧಿಸಬಹುದಾಗಿದೆ



ಕುಟುಂಬ ತಂತ್ರಾಂಶ

ಕುಟುಂಬ ತಂತ್ರಾಂಶವು ಈ ಕೆಳಕಂಡ ಉಪ ವ್ಯವಸ್ಥೆಗಳನ್ನು ಒಳಗೊಂಡ ಒಂದು ಸಮಗ್ರ ವ್ಯವಸ್ಥೆಯಾಗಿದೆ.

1. ಸಾಮಾಜಿಕ ನೋಂದಣಿ
2. ಸಂಯೋಜಿತ ಫಲಾನುಭವಿಗಳ ನಿರ್ವಹಣಾ ವ್ಯವಸ್ಥೆ
3. ಫಲಾನುಭವಿಗಳ ನೋಂದಣಿ
4. ಪಾವತಿ ವ್ಯವಸ್ಥೆ
5. ಕುಂದುಕೊರತೆ ಪರಿಹಾರ ವೇದಿಕೆ

ಸಾಮಾಜಿಕ ನೋಂದಣಿ

ಪ್ರಾಧಿಕಾರವು ಜನರಿಂದ, ವಿವಿಧ ಇಲಾಖೆ ಮತ್ತು ಸಂಸ್ಥೆಗಳಿಂದ ಸಂಗ್ರಹಿಸಿದ ದತ್ತಾಂಶಗಳನ್ನು ಬಳಸಿಕೊಂಡು 'ಸಾಮಾಜಿಕ ನೋಂದಣಿ'ಯನ್ನು ಸಿದ್ಧಪಡಿಸಲಿದೆ. ರಾಜ್ಯ ಸರ್ಕಾರವು ತನ್ನ ಬೇರೆ–ಬೇರೆ ಕಾರ್ಯಕ್ರಮಗಳಿಗಾಗಿ ಈ ನೋಂದಣಿಯನ್ನು ಬಳಸಿಕೊಳ್ಳಬಹುದಾಗಿದೆ.

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳೂ ಈ ನೋಂದಣಿ ಮತ್ತು ಕುಟುಂಬ ಸಂಖ್ಯೆ ದತ್ತಾಂಶಗಳನ್ನು ಬಳಸಿಕೊಳ್ಳಬಹುದಾಗಿದೆ. ಈ ನೋಂದಣಿಯ ದತ್ತಾಂಶಗಳನ್ನು ಪಡೆದುಕೊಳ್ಳಲು ಇತರ ಇಲಾಖೆಗಳು ಪ್ರಾಧಿಕಾರಕ್ಕೆ ಪತ್ರ ಬರೆಯಬೇಕಿದ್ದು, ದತ್ತಾಂಶ ಏಕೆ ಅಗತ್ಯ, ಯಾವ ಉದ್ದೇಶಕ್ಕೆ ಬಳಸಲಾಗುತ್ತದೆ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖಿಸಲೇಬೇಕು. ಹೀಗಿದ್ದೂ, ದತ್ತಾಂಶವನ್ನು ಒದಗಿಸುವ ಅಥವಾ ನಿರಾಕರಿಸುವ ಅಧಿಕಾರ ಪ್ರಾಧಿಕಾರಕ್ಕೆ ಇರಲಿದೆ.

ಈ ವ್ಯವಸ್ಥೆಯು ಪೂರ್ಣ ಪ್ರಮಾಣದಲ್ಲಿ ಜಾರಿಯಾದ ನಂತರ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಎಲ್ಲ ಕಲ್ಯಾಣ ಕಾರ್ಯಕ್ರಮಗಳ ಸವಲತ್ತುಗಳನ್ನು ಕುಟುಂಬ ಸಂಖ್ಯೆಯ ಮೂಲಕವೇ ವಿತರಣೆ ಮಾಡಲಾಗುತ್ತದೆ.

ರಾಜ್ಯ ಸರ್ಕಾರದ ಸಂಚಿತ ನಿಧಿ ಮತ್ತು ಕೇಂದ್ರ ಸರ್ಕಾರದ ಸಂಚಿತ ನಿಧಿಯಿಂದ ಸಂದಾಯವಾಗುವ ಪೂರ್ಣ ಅಥವಾ ಅರೆ ಪ್ರಮಾಣದ ಸಹಾಯಧನ, ಆರ್ಥಿಕ ನೆರವು, ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ನೀಡಲಾಗುವ ಪರಿಹಾರಗಳು ಸಂದಾಯವಾಗುವುದಿದ್ದರೆ, ಅದಕ್ಕೆ ಕುಟುಂಬ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಲಿದೆ. ರಾಜ್ಯ ಸರ್ಕಾರವು ಘೋಷಿಸುವ ಯಾವುದೇ ಕಲ್ಯಾಣ ಕಾರ್ಯಕ್ರಮ ಅಥವಾ ನೆರವುಗಳ ಫಲಗಳೂ ಈ ಸಂಖ್ಯೆಯ ಮೂಲಕವೇ ಫಲಾನುಭವಿಗಳಿಗೆ ತಲುಪಲಿದೆ.

ಸರ್ಕಾರದ ಸವಲತ್ತುಗಳನ್ನು ನೀಡುವುದಷ್ಟೇ ಅಲ್ಲದೆ, ಪ್ರಾಕೃತಿಕ ವಿಕೋಪ, ವಿವಿಧ ಕಾರ್ಯಕ್ರಮಗಳಿಗಾಗಿ ನಾಗರಿಕರ ಮಾಹಿತಿ ಸಂಗ್ರಹಿಸುವ ಅಗತ್ಯವಿದ್ದರೆ ಕುಟುಂಬ ತಂತ್ರಾಂಶದ ಮೂಲಕವೇ ಆ ಮಾಹಿತಿ ಪಡೆದುಕೊಳ್ಳಲು ಅವಕಾಶವಿರಲಿದೆ.

ಸುವರ್ಣ ಕಾರಂಜಿ

ಪ್ರಜಾವಾಣಿ ಚಿತ್ರ ರಂಜು ಪಿ



ಬೆಳಗಾವಿಯ ಸುವರ್ಣ ಸೌಧದ ಮುಂಭಾಗ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆಗೊಂಡ ಕಾರಂಜಿಯ ಒಂದು ನೋಟ

ಇಂಡಿಗೊ: ಕೋರ್ಟ್ ತರಾಟೆ

ನವದೆಹಲಿ: ಇಂಡಿಗೊ ಸಂಸ್ಥೆಯು ತನ್ನ ವಿಮಾನಗಳ ಹಾರಾಟವನ್ನು ರದ್ದು ಮಾಡಿದ್ದರಿಂದ ಸೃಷ್ಟಿಯಾದ ಬಿಕ್ಕಟ್ಟಿನ ಕುರಿತು ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗಿತ್ತು. ಇದರ ವಿಚಾರಣೆಯನ್ನು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೊಡೇಲಾ ಅವರ ಪೀಠವು ಬುಧವಾರ ನಡೆಸಿತು.



ನೀವು ಅಸಹಾಯಕರೇ: ಕೇಂದ್ರಕ್ಕೆ ಪ್ರಶ್ನೆ

ಪೀಠ: ಇಂಥ ಪರಿಸ್ಥಿತಿ ಉದ್ಭವಿಸಲು ನೀವು ಯಾಕೆ ಅನುವು ಮಾಡಿಕೊಟ್ಟಿರಿ? ಹೇಳುವವರು ಕೇಳುವವರು ಇಲ್ಲದಂತೆ ಲಕ್ಷಾಂತರ ಜನರನ್ನು ವಿಮಾನ ನಿಲ್ದಾಣಗಳಲ್ಲಿಯೇ ಬಿಟ್ಟುಬಿಟ್ಟಿರಿ. ಇದು ಕೇವಲ ಪ್ರಯಾಣಿಕರು ಅನುಭವಿಸಿದ ತೊಂದರೆಯ ಪ್ರಶ್ನೆಯಲ್ಲ. ದೇಶದ ಆರ್ಥಿಕತೆಯ ಪ್ರಶ್ನೆಯೂ ಇಲ್ಲಿದೆ

▶9

ಯಾವ ಅಧಿಕಾರವಿದೆ: ಡಿಜಿಸಿಎಗೆ ಪ್ರಶ್ನೆ

ಪೀಠ: ವಿಮಾನಯಾನ ಸಂಸ್ಥೆಗಳ ಕಾರ್ಯಾಚರಣೆ ಬಗ್ಗೆ ನಿರ್ದೇಶನಗಳನ್ನು ನೀಡಲು ಡಿಜಿಸಿಎಗೆ ಅಧಿಕಾರವಿದೆ. ಒಂದು ವೇಳೆ ಯಾರಾದರೂ ಈ ನಿರ್ದೇಶನಗಳನ್ನು ಉಲ್ಲಂಘಿಸಿದರೆ, ಮುಂದೇನಾಗುತ್ತದೆ? ನಿಮ್ಮ ಬಳಿ ಯಾವ ಅಧಿಕಾರವಿದೆ?

▶9



ಏಕೆ ಪಾಲನೆ ಮಾಡಿಲ್ಲ ಇಂಡಿಗೊಗೆ ಪ್ರಶ್ನೆ

ಪೀಠ: ಡಿಜಿಸಿಎ ಹೇಳಿರುವಂತೆ ಮತ್ತು ಇತರೆ ಯಾವ ಯಾವ ನಿಯಮಗಳಿವೆಯೊ ಅದರ ಅನ್ವಯ ನೀವು ಪ್ರಯಾಣಿಕರಿಗೆ ಪರಿಹಾರ ನೀಡಲೇಬೇಕು. ಈ ಬಗ್ಗೆ ವಿಮಾನಯಾನ ಸಚಿವಾಲಯ ಮತ್ತು ಡಿಜಿಸಿಎ ನಿಗಾ ಇಡಬೇಕು. ಇದು ನಮ್ಮ ನಿರ್ದೇಶನ

▶9

ಉಬರ್‌ನಲ್ಲಿ 'ನಮ್ಮ ಮೆಟ್ರೊ' ಟಿಕೆಟ್

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ನಮ್ಮ ಮೆಟ್ರೊ' ಪ್ರಯಾಣಿಕರ ಅನುಕೂಲಕ್ಕಾಗಿ ಉಬರ್ ಕಂಪನಿಯು ತನ್ನ ಆ್ಯಪ್ ಮೂಲಕ ಮೆಟ್ರೊ ಟಿಕೆಟ್ ಖರೀದಿಸುವ ಸೌಲಭ್ಯ ಆರಂಭಿಸಿದೆ.

ಪ್ರಯಾಣಿಕರು ಉಬರ್ ಆ್ಯಪ್ ಮೂಲಕ ಯುಪಿಐ ಬಳಸಿ ಮೆಟ್ರೊ ಟಿಕೆಟ್ ಖರೀದಿ ಮಾಡಿದರೆ, ಕ್ಯೂಆರ್ ಕೋಡ್ ಸಿಗುತ್ತದೆ. ಅದರ ಸಹಾಯದಿಂದ ಪ್ರಯಾಣಿಸಬಹುದು. ಈ ಸೇವೆ ಕಲ್ಪಿಸಲು ಒಎನ್‌ಡಿಸಿ ಮತ್ತು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಉಬರ್ ಇಂಡಿಯಾ ಅಧ್ಯಕ್ಷ ಪ್ರಭಜೀತ್ ಸಿಂಗ್ ಬುಧವಾರ ತಿಳಿಸಿದರು.

▶12

ತಿರುಪತಿ: ಈಗ ಕಳಪೆ ಶಲ್ಯದ ಸರದಿ

ಪ್ರಜಾವಾಣಿ ವಾರ್ತೆ/ಪಿಟಿಐ

ಹೈದರಾಬಾದ್: ತಿರುಮಲ ಲಡ್ಡು ಪ್ರಸಾದ ತಯಾರಿಕೆಗೆ ಕಲಬೆರಕೆ ತುಪ್ಪ ಬಳಕೆ ಮತ್ತು ಪರಕಾಮಣಿ ಕಳ್ಳತನ ಪ್ರಕರಣಗಳ ಬಳಿಕ, ಈಗ ರೇಷ್ಮೆ ಬದಲಿಗೆ ಪಾಲಿಸ್ಟರ್ ಶಲ್ಯಗಳನ್ನು ಸರಬರಾಜು ಮಾಡಿರುವ ಅಕ್ರಮ ಪತ್ತೆಯಾಗಿದೆ.

ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಜಾಗೃತ ದಳ ಈ ಪ್ರಕರಣವನ್ನು ಬಯಲಿಗೆಳೆದಿದೆ. ದೇಗುಲದಲ್ಲಿ 'ಆಶೀರ್ವಾದ' ಆಚರಣೆಗಳಲ್ಲಿ ದಾನಿಗಳಿಗೆ ರೇಷ್ಮೆ ಜರಿ ದುಪಟ್ಟಾ (ರೇಷ್ಮೆ ಶಲ್ಯ) ಹೊದಿಸಿ ಗೌರವಿಸುವುದು ಸಂಪ್ರದಾಯ. ರೇಷ್ಮೆ ಶಲ್ಯಗಳನ್ನು ಪೂರೈಸಿದ್ದಕ್ಕಾಗಿ ಮಾರಾಟಗಾರರೊಬ್ಬರಿಗೆ ಟಿಟಿಡಿ ಕಳೆದ 10 ವರ್ಷಗಳಲ್ಲಿ ₹54 ಕೋಟಿ ಪಾವತಿಸಿದೆ.



ಜಾಗೃತ ದಳವು ಶಲ್ಯಗಳ ಮಾದರಿಗಳನ್ನು ಸಂಗ್ರಹಿಸಿ ವೈಜ್ಞಾನಿಕ ವಿಶ್ಲೇಷಣೆ ಮತ್ತು ಗುಣಮಟ್ಟ ಪರಿಶೀಲನೆಗಾಗಿ ಶ್ರೀ ಸತ್ಯ ಸಾಯಿ ಜಿಲ್ಲೆಯ ಧರ್ಮಾವರಂ ಮತ್ತು ಬೆಂಗಳೂರಿನಲ್ಲಿರುವ ಕೇಂದ್ರ ರೇಷ್ಮೆ ಮಂಡಳಿಯ (ಸಿಎಸ್‌ಬಿ) ಪ್ರಯೋಗಾಲಯಗಳಿಗೆ ಕಳುಹಿಸಿತ್ತು. ಶಲ್ಯವನ್ನು ರೇಷ್ಮೆ ಬದಲಿಗೆ ಪಾಲಿಸ್ಟರ್‌ನಿಂದ ತಯಾರಿಸಲಾಗಿದೆ ಎಂದು ಪ್ರಯೋಗಾಲಯಗಳ ವರದಿ ದೃಢಪಡಿಸಿವೆ.

▶12

ಎಸಿಬಿ ತನಿಖೆಗೆ ಟಿಟಿಡಿ ಮನವಿ

ಟಿಟಿಡಿ ಗೋದಾಮಿನ ಅಧಿಕಾರಿಯೊಬ್ಬರು ಕಳುಹಿಸಿದ್ದ ಮಾದರಿಯನ್ನು ಬದಲಿಸಿರಬಹುದು ಅಥವಾ ಕಾಂಚೀಪುರದ ಪ್ರಯೋಗಾಲಯದಲ್ಲಿನ ಅನುಮೋದನೆ ಪ್ರಕ್ರಿಯೆ ಮೇಲೆ ಪ್ರಭಾವ ಬೀರಿರಬಹುದು ಎಂಬುದನ್ನು ಗಮನಿಸಿದ್ದ ಜಾಗೃತ ದಳವು ಸಂಭಾವ್ಯ ಅಕ್ರಮದ ಬಗ್ಗೆ ಸುಳಿವು ನೀಡಿತ್ತು. ಜಾಗೃತ ದಳ ಸಲ್ಲಿಸಿದ್ದ ವರದಿಯನ್ನು ಇತ್ತೀಚೆಗೆ ಟಿಟಿಡಿ ಮಂಡಳಿಯ ಮುಂದೆ ಇಡಲಾಗಿತ್ತು. ಶಲ್ಯ ಖರೀದಿ ಹಗರಣದ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳದಿಂದ (ಎಸಿಬಿ) ಸಮಗ್ರ ತನಿಖೆ ನಡೆಸುವಂತೆ ರಾಜ್ಯ ಸರ್ಕಾರವನ್ನು ಟಿಟಿಡಿ ಕೋರಿದೆ.

▶12



'ಬೆಳಕಿನ ಹಬ್ಬ'ಕ್ಕೆ ಯುನೆಸ್ಕೊ ಮಾನ್ಯತೆ

ನವದೆಹಲಿ (ಪಿಟಿಐ): ಬೆಳಕಿನ ಹಬ್ಬವಾದ ದೀಪಾವಳಿಯನ್ನು ಯುನೆಸ್ಕೊ 'ಮಾನವಕುಲದ ಅಮೂರ್ತ ಸಾಂಸ್ಕೃತಿಕ ಪರಂಪರೆ' ಪಟ್ಟಿಗೆ ಸೇರ್ಪಡೆ ಮಾಡಿದೆ.

ದೆಹಲಿಯ ಕೆಂಪುಕೋಟೆ ಆವರಣದಲ್ಲಿ ನಡೆದ ಯುನೆಸ್ಕೊ ಸಮಿತಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಕೋಲ್ಕತ್ತಾದ ದುರ್ಗಾಪೂಜಾ, ಕುಂಭಮೇಳ, ಕೇರಳದ ಮುಡಿಯೇಟ್ಟು, ಗುಜರಾತ್‌ನ ಗರ್ಬಾ ನೃತ್ಯ, ಯೋಗ, ರಾಮಾಯಣ ಮಹಾಕಾವ್ಯದ ಸಾಂಪ್ರದಾಯಿಕ ಪ್ರದರ್ಶನ ರಾಮಲೀಲಾ ಸೇರಿದಂತೆ ದೇಶದ ಹಲವು ಸಾಂಪ್ರದಾಯಿಕ–ಧಾರ್ಮಿಕ ಆಚರಣೆಗಳು ಈ ಪಟ್ಟಿಗೆ ಈಗಾಗಲೇ ಸೇರ್ಪಡೆಗೊಂಡಿವೆ. 'ದೀಪಾವಳಿ' ಈ ಪಟ್ಟಿಯಲ್ಲಿ ಸ್ಥಾನ ಪಡೆದ ಭಾರತದ 16ನೇ ಸಾಂಸ್ಕೃತಿಕ ಪರಂಪರೆ ಎನಿಸಿಕೊಂಡಿದೆ.


ಅಮೂರ್ತ ಸಾಂಸ್ಕೃತಿಕ ಪರಂಪರೆ ಸಂರಕ್ಷಿಸುವ ಅಂತರ್ ಸರ್ಕಾರಿ ಸಮಿತಿಯ (ಐಸಿಎಚ್) 20ನೇ ಅಧಿವೇಶನ ಕೆಂಪುಕೋಟೆ ಆವರಣದಲ್ಲಿ ಡಿ.8ರಿಂದ ಆರಂಭಗೊಂಡಿದ್ದು, ಡಿ. 13ರವರೆಗೆ ನಡೆಯಲಿದೆ. ಈ ಅಧಿವೇಶನದ ಸಂದರ್ಭದಲ್ಲೇ ಈ ಘೋಷಣೆ ಹೊರಬಿದ್ದಿದ್ದು, ಕಾರ್ಯಕ್ರಮದಲ್ಲಿ ಸೇರಿದ್ದವರು ಜೈಹಿಂದ್, ವಂದೇ ಮಾತರಂ, ಭಾರತ್ ಮಾತಾ ಕೀ ಜೈ ಘೋಷಣೆಗಳನ್ನು ಮೊಳಗಿಸಿ ಯುನೆಸ್ಕೊ ಮಾನ್ಯತೆಯನ್ನು ಸ್ವಾಗತಿಸಿದರು. ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಮತ್ತಿತರರು ಭಾಗವಹಿಸಿದ್ದರು.

▶9



ಯುನೆಸ್ಕೊ ಮಾನ್ಯತೆಯಿಂದ 'ದೀಪಾವಳಿ'ಯ ಜಾಗತಿಕ ಜನಪ್ರಿಯತೆ ಇನ್ನಷ್ಟು ಹೆಚ್ಚಲಿದೆ. ದೇಶದ ಜನರು ಈ ಗೌರವದಿಂದ ಪುಳಕಿತಗೊಂಡಿದ್ದಾರೆ

ನರೇಂದ್ರ ಮೋದಿ, ಪ್ರಧಾನಿ (ಎಕ್ಸ್‌ಪೋಸ್ಟ್‌ನಲ್ಲಿ)



ರಾಘವೇಶ್ವರ ಶ್ರೀ ವಿರುದ್ಧ ದೂರು ತೀರ್ಪು ಕಾಯ್ದಿರಿಸಿದ 'ಸುಪ್ರೀಂ'

ಪ್ರಜಾವಾಣಿ ವಾರ್ತೆ

ನವದೆಹಲಿ: ಹೊಸನಗರದ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳ ವಿರುದ್ಧ ದಾಖಲಾಗಿದ್ದ ಎರಡು ಅತ್ಯಾಚಾರ ಆರೋಪ ಪ್ರಕರಣಗಳನ್ನು ರದ್ದುಗೊಳಿಸಿದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾ ಗಿರುವ ವಿಶೇಷ ಮೇಲ್ಮನವಿ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್, ತೀರ್ಪು ಕಾಯ್ದಿರಿಸಿದೆ.



ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಹಾಗೂ ಸಂದೀಪ್ ಮೆಹ್ತಾ ಅವರ ಪೀಠವು, ಇದೇ 19ರೊಳಗೆ ಲಿಖಿತ ವಾದಗಳನ್ನು ಸಲ್ಲಿಸುವಂತೆ ವಕೀಲರಿಗೆ ಸೂಚಿಸಿತು.

ರಾಘವೇಶ್ವರ ಸ್ವಾಮೀಜಿ ಪರ ವಕೀಲರು, 'ಇದೊಂದು ಕೌಟುಂಬಿಕ ಕಲಹ ಪ್ರಕರಣ. ಈ ಪ್ರಕರಣ ದಲ್ಲಿ ಅನಗತ್ಯವಾಗಿ ಸ್ವಾಮೀಜಿ ಅವರನ್ನು ಸಿಲುಕಿಸಲಾಗಿದೆ' ಎಂದು ವಾದಿಸಿದರು.

ಸ್ವಾಮೀಜಿ ಅವರನ್ನು ಅತ್ಯಾಚಾರ ಆರೋಪ ಪ್ರಕರಣದಿಂದ ಬಿಡುಗಡೆಗೊಳಿಸಿ ಸೆಷನ್ಸ್ ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿದ್ದ ಪುನರ್ ಪರಿಶೀಲನಾ ಕ್ರಿಮಿನಲ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿ, 'ಪ್ರಕರಣದಲ್ಲಿನ ದೋಷಾರೋಪ ಪಟ್ಟಿಯೇ ದೋಷಪೂರಿತ ವಾಗಿದೆ' ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು.

▶8

ಮೊದಲ ಪ್ರಕರಣವೇನು?

ರಾಘವೇಶ್ವರ ಭಾರತೀ ಶ್ರೀ ವಿರುದ್ಧ ರಾಮಕಥಾ ಗಾಯಕಿ 2014ರ ಆಗಸ್ಟ್ 17ರಂದು ಅತ್ಯಾಚಾರ ಆರೋಪ ಹೊರಿಸಿ ದೂರು ದಾಖಲಿಸಿದ್ದರು. ಈ ಬಗ್ಗೆ ತನಿಖೆ ನಡೆಸಿದ್ದ ಸಿಐಡಿ ನ್ಯಾಯಾಲಯಕ್ಕೆ ದೋಷಾರೋಪಣೆ ವರದಿ ಸಲ್ಲಿಸಿತ್ತು.

▶8

ಎರಡನೇ ಪ್ರಕರಣವೇನು?

'ತಮ್ಮ ಮಠದ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 15 ವಯಸ್ಸಿನ ಬಾಲಕಿ ಪ್ರತಿಭಟಿಸಿದರೂ ಲೆಕ್ಕಿಸದೆ ಸ್ವಾಮೀಜಿ; ಆಕೆಯ ಮೇಲೆ ಬಲ ಪ್ರಯೋಗಿಸಿ ಅತ್ಯಾಚಾರ ನಡೆಸಿದ್ದಾರೆ' ಎಂಬ ಆರೋಪವನ್ನು ಶ್ರೀಗಳು ಎದುರಿಸಿದ್ದರು.

▶8

ಚಿನಕುರುಳಿ ಪ್ರಕಾಶ್ ಶೆಟ್ಟಿ



ಬೆಳ್ಳಿ ಬೆಲೆ ಒಂದೇ ದಿನ ₹11,500 ಏರಿಕೆ

ನವದೆಹಲಿ (ಪಿಟಿಐ): ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ನಡೆದ ವಹಿವಾಟಿನಲ್ಲಿ ಬೆಳ್ಳಿ ಧಾರಣೆಯು ಒಂದೇ ದಿನ ₹11,500ರಷ್ಟು ಜಿಗಿತ ಕಂಡಿದೆ. ಕೆ.ಜಿ ಬೆಳ್ಳಿ ಧಾರಣೆ ₹1.92 ಲಕ್ಷಕ್ಕೆ ತಲುಪಿದೆ.

2024ರ ಡಿಸೆಂಬರ್ 31ರಂದು ಬೆಳ್ಳಿ ಧಾರಣೆ ಕೆ.ಜಿ.ಗೆ ₹89,700 ಇತ್ತು. ಇದುವರೆಗೆ ಬೆಳ್ಳಿ ದರ ಶೇ 114ರಷ್ಟು ಏರಿಕೆಯಾಗಿದ್ದು, ₹1,02,300ರಷ್ಟು ಹೆಚ್ಚಳವಾಗಿದೆ. ಅಕ್ಟೋಬರ್ 10ರಂದು ಬೆಳ್ಳಿ ಧಾರಣೆ ಒಂದೇ ದಿನ ₹8,500 ಹೆಚ್ಚಳವಾಗಿತ್ತು.

▶12



ಹವಾಮಾನ ಮುನ್ಸೂಚನೆ: ನಗರದಲ್ಲಿ ಶುಭ್ರ ಆಕಾಶ ಇರಲಿದೆ

ನಗರದಲ್ಲಿ ಇಂದು

ಡಿಸೈನ್ ಶೋಕೇಸ್: ಆಯೋಜನೆ: ಪಿಇಎಸ್ ವಿಶ್ವವಿದ್ಯಾಲಯ, ಸ್ಥಳ: ಪಿಇಎಸ್ ವಿಶ್ವವಿದ್ಯಾಲಯ ಆವರಣ, ರಾಜರಾಜೇಶ್ವರಿನಗರ, ಬೆಳಿಗ್ಗೆ 10

'ಸಾರ್ವಜನಿಕ ಶಿಕ್ಷಣ ಉಳಿಸಿ' ಜನ ಸಮಾವೇಶ: ಭಾಗವಹಿಸುವವರು: ಎ. ಮುರಿಗೆಪ್ಪ, ಮೂಡ್ನಾಕೂಡು ಚಿನ್ನಸ್ವಾಮಿ, ಅಲ್ಲಮಪ್ರಭು ಬೆಟ್ಟದೂರು, ಎ.ಎಚ್. ರಾಜಾಸಾಬ್, ಎಲ್.ಎನ್. ಮುಕುಂದರಾಜ್, ಎಸ್.ಜಿ. ಸಿದ್ಧರಾಮಯ್ಯ, ಎಂ.ಎಸ್. ಆಶಾದೇವಿ, ಮಾವಳ್ಳಿ ಶಂಕರ್ ಆಯೋಜನೆ: ಎಐಎಸ್ಇಸಿ, ಸ್ಥಳ: ಬಾಪು ಸಭಾಂಗಣ, ಗಾಂಧಿ ಭವನ, ಕುಮಾರಕೃಪಾ ರಸ್ತೆ, ಬೆಳಿಗ್ಗೆ 10.30

ಕರ್ನಾಟಕ ರಾಜ್ಯೋತ್ಸವ, ಎರಡು ದಿನಗಳ ನಾಟಕೋತ್ಸವ, ಪ್ರಶಸ್ತಿ ಪ್ರದಾನ: ಅತಿಥಿಗಳು: ಆರ್. ಚಂದ್ರಶೇಖರ್, ಬಿ. ನೀಲಮ್ಮ, ಗಂಡಸಿ ಸದಾನಂದ ಸ್ವಾಮಿ, ನಂದಕುಮಾರ್, 'ಬುರುಕಿ ವ್ರತ' ನಾಟಕ ಪ್ರದರ್ಶನ: ನಿರ್ದೇಶನ: ಬಿ.ವಿ. ವೇಣುಗೋಪಾಲ್, ಆಯೋಜನೆ: ಉದ್ಭವ ಕಲಾವಿದರು, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 4.30

ದಾಸವಾಣಿ: ಗಾಯನ: ಸೌಜನ್ಯಾ ಎಸ್. ಆಚಾರ್, ಹಾರ್ಮೋನಿಯಂ: ಸಾಯಿತೇಜಸ್ ಚಂದ್ರಶೇಖರ್, ತಬಲಾ: ಪ್ರೀತಮ್ ಹಳಿಬಂಡಿ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಐದನೇ ಬಡಾವಣೆ, ಜಯನಗರ, ಸಂಜೆ 5.15

'ವರ್ಣ ಪಲ್ಲಟ' ನಾಟಕ ಪ್ರದರ್ಶನ: ರಚನೆ: ಕೆ.ವೈ. ನಾರಾಯಣಸ್ವಾಮಿ, ನಿರ್ದೇಶನ: ಶಶಿಧರ್ ಭಾರಿಘಾಟ್, ಆಯೋಜನೆ: ನಾಟಕ ಬೆಂಗ್ಳೂರು, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ, ಸಂಜೆ 7

ಹರಿದಾಸ ಝೇಂಕಾರ: ಗಾಯನ: ಶ್ರೀರಾವ್ ಆರ್. ಶರತ್, ಹಾರ್ಮೋನಿಯಂ: ಸಂಜನಾ ಮರಾಠೆ, ಮೃದಂಗ: ವರದರಾಜು, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಆರನೇ ಹಂತ, ಬನಶಂಕರಿ, ಸಂಜೆ 7

ಹಾಜರಾಗಲು ಡಿಜಿಸಿಎ ಸೂಚನೆ

ಮುಂಬೈ(ಪಿಟಿಐ): ಇತ್ತೀಚೆಗೆ ಉಂಟಾದ ವಿಮಾನ ಸಂಚಾರದ ಬಿಕ್ಕಟ್ಟಿಗೆ ಸಂಬಂಧಿಸಿದ ಎಲ್ಲ ದತ್ತಾಂಶಗಳೊಂದಿಗೆ ಗುರುವಾರ ಮಧ್ಯಾಹ್ನ 3 ಗಂಟೆಗೆ ತನ್ನ ಕಚೇರಿಗೆ ಹಾಜರಾಗುವಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ(ಡಿಜಿಸಿಎ), ಇಂಡಿಗೊ ಕಂಪನಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೀಟರ್ ಎಲ್ಬರ್ಸ್‌ಗೆ ಆದೇಶಿಸಿದೆ.

ದತ್ತಾಂಶಗಳ ಜೊತೆಗೆ, ಇತ್ತೀಚೆಗೆ ವಿಮಾನ ಸಂಚಾರ ವ್ಯತ್ಯಯದಲ್ಲಾದ ಸಂಪೂರ್ಣ ವರದಿ ಹಾಗೂ ಅಪ್‌ಡೇಟ್ ಆಗಿರುವ ದತ್ತಾಂಶದೊಂದಿಗೆ ಹಾಜರಾಗುವಂತೆ ಪೀಟರ್‌ಗೆ ತಿಳಿಸಿರುವುದಾಗಿ ಡಿಜಿಸಿಎ ಬುಧವಾರ ಹೇಳಿಕೆಯಲ್ಲಿ ತಿಳಿಸಿದೆ.

ಐವರು ಯಕ್ಷ ಸಾಧಕರು 'ಗೌರವ ಪ್ರಶಸ್ತಿ'ಗೆ ಆಯ್ಕೆ

ಪ್ರಜಾವಾಣಿ ವಾರ್ತೆ


ರೆಂಜಾಳ ರಾಮಕೃಷ್ಣ ರಾವ್


ಮುರಲಿ ಕಡೆಕಾರ್


ವಿಷ್ಣು ಆಚಾರಿ ಬಳ್ಕೂರು


ರಮೇಶ್


ಮನೋಹರ್ ಕುಮಾರ್

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2025ನೇ ಸಾಲಿನ ಪ್ರಶಸ್ತಿಗಳು ಪ್ರಕಟವಾಗಿದ್ದು, 'ಗೌರವ ಪ್ರಶಸ್ತಿ'ಗೆ ತೆಂಕುತಿಟ್ಟು ಕಲಾವಿದ ರೆಂಜಾಳ ರಾಮಕೃಷ್ಣ ರಾವ್ (ಬೆಳ್ತಂಗಡಿ) ಸೇರಿ ಐವರು ಆಯ್ಕೆಯಾಗಿದ್ದಾರೆ.

ಬುಧವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಅವರು ಪ್ರಶಸ್ತಿ ಪಟ್ಟಿ ಬಿಡುಗಡೆ ಮಾಡಿದರು. ಉತ್ತರ ಕನ್ನಡ ಜಿಲ್ಲೆಯ ವಿಷ್ಣು ಆಚಾರಿ ಬಳ್ಕೂರು (ಬಡಾಬಡಗು), ಬಂಟ್ವಾಳದ ಡಿ. ಮನೋಹರ್ ಕುಮಾರ್ (ತೆಂಕುತಿಟ್ಟು), ಉಡುಪಿಯ ಮುರಲಿ ಕಡೆಕಾರ್ (ಬಡಗುತಿಟ್ಟು) ಹಾಗೂ ರಾಮನಗರದ ರಮೇಶ್ (ಮೂಡಲಪಾಯ) ಅವರು 'ಗೌರವ ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. ಈ ಪ್ರಶಸ್ತಿ ತಲಾ ₹ 50 ಸಾವಿರ ನಗದು ಒಳಗೊಂಡಿದೆ.

'ಯಕ್ಷಸಿರಿ ವಾರ್ಷಿಕ ಪ್ರಶಸ್ತಿ'ಗೆ ಯಕ್ಷಗಾನ ಕ್ಷೇತ್ರದ 10 ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಕಾಸರಗೋಡಿನ ದಾಸನಡ್ಕ ರಾಮ ಕುಲಾಲ್, ಕುಂದಾಪುರದ ರಾಜೀವ್ ಶೆಟ್ಟಿ ಹೊಸಂಗಡಿ, ಬೆಳ್ತಂಗಡಿಯ ದಾಸಪ್ಪಗೌಡ ಗೇರುಕಟ್ಟೆ, ಮಂಗಳೂರಿನ ಶ್ರೀನಿವಾಸ್ ಸಾಲ್ಯಾನ್, ವೇಣೂರಿನ ಸದಾಶಿವ ಕುಲಾಲ್, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಮಂಜುನಾಥ್ ಭಟ್, ಕೇಶವ ಶಕ್ತಿನಗರ, ಲಕ್ಷ್ಮಣಗೌಡ ಬೆಳಾಲ್, ಮೈಸೂರಿನ ಸಣ್ಣ ಮಲ್ಲಯ್ಯ ಹಾಗೂ ತುಮಕೂರಿನ ಎ.ಜಿ. ನಾಗರಾಜು ಅವರು 'ಯಕ್ಷಸಿರಿ ಪ್ರಶಸ್ತಿ'ಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಗಳು ತಲಾ ₹ 25 ಸಾವಿರ ನಗದು ಒಳಗೊಂಡಿವೆ.

2024ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಉತ್ತರ ಕನ್ನಡ ಜಿಲ್ಲೆಯ ಅಶೋಕ ಹಾಸ್ಯಗಾರ ಅವರ 'ದಶರೂಪಕಗಳ ದಶಾವತಾರ', ಕೆರೆಮನೆ ಶಿವಾನಂದ ಹೆಗಡೆ ಅವರ 'ಆಟದ ಮೇಳ' ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮಣಿಪಾಲ್ ಯೂನಿವರ್ಸಲ್ ಪ್ರೆಸ್‌ನ 'ದೊಡ್ಡ ಸಾಮಗರ ನಾಲ್ಮೊಗ' ಪುಸ್ತಕ ಆಯ್ಕೆಯಾಗಿವೆ.

2025ನೇ ಸಾಲಿನ 'ದಿ.ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಪ್ರಶಸ್ತಿ'ಗೆ ಕುಂದಾಪುರದ ದೇವದಾಸ ರಾವ್ ಕೊಡ್ಲಿ ಆಯ್ಕೆಯಾಗಿದ್ದಾರೆ. ಪುಸ್ತಕ ಬಹುಮಾನ ಹಾಗೂ ದತ್ತಿನಿಧಿ ಪ್ರಶಸ್ತಿಯು ತಲಾ ₹ 25 ಸಾವಿರ ನಗದು ಒಳಗೊಂಡಿವೆ.

'2025ನೇ ಸಾಲಿನ 'ಪಾರ್ತಿಸುಬ್ಬ ಪ್ರಶಸ್ತಿ'ಯನ್ನು ಮುಂದಿನ ದಿನಗಳಲ್ಲಿ ಘೋಷಣೆ ಮಾಡಲಾಗುತ್ತದೆ. ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ 21ರಂದು ಮಧ್ಯಾಹ್ನ 2 ಗಂಟೆಯಿಂದ ಉಡುಪಿಯ ಜನಾರ್ದನ ಮಹಾಕಾಳಿ ದೇವಸ್ಥಾನದಲ್ಲಿ ನಡೆಯಲಿದೆ' ಎಂದು ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು.

ಅಕಾಡೆಮಿ ರಿಜಿಸ್ಟ್ರಾರ್ ನಮ್ರತ ಎನ್., ಸದಸ್ಯರಾದ ಕೃಷ್ಣಪ್ಪ ಪೂಜಾರಿ ಕಿನ್ಯಾ, ವಿನಯ ಕುಮಾರ್ ಶೆಟ್ಟಿ, ಸತೀಶ್ ಸಂಕಬೈಲ್ ಉಪಸ್ಥಿತರಿದ್ದರು.


ನೈಸರ್ಗಿಕ ಕೃಷಿ ಸಮ್ಮೇಳನದಲ್ಲಿ ಪ್ರದರ್ಶನಕ್ಕೆ ಇಟ್ಟಿರುವ ವಿವಿಧ ಉತ್ಪನ್ನಗಳನ್ನು ಎಸ್.ವಿ. ಸುರೇಶ, ಅಬ್ದುಲ ಖಾದರ ನಡಕಟ್ಟಿನ ವೀಕ್ಷಿಸಿದರು

'ನೈಸರ್ಗಿಕ ಕೃಷಿ ಸುರಕ್ಷಿತ ಮಾರ್ಗ'

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ಜನರ ಆರೋಗ್ಯ ಮತ್ತು ರೈತರ ಆದಾಯ ಹೆಚ್ಚಿಸಲು ನೈಸರ್ಗಿಕ ಕೃಷಿ ಸುರಕ್ಷಿತ ಮಾರ್ಗವಾಗಿದೆ' ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ ತಿಳಿಸಿದರು.

ಜಿಕೆವಿಕೆ ಆವರಣದಲ್ಲಿ ಆಯೋಜಿಸಿರುವ ನೈಸರ್ಗಿಕ ಕೃಷಿ ರಾಷ್ಟ್ರೀಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

'ಸ್ಥಳೀಯ ಬೀಜ, ಶೂನ್ಯ ಬಂಡವಾಳದ ನೈಸರ್ಗಿಕ ಕೃಷಿ, ಸಾವಯವ ಕೀಟ ಹಾಗೂ ರೋಗ ನಿರ್ವಹಣೆ ಮಾಡುವುದಕ್ಕೆ ಸಾಂಪ್ರದಾಯಿಕ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದರಿಂದ ಬೆಳೆ ಉತ್ಪಾದನಾ ವೆಚ್ಚ ಕಡಿಮೆ ಮಾಡಬಹುದು. ಭೂಮಿತಾಯಿ, ನೀರು, ಮಣ್ಣು ಮತ್ತು ಜೀವ ವೈವಿಧ್ಯಗಳನ್ನು ಉಳಿಸುವುದು ಇಂದಿನ ಅಗತ್ಯವಾಗಿದೆ. ರೈತರ ಸುಸ್ಥಿರ ಬದುಕು, ಜನರ ಆರೋಗ್ಯ ಹಾಗೂ ರಾಷ್ಟ್ರದ ಆಹಾರ ಭದ್ರತೆಗೆ ನೈಸರ್ಗಿಕ ಕೃಷಿ ಸಹಕಾರಿ ಆಗಿದೆ ಎಂದು ಹೇಳಿದರು.

ಧಾರವಾಡ ಜಿಲ್ಲೆಯ ಅಣ್ಣಿಗೇರಿಯ ಪ್ರಗತಿಪರ ಕೃಷಿಕ ಅಬ್ದುಲ ಖಾದರ ನಡಕಟ್ಟಿನ ಅವರು ಮಾತನಾಡಿದರು.

ರೈತ ಮುನ್ನಡೆಯ ಮಾದರಿಗಳು, ಕಡಿಮೆ ವೆಚ್ಚದ ನೈಸರ್ಗಿಕ ಉತ್ಪನ್ನಗಳು, ಹೊಸ ತಂತ್ರಜ್ಞಾನಗಳು, ನೈಸರ್ಗಿಕ ಕೃಷಿಗೆ ಪೂರಕವಾದ ಸಾವಯವ ಪರಿಕರಗಳು ಹಾಗೂ ಸಾವಯವ ಉತ್ಪನ್ನಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು.

ಮೇಲ್ಸೇತುವೆಗೆ ಯುಎಚ್‌ಪಿಎಫ್‌ಆರ್‌ಸಿ

ಬಿ–ಸ್ಮೈಲ್: 13 ಎಲಿವೇಟೆಡ್ ಕಾರಿಡಾರ್‌ಗೆ ಹೊಸ ತಂತ್ರಜ್ಞಾನ ಬಳಸಲು ತಜ್ಞರ ಸಮ್ಮತಿ

- ಸಾಂಪ್ರದಾಯಿಕ ಕಾಂಕ್ರೀಟ್ ಮಾದರಿಗಿಂತ ಹೆಚ್ಚು ಬಾಳಿಕೆ
- ಫೈಬರ್- ಉಕ್ಕು ಬಳಕೆಯಿಂದ ಬಿರುಕು ಬರೊಲ್ಲ
- ಮಹಾರಾಷ್ಟ್ರದಲ್ಲಿ ಶೇ 20ರಷ್ಟು ಮಿತವ್ಯಯ
- ಬಿ–ಸ್ಮೈಲ್‌ನಲ್ಲಿ ಮೂರ್ನಾಲ್ಕು ಪಟ್ಟು ದುಬಾರಿ

13 ಪ್ರಸ್ತಾವಿತ ಎಲಿವೇಟೆಡ್ ಕಾರಿಡಾರ್/ ಮೇಲ್ಸೇತುವೆ ನಿರ್ಮಾಣ
10 ಎರಡು ಪಥದ ಮೇಲ್ಸೇತುವೆ
3 ಮೂರು ಪಥದ ಮೇಲ್ಸೇತುವೆ
123.71 ಕಿ.ಮೀ ಒಟ್ಟಾರೆ ಉದ್ದ
₹23,567 ಕೋಟಿ ಒಟ್ಟು ಅಂದಾಜು ವೆಚ್ಚ


ಮಹಾರಾಷ್ಟ್ರದ ಲಾತೂರ್‌ನಲ್ಲಿ ಯುಎಚ್‌ಪಿಎಫ್‌ಆರ್‌ಸಿನಿಂದ ನಿರ್ಮಿಸಿರುವ ಮೇಲ್ಸೇತುವೆ

● ಆರ್. ಮಂಜುನಾಥ್

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ 13 ಎಲಿವೇಟೆಡ್ ಕಾರಿಡಾರ್/ ಮೇಲ್ಸೇತುವೆ ನಿರ್ಮಾಣದಲ್ಲಿ, ದೀರ್ಘಬಾಳಿಕೆ ಹಾಗೂ ವೇಗವಾದ ಕಾಮಗಾರಿಗೆ ಅನುವಾಗುವ 'ಅಲ್ಟ್ರಾ ಹೈ ಪರ್ಫಾಮೆನ್ಸ್ ಫೈಬರ್ ರಿ-ಇನ್‌ಫೋರ್ಸ್ಡ್ ಕಾಂಕ್ರೀಟ್' (ಯುಎಚ್‌ಪಿಎಫ್‌ಆರ್‌ಸಿ) ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ.

ಹಲವು ವರ್ಷಗಳಿಂದ ನಡೆಯುತ್ತಿರುವ ಈಜಿಪುರ ಮೇಲ್ಸೇತುವೆ ನಿರ್ಮಾಣದಲ್ಲಿ ಅಳವಡಿಸಿಕೊಂಡಿರುವ ಪ್ರೆಸ್ಡ್ ಕಾಂಕ್ರೀಟ್ (ಪಿಎಸ್‌ಸಿ) ಗರ್ಡರ್ ವ್ಯವಸ್ಥೆಯ ಬದಲಿಗೆ, ಬೆಂಗಳೂರು ಸ್ಮಾರ್ಟ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಬಿ-ಸ್ಮೈಲ್) ನಿರ್ಮಿಸುವ ಎಲಿವೇಟೆಡ್ ಕಾರಿಡಾರ್/ ಮೇಲ್ಸೇತುವೆಗಳಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಆರ್.ಕೆ. ಜೈಗೋಪಾಲ್ ಅಧ್ಯಕ್ಷತೆಯ ಬಿಬಿಎಂಪಿಯ ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಅನುಮೋದನೆ ನೀಡಿದೆ.

ಪಿಎಸ್‌ಸಿ ಅಥವಾ ಆರ್‌ಸಿಸಿಗಿಂತ ಯುಎಚ್‌ಪಿಎಫ್‌ಆರ್‌ಸಿ ಗುಣಮಟ್ಟ, ಶಕ್ತಿಯುತವಾಗಿದ್ದು, ವೇಗದ ನಿರ್ಮಾಣಕ್ಕೆ ಅನುಕೂಲವಾಗಲಿದೆ. ಸಾಂಪ್ರದಾಯಿಕ ಮಾದರಿಯಂತೆ ಈ ಹೊಸ ವ್ಯವಸ್ಥೆಯಲ್ಲಿ ನಿರ್ವಹಣೆಯ ಅಗತ್ಯ ಇರುವುದಿಲ್ಲ, ಬಿರುಕೂ ಬಿಡುವುದಿಲ್ಲ. ಉಕ್ಕು ಮತ್ತು ಫೈಬರ್‌ನಿಂದ ನಿರ್ಮಾಣವಾಗುವ ಮೇಲ್ಸೇತುವೆ 120ಕ್ಕೂ ಹೆಚ್ಚು ವರ್ಷ ಬಾಳಿಕೆ ಬರಲಿದೆ. ಮಹಾರಾಷ್ಟ್ರದ ಲಾತೂರ್‌ನಲ್ಲಿ ಈ ತಂತ್ರಜ್ಞಾನ ಬಳಸಿ ಮೇಲ್ಸೇತುವೆ ನಿರ್ಮಿಸಲಾಗಿದೆ.

ಯುಎಚ್‌ಪಿಎಫ್‌ಆರ್‌ಸಿ ಸೆಗ್‌ಮೆಂಟ್ 7 ಟನ್ ತೂಕವಿರಲಿದ್ದು, ಸಾಂಪ್ರದಾಯಿಕ ಕಾಂಕ್ರೀಟ್ ಸೆಗ್‌ಮೆಂಟ್ 32 ಟನ್ ಇರುತ್ತದೆ. ಈ ಮೊದಲು ಜರ್ಮನಿ ಹಾಗೂ ಚೀನಾದಲ್ಲಿ ಮಾತ್ರ ಯುಎಚ್‌ಪಿಎಫ್‌ಆರ್‌ಸಿ ಬಳಸಲಾಗುತ್ತಿತ್ತು. ಇಲ್ಲಿ ತಯಾರಾಗಬೇಕಿದ್ದರೆ, ಸಾಮಗ್ರಿಗಳನ್ನು ಆಮದು ಮಾಡಿಕೊಳ್ಳಬೇಕಿತ್ತು. 'ಮೇಕ್ ಇನ್ ಇಂಡಿಯಾ'ದಡಿ ಹಲವು ಸಂಸ್ಥೆಗಳು ಭಾರತದಲ್ಲೇ ಉತ್ಪಾದನಾ ಘಟಕಗಳನ್ನು ಸ್ಥಾಪಿಸಿವೆ. ರಾಜಸ್ಥಾನದ ಬೀಕಾನೇರ್‌ನಲ್ಲಿ ಸಿಲಿಕಾ ಸ್ಯಾಂಡ್ ಮತ್ತು ಕ್ವಾರ್ಟ್ಜ್ ಸಂಸ್ಥೆಗಳು ಯುಎಚ್‌ಪಿಎಫ್‌ಆರ್‌ಸಿ ಉತ್ಪಾದನಾ ಸೌಲಭ್ಯ ಹೊಂದಿವೆ. ಹೀಗಾಗಿ, ಸಾಂಪ್ರದಾಯಿಕ ಕಾಂಕ್ರೀಟ್ ಮಾದರಿಗಿಂತ ಹೆಚ್ಚು ಸೂಕ್ತವಾಗಿರುವ ಯುಎಚ್‌ಪಿಎಫ್‌ಆರ್‌ಸಿ ಅನ್ನು ಬಳಸಿಕೊಳ್ಳಲು ತಾಂತ್ರಿಕ ಸಲಹಾ ಸಮಿತಿ ಸಮ್ಮತಿಸಿದೆ.

ಯುಎಚ್‌ಪಿಎಫ್‌ಆರ್‌ಸಿಯಿಂದ ಶೇ 25ರಷ್ಟು ಹಣ ಹಾಗೂ ಶೇ 20ರಷ್ಟು ಸಮಯ ಉಳಿತಾಯವಾಗುತ್ತದೆ ಎಂದು ಮಹಾರಾಷ್ಟ್ರ ಹೇಳಿದ್ದರೆ, ಬಿ-ಸ್ಮೈಲ್ ಮೂರ್ನಾಲ್ಕು ಪಟ್ಟು ಹೆಚ್ಚು ವೆಚ್ಚವಾಗುತ್ತದೆ ಎಂದಿದೆ.

ನಾಯಂಡಹಳ್ಳಿಯಿಂದ 'ಎಕ್ಸ್‌ಪ್ರೆಸ್ ವೇ'ವರೆಗೆ ಮೇಲ್ಸೇತುವೆ!

ನಾಯಂಡಹಳ್ಳಿ ಜಂಕ್ಷನ್ ಮೇಲ್ಸೇತುವೆಯನ್ನು ಮೈಸೂರು 'ಎಕ್ಸ್‌ಪ್ರೆಸ್ ವೇ'ವರೆಗೆ ವಿಸ್ತರಿಸಬೇಕು ಎಂದು ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಸಲಹೆ ನೀಡಿದೆ.

ಸಿರ್ಸಿ ವೃತ್ತದಿಂದ ನಾಯಂಡಹಳ್ಳಿವರೆಗೆ ಎಲಿವೇಟೆಡ್ ಕಾರಿಡಾರ್ ನಿರ್ಮಿಸುವ ಯೋಜನೆಯ ಪರಾಮರ್ಶೆ ಸಂದರ್ಭದಲ್ಲಿ, 'ಮೈಸೂರು ರಸ್ತೆಯಲ್ಲಿ ನಾಯಂಡಹಳ್ಳಿ, ಕೆಂಗೇರಿ, ನೈಸ್ ರಸ್ತೆ ಬಳಿ ಉಂಟಾಗುತ್ತಿರುವ ವಾಹನ ದಟ್ಟಣೆಯನ್ನು ಪರಿಹರಿಸಲು ನಾಯಂಡಹಳ್ಳಿ ಜಂಕ್ಷನ್ ಮೇಲ್ಸೇತುವೆಯಿಂದ ಮೈಸೂರು 'ಎಕ್ಸ್‌ಪ್ರೆಸ್ ವೇ' ಆರಂಭವಾಗುವ ಶ್ರೀ ಪಂಚಮುಖಿ ಗಣೇಶ ದೇವಸ್ಥಾನದವರೆಗೆ ಮೇಲ್ಸೇತುವೆ ನಿರ್ಮಿಸಬೇಕು' ಎಂದು ಸಲಹೆ ನೀಡಲಾಗಿದೆ.

ಟಿಎಸಿ ಸಲಹೆ ಪರಿಗಣಿಸಿಲ್ಲ!

ಸರ್ಜಾಪುರದಿಂದ ಸಿಲ್ಕ್ ಬೋರ್ಡ್‌ವರೆಗಿನ ಎಲಿವೇಟೆಡ್ ಕಾರಿಡಾರ್‌ಗೆ ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಸಮ್ಮತಿ ನೀಡಿದೆ. 'ದೊಮ್ಮಲೂರಿನಲ್ಲಿ ಮೇಲ್ಸೇತುವೆ ಇದ್ದು, ಈಜಿಪುರದಲ್ಲಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವುದರಿಂದ ಹಳೆ ಮದ್ರಾಸ್ ರಸ್ತೆಯಿಂದ ಸರ್ಜಾಪುರದವರೆಗಿನ ಎಲಿವೇಟೆಡ್ ಕಾರಿಡಾರ್ ಅಗತ್ಯವಿಲ್ಲ' ಎಂದು ಅಭಿಪ್ರಾಯಪಟ್ಟಿದೆ. ಆದರೂ ನಗರಾಭಿವೃದ್ಧಿ ಇಲಾಖೆಗೆ ಸಲ್ಲಿಸಲಾಗಿರುವ ಪ್ರಸ್ತಾವದಲ್ಲಿ ಅದನ್ನೂ ಸೇರಿಸಲಾಗಿದೆ.

ನಾಲ್ಕು ಎಲಿವೇಟೆಡ್ ಕಾರಿಡಾರ್‌ಗಳ ಅಂದಾಜು ಪಟ್ಟಿಯನ್ನು ರತ್ನಾಕರ ರೆಡ್ಡಿ (ಇನ್‌ಫ್ರಾ ಸಪೋರ್ಟ್) ಅವರು ನೀಡಿಲ್ಲ ಎಂದು ತಾಂತ್ರಿಕ ಸಲಹಾ ಸಮಿತಿ ಮುಂದೆ ಹೇಳಲಾಗಿದೆ. ಡಿಪಿಆರ್ ಸೇರಿದಂತೆ ಎಲ್ಲ ಮಾಹಿತಿಯನ್ನು ಟಿಎಸಿ ಮುಂದೆ ವಿವರವಾಗಿ ಚರ್ಚೆ ನಡೆಸದೆ, ಸಮಿತಿಯ ಅಭಿಪ್ರಾಯದೊಂದಿಗೆ ಯೋಜನೆಗೆ ಅನುಮತಿ ಪಡೆಯಲು ಪ್ರಸ್ತಾವ ಸಲ್ಲಿಸಲಾಗಿದೆ.

ಈ ಬಗ್ಗೆ ಮಾಹಿತಿ ಪಡೆಯಲು, ತಾಂತ್ರಿಕ ಸಲಹಾ ಸಮಿತಿಯ ಸದಸ್ಯರೂ ಆಗಿರುವ ಬಿ–ಸ್ಮೈಲ್‌ನ ತಾಂತ್ರಿಕ ನಿರ್ದೇಶಕ ಬಿ.ಎಸ್. ಪ್ರಹ್ಲಾದ್ ಅವರನ್ನು ಸಂಪರ್ಕಿಸಿದಾಗ, ಅವರು ಪ್ರತಿಕ್ರಿಯಿಸಲಿಲ್ಲ.

17.07 ಕಿ.ಮೀ | **₹2,745** ಕೋಟಿ
ರಾಗಿಗುಡ್ಡ 7ನೇ ಮುಖ್ಯರಸ್ತೆ ಜಂಕ್ಷನ್‌ನ ಮಾರೇನಹಳ್ಳಿ ಮುಖ್ಯರಸ್ತೆಯಿಂದ ಪೈಪ್‌ಲೈನ್ ರಸ್ತೆ ಮೂಲಕ ಕನಕಪುರ ರಸ್ತೆಯ ತಲಘಟ್ಟಪುರದ ನೈಸ್ ರಸ್ತೆವರೆಗೆ ಎಲಿವೇಟೆಡ್ ಕಾರಿಡಾರ್

9.80 ಕಿ.ಮೀ | **₹1,202** ಕೋಟಿ
ಹಳೆ ಮದ್ರಾಸ್ ರಸ್ತೆಯಿಂದ ಸ್ವಾಮಿ ವಿವೇಕಾನಂದ ಮೆಟ್ರೊ ನಿಲ್ದಾಣ– ಸಿಲ್ಕ್ ಬೋರ್ಡ್ ಜಂಕ್ಷನ್ ಹೊಸೂರು ರಸ್ತೆ ಮೂಲಕ ಇಂದಿರಾನಗರ–ದೊಮ್ಮಲೂರು– ಮಡಿವಾಳಕ್ಕೆ ಎಲಿವೇಟೆಡ್ ಕಾರಿಡಾರ್

1.51 ಕಿ.ಮೀ | **₹251.3** ಕೋಟಿ
ಕೋಣನಕುಂಟೆ ಕ್ರಾಸ್‌ನಿಂದ ಕನಕಪುರ ರಸ್ತೆ–ಬನಶಂಕರಿಗೆ ಪ್ರತ್ಯೇಕ ಮೇಲ್ಸೇತುವೆ

3.5 ಕಿ.ಮೀ | **₹655** ಕೋಟಿ
ಸಿರ್ಸಿ ವೃತ್ತದಿಂದ ಮೈಸೂರು ರಸ್ತೆಯ ನಾಯಂಡಹಳ್ಳಿವರೆಗೆ ಎಲಿವೇಟೆಡ್ ಕಾರಿಡಾರ್

1.10 ಕಿ.ಮೀ | **₹57.85** ಕೋಟಿ
ತುಮಕೂರು ರಸ್ತೆಯ ಎಂಇಐ ಜಂಕ್ಷನ್‌ನಲ್ಲಿ ಸ್ಪ್ಲಿಟ್ ಮೇಲ್ಸೇತುವೆ

0.93 ಕಿ.ಮೀ | **₹218.8** ಕೋಟಿ
ಅಡ್ಯಾರ್ ಆನಂದ ಭವನದಿಂದ ಕನಕಪುರ ರಸ್ತೆಯ ರಘುವನಹಳ್ಳಿವರೆಗೆ ಮೇಲ್ಸೇತುವೆ

2.85 ಕಿ.ಮೀ | **₹489.90** ಕೋಟಿ
ವೆಸ್ಟ್ ಆಫ್ ಕಾರ್ಡ್ ರಸ್ತೆಯಿಂದ ನಂದಿನಿ ಲೇಔಟ್ ಪೈಪ್‌ಲೈನ್ ರಸ್ತೆ ಮೂಲಕ ಹೊರ ವರ್ತುಲ ರಸ್ತೆಗೆ ಎಲಿವೇಟೆಡ್ ಕಾರಿಡಾರ್

1.50 ಕಿ.ಮೀ | **₹147.10** ಕೋಟಿ
ಯಲಹಂಕ ನ್ಯೂಟೌನ್‌ನಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಡೆಗೆ ಎಲಿವೇಟೆಡ್ ಕಾರಿಡಾರ್

5.57 ಕಿ.ಮೀ | **₹588** ಕೋಟಿ
ಮಿನರ್ವ ವೃತ್ತದಿಂದ ಹಡ್ಸನ್ ವೃತ್ತದವರೆಗೆ ಎಲಿವೇಟೆಡ್ ಕಾರಿಡಾರ್– ಸಂಗೊಳ್ಳಿ ರಾಯಣ್ಣ ವೃತ್ತ– ನೃಪತುಂಗ ರಸ್ತೆ– ಕೆ.ಆರ್. ವೃತ್ತದವರೆಗೆ (ವಿಧಾನಸೌಧಕ್ಕೆ ಲೂಪ್ ಇರುವ) ಮೇಲ್ಸೇತುವೆ

27.98 ಕಿ.ಮೀ | **₹5,666** ಕೋಟಿ
ಮತ್ತಿಕೆರೆ ಕ್ರಾಸ್‌ನಿಂದ ಐಐಎಸ್‌ಸಿ–ಮೇಖ್ರಿ ವೃತ್ತ– ಜಯಮಹಲ್–ಸೇಂಟ್ ಜಾನ್ ಚರ್ಚ್ ರಸ್ತೆ– ಹಲಸೂರು ಕೆರೆ– ಹಳೆ ಮದ್ರಾಸ್ ರಸ್ತೆ– ಕೆ.ಆರ್. ಪುರದವರೆಗೆ ಎಲಿವೇಟೆಡ್ ಕಾರಿಡಾರ್

26.7 ಕಿ.ಮೀ | **₹6,344** ಕೋಟಿ
ಅಸ್ಸೆ ರಸ್ತೆ– ಹೆಣ್ಣೂರು ಮುಖ್ಯರಸ್ತೆ– ಬಾಗಲೂರು ಜಂಕ್ಷನ್‌ವರೆಗೆ ಎಲಿವೇಟೆಡ್ ಕಾರಿಡಾರ್

5.30 ಕಿ.ಮೀ | **₹726** ಕೋಟಿ
ಶೂಲೆ ವೃತ್ತದಿಂದ ಸೇಂಟ್ ಜಾನ್ಸ್ ಆಸ್ಪತ್ರೆ–ಹೊಸೂರು ರಸ್ತೆ ಮೂಲಕ ಆನೆಪಾಳ್ಯ ಜಂಕ್ಷನ್– ಆಡುಗೋಡಿ ಜಂಕ್ಷನ್‌ವರೆಗೆ ಎಲಿವೇಟೆಡ್ ಕಾರಿಡಾರ್

19.9 ಕಿ.ಮೀ | **₹4,477** ಕೋಟಿ
ನಾಗವಾರ ಜಂಕ್ಷನ್‌ನಿಂದ ರಾಮಕೃಷ್ಣ ಹೆಗಡೆ ನಗರ ಜಂಕ್ಷನ್– ಸಂಪಿಗೆಹಳ್ಳಿ–ತಿರುಮೇನಹಳ್ಳಿ– ಬೆಳ್ಳಹಳ್ಳಿ ಜಂಕ್ಷನ್–ಬಾಗಲೂರು ಮುಖ್ಯರಸ್ತೆವರೆಗೆ ಎಲಿವೇಟೆಡ್ ಕಾರಿಡಾರ್

'ಪಿಎಫ್: 60 ದಿನದಲ್ಲಿ ನಿರ್ಧರಿಸಿ'

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ತ್ಯಾಜ್ಯ ನಿರ್ವಹಣೆ ಗುತ್ತಿಗೆದಾರರು ಆರು ಸಾವಿರ ಪೌರಕಾರ್ಮಿಕರ ಐದೂವರೆ ವರ್ಷದ ಭವಿಷ್ಯ ನಿಧಿ (ಪಿಎಫ್) ಪಾವತಿಸದೇ ಇರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳುವಂತೆ ಸಲ್ಲಿಸಲಾಗಿರುವ ಮನವಿಯನ್ನು 60 ದಿನಗಳ ಒಳಗಾಗಿ ಸಕಾರಾತ್ಮಕವಾಗಿ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು' ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಈ ಕುರಿತಂತೆ, 'ಬೆಂಗಳೂರು ಮಹಾನಗರ ಸ್ವಚ್ಛತಾ ಮತ್ತು ಲಾರಿ ಮಾಲಿಕರ ಹಾಗೂ ಗುತ್ತಿಗೆದಾರರ ಸಂಘ'ದ ಪ್ರಧಾನ ಕಾರ್ಯದರ್ಶಿ ಎಸ್. ಎನ್ .ಬಾಲಸುಬ್ರಮಣಿಯಂ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಆದೇಶಿಸಿದೆ.

ವರದಿ ಪರಿಣಾಮ

ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಪಿ.ಪ್ರಸನ್ನ ಕುಮಾರ್ ಮಂಡಿಸಿದ ವಾದವನ್ನು ಮಾನ್ಯ ಮಾಡಿದ ನ್ಯಾಯಪೀಠ, 'ಅರ್ಜಿದಾರರು ತಮಗೆ 2025ರ ನವೆಂಬರ್ 12ರಂದು ಸಲ್ಲಿಸಿರುವ ಮನವಿಯನ್ನು ಧನಾತ್ಮಕ ದೃಷ್ಟಿಕೋನದಲ್ಲಿ ಪರಾಮರ್ಶಿಸಬೇಕು' ಎಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಆದೇಶಿಸಿದೆ.

ಪ್ರಜಾವಾಣಿಯಲ್ಲಿ ವರದಿ: 'ಪಿಎಫ್: ಜಿಬಿಎಗೆ ₹180 ಕೋಟಿ ನಷ್ಟ' ಶೀರ್ಷಿಕೆಯಡಿ 'ಪ್ರಜಾವಾಣಿ'ಯಲ್ಲಿ ನವೆಂಬರ್ 11ರಂದು ವಿಶೇಷ ವರದಿ ಪ್ರಕಟವಾಗಿತ್ತು. 2011ರ ಜನವರಿಯಿಂದ 2017ರ ಜುಲೈವರೆಗೆ ನಗರದಲ್ಲಿ ತ್ಯಾಜ್ಯ ಸಂಗ್ರಹ, ವಿಲೇವಾರಿ, ನಿರ್ವಹಣೆಯ ಗುತ್ತಿಗೆ ಪಡೆದಿದ್ದ ಗುತ್ತಿಗೆದಾರರು, ಬಿಬಿಎಂಪಿಯಿಂದ ಸಂಪೂರ್ಣ ಹಣ ಪಡೆದುಕೊಂಡಿದ್ದಾರೆ. ಹಾಗಿದ್ದರೂ ಗುತ್ತಿಗೆ ಆಧಾರದಲ್ಲಿದ್ದ ಪೌರಕಾರ್ಮಿಕರ ಪಿಎಫ್ ಕಂತನ್ನು ಪಾವತಿಸಿಲ್ಲ. ಈ ಬಗ್ಗೆ ಕ್ರಮ ಕೈಗೊಂಡಿರುವ ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (ಇಪಿಎಫ್) ಮೂಲ ಉದ್ಯೋಗದಾತನಾಗಿರುವ ಬಿಬಿಎಂಪಿಯಿಂದಲೇ ಕಂತಿನ ಪೂರ್ಣ ಮೊತ್ತವನ್ನು ವಸೂಲಿ ಮಾಡಿದೆ.

ಬಿಬಿಎಂಪಿಯ ಖಾತೆಯಲ್ಲಿ ₹90 ಕೋಟಿಗೂ ಹೆಚ್ಚು ಹಣವನ್ನು ಇಪಿಎಫ್ ಜಪ್ತಿ ಮಾಡಿದೆ. ₹90 ಕೋಟಿಯನ್ನು ಬಿಬಿಎಂಪಿ ತ್ಯಾಜ್ಯ ಗುತ್ತಿಗೆದಾರರಿಗೆ ಪಾವತಿಸಿತ್ತು. ಹೀಗಾಗಿ, ₹180 ಕೋಟಿ ಬಿಬಿಎಂಪಿಗೆ (ಜಿಬಿಎ) ನಷ್ಟವಾಗಿದೆ ಎಂದು ವರದಿ ಪ್ರಕಟವಾಗಿತ್ತು.

ಪಿಎಫ್ ಕಂತು ಪಾವತಿಸದ ತ್ಯಾಜ್ಯ ನಿರ್ವಹಣೆ ಗುತ್ತಿಗೆದಾರರಿಗೆ ('ಡಿಫಾಲ್ಟ್') ಯಾವುದೇ ಹೊಸ ಟೆಂಡರ್ ನೀಡಬಾರದು ಎಂದು ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ಪ್ರಾದೇಶಿಕ ಆಯುಕ್ತರು ಸೆಪ್ಟೆಂಬರ್ 15ರಂದು ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಯಾವುದೇ ಕ್ರಮವನ್ನು ಬಿಎಸ್‌ಡಬ್ಲ್ಯುಎಂಎಲ್ ಕ್ರಮ ಕೈಗೊಂಡಿಲ್ಲ. 33 ಪ್ಯಾಕೇಜ್‌ನಲ್ಲಿ 'ಡಿಫಾಲ್ಟ್' ಗುತ್ತಿಗೆದಾರರೂ ಬಿಡ್ ಸಲ್ಲಿಸಿದ್ದಾರೆ. ಕೆಲವು ಪ್ಯಾಕೇಜ್‌ನಲ್ಲಿ 'ಡಿಫಾಲ್ಟ್' ಗುತ್ತಿಗೆದಾರರೊಬ್ಬರೇ ಬಿಡ್ ಸಲ್ಲಿಸಿದ್ದಾರೆ. ಹೀಗಾಗಿ ಈ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿಲ್ಲ ಎಂದೂ ವರದಿಯಾಗಿತ್ತು.


ದಯಾನಂದ ಸಾಗರ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಂಶೋಧನಾ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಗಣ್ಯರು ಭಾಗವಹಿಸಿದ್ದರು

'ವಿದ್ಯಾರ್ಥಿಗಳಿಗೆ ಸಂಶೋಧನೆಗೆ ಪೂರಕ ಪರಿಸರ ಅಗತ್ಯ'

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ವಿದ್ಯಾರ್ಥಿಗಳಿಗೆ ಸಂಶೋಧನೆಗೆ ಪೂರಕವಾದ ಶೈಕ್ಷಣಿಕ ಪರಿಸರ ವ್ಯವಸ್ಥೆ ಅತ್ಯಗತ್ಯ' ಎಂದು ದಯಾನಂದ ಸಾಗರ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ. ಪ್ರಸಾದ್ ಅಭಿಪ್ರಾಯಪಟ್ಟರು.

ದಯಾನಂದ ಸಾಗರ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 'ಜಾಗತಿಕ ಪರಿಣಾಮಕ್ಕೆ ನಾವೀನ್ಯ ಮತ್ತು ಸುಸ್ಥಿರ ಸಂಯೋಜನೆ' ಕುರಿತ ಸಂಶೋಧನಾ ಸಮಾವೇಶದಲ್ಲಿ ಅವರು ಮಾತನಾಡಿದರು.

ಬೆಂಗಳೂರಿನಲ್ಲಿರುವ ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನ ಮಹಾ ನಿರ್ದೇಶಕಿ ಡಾ. ಜೆ. ಶ್ರೀದೇವಿ ಅವರು ಸಂಶೋಧನೆ, ಜಾಗತಿಕ ಸಹಯೋಗ, ಸುಸ್ಥಿರ ತಾಂತ್ರಿಕ ಪ್ರಗತಿಯ ಮಹತ್ವದ ಮಾಹಿತಿ ನೀಡಿದರು. ಉಪ ಪ್ರಾಂಶುಪಾಲರಾದ ಡಾ. ವಿ.ಸುಮಾ ಅವರು ಸಮಾವೇಶದ ಅವಲೋಕನ ನಡೆಸಿದರು. ಬೆಂಗಳೂರಿನ ಸಿಎಸ್‌ಐಆರ್–4ಪಿಇನ ನಿರ್ದೇಶಕ ಡಾ. ಗೋಪಾಲ್ ಪಾತ್ರ, ನೆದರ್ಲೆಂಡ್‌ನ ಮ್ಯಾಸ್ಟ್ರಿಚ್ ವಿಶ್ವವಿದ್ಯಾಲಯದ ತಾಂತ್ರಿಕ ನಿರ್ದೇಶಕ ಡಾ. ಶ್ಯಾಮ್ ವಸುದೇವ ರಾವ್ ಅವರು ಭಾಗವಹಿಸಿದ್ದರು.

ದಯಾನಂದ ಸಾಗರ್ ಇನ್‌ಸ್ಟಿಟ್ಯೂಟ್ ಜಂಟಿ ಕಾರ್ಯದರ್ಶಿ ನಿಶಾನ್ ಎಚ್. ಸಾಗರ್, ಉಪ ಪ್ರಾಂಶುಪಾಲ ಡಾ. ಎಚ್.ಕೆ. ರಾಮರಾಜು ಅವರು ವಿದ್ಯಾರ್ಥಿಗಳನ್ನು ಪ್ರಶಂಸಿಸಿದರು.

ಅಳಿಸಿ ಹೋಗಲಿದೆ ಜಯದೇವ ಮೆಟ್ರೊ ನಿಲ್ದಾಣದ ಹೆಗ್ಗಳಿಕೆ

ಗೊರಗುಂಟೆಪಾಳ್ಯದಲ್ಲಿ ಎತ್ತರದ ನಿಲ್ದಾಣ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಭಾರತದ ಅತಿ ಎತ್ತರದ ಇಂಟರ್‌ಚೇಂಜ್ ನಿಲ್ದಾಣ ಎಂದು ಹೆಸರು ಪಡೆದಿರುವ 'ನಮ್ಮ ಮೆಟ್ರೊ' ಜಯದೇವ ಆಸ್ಪತ್ರೆ ನಿಲ್ದಾಣದ ಹೆಗ್ಗಳಿಕೆ ಸದ್ಯದಲ್ಲೇ ಅಳಿಸಿ ಹೋಗಲಿದ್ದು, ಗೊರಗುಂಟೆಪಾಳ್ಯ ಮತ್ತು ಮೈಸೂರು ರಸ್ತೆಯಲ್ಲಿ ಜಯದೇವಕ್ಕಿಂತ ಎತ್ತರದ ನಿಲ್ದಾಣಗಳು ನಿರ್ಮಾಣಗೊಳ್ಳಲಿವೆ.

'ಆರು ಹಂತಗಳಲ್ಲಿ ನಿರ್ಮಾಣಗೊಂಡಿರುವ ಜಯದೇವ ಆಸ್ಪತ್ರೆ ನಿಲ್ದಾಣದಲ್ಲಿ ಭೂಗತ ಮಾರ್ಗದಲ್ಲಿ ಕಾಳೇನ ಅಗ್ರಹಾರ–ನಾಗವಾರ ಸಂಪರ್ಕಿಸುವ ಗುಲಾಬಿ ಮೆಟ್ರೊ ಹಾದು ಹೋಗಲು ಸುರಂಗ ಮಾರ್ಗವಿದೆ. ಅದರ ಮೇಲೆ ರಸ್ತೆ ನಿರ್ಮಿಸಲಾಗಿದೆ. ಅದರ ಮೇಲೆ ಹಳದಿ ಮೆಟ್ರೊ ರೈಲು ಹಾದು ಹೋಗುತ್ತಿದೆ. ಈ ನಿಲ್ದಾಣವು 29 ಮೀಟರ್ ಎತ್ತರವಿದೆ.


ಜಯದೇವ ಇಂಟರ್‌ಚೇಂಜ್ ಮೆಟ್ರೊ ನಿಲ್ದಾಣ

ಮೂರನೇ ಹಂತದಲ್ಲಿ ಎರಡು ಕಾರಿಡಾರ್‌ಗಳಿಗೆ ಅನುಮೋದನೆ ದೊರಕಿದೆ. ಈ ಕಾರಿಡಾರ್‌ಗಳಲ್ಲಿ ಗೊರಗುಂಟೆ ಪಾಳ್ಯದಲ್ಲಿ 33 ಮೀಟರ್ ಎತ್ತರದ ಇಂಟರ್‌ಚೇಂಜ್ ನಿಲ್ದಾಣ ನಿರ್ಮಾಣಗೊಳ್ಳಲಿದೆ. ಮೈಸೂರು ರಸ್ತೆಯಲ್ಲಿ 32 ಮೀಟರ್ ಎತ್ತರದ ಇಂಟರ್‌ಚೇಂಜ್ ನಿಲ್ದಾಣ ನಿರ್ಮಾಣಗೊಳ್ಳಲಿದೆ. ಈ ಮೂರು ನಿಲ್ದಾಣಗಳು ದೇಶದ ಅತಿ ಎತ್ತರದ ಮೊದಲ ಮೂರು ಸ್ಥಾನಗಳಲ್ಲಿರುವ ನಿಲ್ದಾಣಗಳು ಎಂಬ ಹೆಗ್ಗಳಿಕೆ ಪಡೆಯಲಿವೆ.

ಜೆ.ಪಿ. ನಗರ–ಕೆಂಪಾಪುರ ನಡುವಿನ ಕಿತ್ತಳೆ ಮಾರ್ಗವು 32.3 ಕಿ.ಮೀ. ಉದ್ದವಿದ್ದು, ಹೊಸಹಳ್ಳಿ– ಕಡಬಗೆರೆ ಸಂಪರ್ಕಿಸುವ ಬೆಳ್ಳಿ ಮಾರ್ಗವು 12.15 ಕಿ.ಮೀ. ಇದೆ. ಮೂರನೇ ಹಂತದ ಈ ಎರಡೂ ಕಾರಿಡಾರ್‌ಗಳು ಡಬಲ್ ಡೆಕರ್ ವ್ಯವಸ್ಥೆಯನ್ನು ಹೊಂದಿವೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಎರಡು ಕಾರಿಡಾರ್‌ಗಳಿಗೆ ಸಂಬಂಧಿಸಿದಂತೆ ಹಿಂದೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲಾಗಿತ್ತು. ಅದರ ಪ್ರಕಾರ ಕಿತ್ತಳೆ ಮಾರ್ಗವು ಹಸಿರು ಮಾರ್ಗವನ್ನು ಪೀಣ್ಯದಲ್ಲಿ ಸಂಪರ್ಕಿಸುವುದರಿಂದ ಅಲ್ಲಿ ಇಂಟರ್‌ಚೇಂಜ್ ನಿಲ್ದಾಣ ನಿರ್ಮಾಣಗೊಳ್ಳಬೇಕಿತ್ತು. ಆನಂತರ ಈ ಯೋಜನೆಗೆ ಡಬಲ್ ಡೆಕರ್ ಸೇರಿಸಿ ಹೊಸ ಡಿಪಿಆರ್ ತಯಾರಿಸಲು ಸೂಚಿಸಲಾಗಿತ್ತು. ಮೊದಲೇ ಕಡಿದಾದ ಇಳಿಜಾರು ಹೊಂದಿರುವ ಪೀಣ್ಯದಲ್ಲಿ ಡಬಲ್ ಡೆಕರ್ ಸೇರ್ಪಡೆ ಮಾಡಿದರೆ 46 ಮೀಟರ್ ಎತ್ತರದ ನಿಲ್ದಾಣ ನಿರ್ಮಿಸಬೇಕಿತ್ತು. ಅದಕ್ಕಾಗಿ ಪೀಣ್ಯ ಬದಲು ಗೊರಗುಂಟೆಪಾಳ್ಯದಲ್ಲಿ ಹಸಿರು ಮಾರ್ಗವನ್ನು ಕಿತ್ತಳೆ ಮಾರ್ಗ ಸಂಪರ್ಕಿಸುವಂತೆ ಹೊಸ ಡಿಪಿಆರ್ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

'ಈ ಬದಲಾವಣೆಯಿಂದಾಗಿ ಕಿತ್ತಳೆ ಮಾರ್ಗ–ಹಸಿರು ಮಾರ್ಗ ಜೋಡಣೆಯು 200 ಮೀಟರ್ ಕಡಿತಗೊಳ್ಳಲಿದೆ. ವೆಚ್ಚವು ₹669 ಕೋಟಿ ಕಡಿಮೆಯಾಗಲಿದೆ. 2031ರ ಹೊತ್ತಿಗೆ ಈ ಮಾರ್ಗ ಸಿದ್ಧಗೊಳ್ಳಲಿದೆ' ತಿಳಿಸಿದ್ದಾರೆ.


ಪೂರ್ವ ತಾಲ್ಲೂಕಿನ ಬಿದರಹಳ್ಳಿ ಹೋಬಳಿಯ, ಶೀಗೆಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಅವರು ಸಾರ್ವಜನಿಕರ ಹಣವನ್ನು ದುರುಪಯೋಗ ಮಾಡಿದ್ದಾರೆ ಎಂದು ಜೈಭೀಮ್ ಕರ್ನಾಟಕ ಬಡವರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಎಂ.ಅಣ್ಣಯ್ಯ ಅವರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಸಂತ್ ಕುಮಾರ್ ಅವರಿಗೆ ದೂರು ಸಲ್ಲಿಸಿದರು

ಉದ್ಯೋಗಾಕಾಂಕ್ಷಿಗಳ ಸೆರೆ: ಖಂಡನೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಧಾರವಾಡದಲ್ಲಿ ಶಾಂತಿಯುತ ಧರಣಿ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿಗಳನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ ಎಂದು ಎಸ್‌ಯುಸಿಐ(ಸಿ) ಹೇಳಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಇಲಾಖೆಗಳಲ್ಲಿ ಖಾಲಿ ಹುದ್ದೆಗಳನ್ನು ತುಂಬಬೇಕು. ವಯೋಮಿತಿಯನ್ನು ಹೆಚ್ಚಿಸಬೇಕು. ನೇಮಕಾತಿ ಪರೀಕ್ಷೆಗಳ ಶುಲ್ಕ ಕಡಿತ ಮಾಡಬೇಕು. ಭ್ರಷ್ಟಾಚಾರ ತಡೆಗಟ್ಟಬೇಕು. ನೇಮಕಾತಿ ಪರೀಕ್ಷೆಗಳಿಗೆ ಪ್ರಯಾಣಿಸುವವರಿಗೆ ಉಚಿತ ಸಾರಿಗೆ ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿ ಉದ್ಯೋಗಾಂಕ್ಷಿಗಳು ಹೋರಾಟ ನಡೆಸುತ್ತಿದ್ದರು. ಈ ಹೋರಾಟವನ್ನು ಹತ್ತಿಕ್ಕುವ ಸಲುವಾಗಿ ಅಭ್ಯರ್ಥಿಗಳನ್ನು ಬಂಧಿಸಿರುವುದು ಖಂಡನೀಯ ಎಂದು ಪದಾಧಿಕಾರಿಗಳು ಹೇಳಿದರು.

ಎಐ ಸಮಿತಿ ಪುನರ್‌ರಚನೆ: ಸುಪ್ರೀಂ


ನವದೆಹಲಿ (ಪಿಟಿಐ): ನ್ಯಾಯಾಂಗದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಪರಿಕರಗಳ ಅಳವಡಿಕೆ, ಅಭಿವೃದ್ಧಿ ಮತ್ತು ನಿಯೋಜನೆಗೆ ಸಂಬಂಧಿಸಿದ ಕ್ರಮಗಳ ಮೇಲ್ವಿಚಾರಣೆಗೆ ಸುಪ್ರೀಂ ಕೋರ್ಟ್‌ನ ಎಐ ಸಮಿತಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ಅವರು ಪುನರ್‌ರಚಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಅವರು ಸಮಿತಿಯ ನೇತೃತ್ವ ವಹಿಸಲಿದ್ದಾರೆ. ಮಧ್ಯಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಸಚ್‌ದೇವ, ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜ್, ಕೇರಳ ಹೈಕೋರ್ಟ್‌ನ ನ್ಯಾಯಮೂರ್ತಿ ರಾಜಾ ವಿಜಯ ರಾಘವನ್ ವಿ, ಹರಿಯಾಣ ಹೈಕೋರ್ಟ್ ನ್ಯಾಯಮೂರ್ತಿ ಅನೂಪ್ ಚಿತ್ಕಾರ ಸದಸ್ಯರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ (ತಂತ್ರಜ್ಞಾನ) ಅನುಪಮ್ ಪಾತ್ರಾ ಸಮಿತಿಯ ಸದಸ್ಯ (ಕಾರ್ಯದರ್ಶಿ) ಮತ್ತು ಸಂಚಾಲಕರಾಗಿ ಕಾರ್ಯ ನಿರ್ವಹಸಲಿದ್ದಾರೆ ಮತ್ತು ಇ–ಸಮಿತಿ ಸದಸ್ಯ ಆಶಿಶ್ ಜೆ. ಶಿರಾಧೋಂಕರ್ ವಿಶೇಷ ಆಹ್ವಾನಿತರಾಗಿರುತ್ತಾರೆ ಎಂದು ಪ್ರಕಟಣೆ ಹೇಳಿದೆ.

ನಿಧನ ವಾರ್ತೆ

ಎನ್.ಎಂ.ನಾಗರಾಜು



ನೆಲಮಂಗಲ: ನಗರಸಭೆ ಅಧ್ಯಕ್ಷ ಎನ್.ಗಣೇಶ್ ಅವರ ತಂದೆ ಎನ್.ಎಂ.ನಾಗರಾಜು (86) ಬುಧವಾರ ಮಧ್ಯಾಹ್ನ ನಿಧನರಾದರು.

ಮೃತರಿಗೆ ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ದೊಡ್ಡಬಳ್ಳಾಪುರ ತಾಲ್ಲೂಕು, ಎಲ್ಲೆದಳ್ಳಿಯ ತೋಟದಲ್ಲಿ ಗುರುವಾರ ಬೆಳಗ್ಗೆ 10 ಗಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮಾಹಿತಿಗೆ 9900247888.

'ಸಾಹಿತ್ಯಕ ಕೊಡುಗೆಗಳ ವಿವಿಧ ಮುಖಗಳು–ಒಂದು ಅವಲೋಕನ' ಕಾರ್ಯಕ್ರಮ

'ಭೈರಪ್ಪ ಜನಪ್ರಿಯ ಬರಹಗಾರ'

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ಕುವೆಂಪು, ಶಿವರಾಮ ಕಾರಂತರಂತಹ ಕಾದಂಬರಿಕಾರರು ಉಳಿಸಿಕೊಂಡಿದ್ದ ಬರಹನಿಷ್ಠೆ, ವೈಶಿಷ್ಟ್ಯವನ್ನು ಎಸ್.ಎಲ್. ಭೈರಪ್ಪ ಉಳಿಸಿಕೊಳ್ಳಲಿಲ್ಲ. ಅವರು ಜನಪ್ರಿಯ ಕಾದಂಬರಿಕಾರರಾಗಿ ಬದಲಾದರು' ಎಂದು ಸಾಹಿತಿ ಕೆ. ಸತ್ಯನಾರಾಯಣ ಹೇಳಿದರು.

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ ಹಾಗೂ ಸಂಸ್ಕೃತಿ ಸಂಭ್ರಮ ಬುಧವಾರ ಆಯೋಜಿಸಿದ್ದ 'ಎಸ್.ಎಲ್. ಭೈರಪ್ಪ ಅವರ ಸಾಹಿತ್ಯಕ ಕೊಡುಗೆಗಳ ವಿವಿಧ ಮುಖಗಳು–ಒಂದು ಅವಲೋಕನ' ಕಾರ್ಯಕ್ರಮದಲ್ಲಿ ಕನ್ನಡ ಕಾದಂಬರಿ ಪರಂಪರೆ ಮತ್ತು ಭೈರಪ್ಪ ವಿಷಯದ ಕುರಿತು ಮಾತನಾಡಿದರು.

'ಕನ್ನಡದಲ್ಲಿ ಭೈರಪ್ಪ ಬರೆಯುವ ಹೊತ್ತಿಗೆ ಕುವೆಂಪು ಹಾಗೂ ಶಿವರಾಮ ಕಾರಂತರು ಪ್ರವರ್ಧನಮಾನದಲ್ಲಿದ್ದರು. ಆಸ್ತಿಕರಾಗಿದ್ದ ಕುವೆಂಪು ಹಾಗೂ ನಾಸ್ತಿಕರಾಗಿದ್ದ ಕಾರಂತರು ಕಾದಂಬರಿ ನಿಷ್ಠೆಯನ್ನು ಎಂದೂ ಬಿಡಲಿಲ್ಲ. ಕುವೆಂಪು 'ಕಾನೂರು ಹೆಗ್ಗಡಿತಿ' ರಚಿಸಿದ ನಾಲ್ಕು ದಶಕಗಳ ಬಳಿಕ 'ಮಲೆಗಳಲ್ಲಿ ಮದುಮಗಳು' ಬರೆದರೂ ಕಾದಂಬರಿಯ ನಿಷ್ಠೆ ಕಡಿಮೆಯಾಗಿರಲಿಲ್ಲ. ಕಾರಂತರು 40ಕ್ಕೂ ಅಧಿಕ ಕಾದಂಬರಿ ರಚಿಸಿದರೂ ಕೊನೆಯವರೆಗೂ ವಿಶಿಷ್ಟತೆ ಬಿಟ್ಟುಕೊಡಲಿಲ್ಲ. ಭೈರಪ್ಪ ಅವರು ಭಿನ್ನ ವಿಷಯಗಳ ಆಯ್ಕೆ ಮೂಲಕ 25 ಕಾದಂಬರಿಗಳನ್ನು ರಚಿಸಿದರೂ ಮೊದಲು ಇದ್ದ ನಿಷ್ಠೆಯನ್ನು ಉಳಿಸಿಕೊಳ್ಳಲಿಲ್ಲ' ಎಂದು ವಿಶ್ಲೇಷಿಸಿದರು.

'ಕಾದಂಬರಿಕಾರರನ್ನು ಓದುಗರು ಹಾಗೂ ಸಂಸ್ಕೃತಿ ವಿದ್ಯಮಾನದಲ್ಲಿ ನೋಡಿದಾಗ ಭೈರಪ್ಪನವರು ಓದುಗ ಪರಂಪರೆಯನ್ನು ಸೃಷ್ಟಿಸಿದ ಲೇಖಕ ಎನ್ನುವುದರಲ್ಲಿ ಎರಡು ಮಾತಿಲ್ಲ. ಕಾರಂತರು ಬರವಣಿಗೆನಿಷ್ಠೆಯ ಮೂಲಕ ತಲೆಮಾರುಗಳ ಪರೀಕ್ಷೆಯಲ್ಲಿ ಯಶಸ್ವಿಯೂ ಆದರು. ಭೈರಪ್ಪ ಅವರ ಕುರಿತು ಈ ನೆಲೆಯಲ್ಲಿ ಚರ್ಚಿಸಲು ಇದು ಸೂಕ್ತವಾದ ಕಾಲವಲ್ಲ' ಎಂದು ತಿಳಿಸಿದರು.

'ಕಾದಂಬರಿ ಮೂಲಕ ಭಿನ್ನ ಸಂಸ್ಕೃತಿ ಶೋಧನೆ'


ಅಜಕ್ಕಳ ಗಿರೀಶ್ ಭಟ್

'ಭೈರಪ್ಪನವರ ಕಾದಂಬರಿಗಳಲ್ಲಿ ಸಂಸ್ಕೃತಿ ವಿಮರ್ಶೆ' ಕುರಿತು ಮಾತನಾಡಿದ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಜಕ್ಕಳ ಗಿರೀಶ್ ಭಟ್, 'ಭೈರಪ್ಪ ಅವರು ತತ್ವಶಾಸ್ತ್ರದ ಮೂಲಕ ಮನುಷ್ಯ ಸ್ವಭಾವದ ಅಂತರಂಗವನ್ನು ಶೋಧನೆ ಮಾಡುತ್ತಲೇ ಸಂಸ್ಕೃತಿ ವಿಮರ್ಶೆ ಮಾಡಿದವರು. ಹಲವಾರು ಕಾದಂಬರಿಗಳಲ್ಲಿ ಅದನ್ನು ಕಾಣಬಹುದು. ನವ್ಯ ಕಾಲದಲ್ಲಿ ಬರೆಯಲು ಆರಂಭಿಸಿ ಜಾತಿ, ಅಸ್ಪೃಶ್ಯತೆ, ಧರ್ಮ, ಮತಾಂತರದಂತಹ ಸೂಕ್ಷ್ಮ ವಿಚಾರಗಳ ಕೇಂದ್ರಿತವಾಗಿ ಬರವಣಿಗೆ ಮುಂದುವರಿಸಿದರು. ಭಿನ್ನ ಸಂಸ್ಕೃತಿಯನ್ನು ಕಾದಂಬರಿಗಳ ಮೂಲಕ ಶೋಧಿಸಿದರು' ಎಂದರು.

ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು

ಪ್ರಜಾವಾಣಿ ವಾರ್ತೆ

ಬೆಂಗಳೂರು: ಮಾದನಾಯಕನ ಹಳ್ಳಿ ಠಾಣೆ ವ್ಯಾಪ್ತಿಯ ರಸ್ತೆಯಲ್ಲಿ ನಿಲುಗಡೆ ಮಾಡಿದ್ದ ಲಾರಿಗೆ ಬೈಕ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಜಸ್ಥಾನದ ವಿವೇಕ್ ಕುಮಾರ್ (26) ಮತ್ತು ಪ್ರದೀಪ್ (21) ಮೃತರು.

ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.


ರಾಜಸ್ಥಾನದಿಂದ ಎಂಟು ವರ್ಷಗಳ ಹಿಂದೆ ಬಂದು ಮಾದನಾಯಕನಹಳ್ಳಿ ಸಮೀಪದ ಕುದುರೆಗೆರೆ ಕಾಲೊನಿಯಲ್ಲಿ ವಾಸವಿದ್ದರು. ಇಬ್ಬರೂ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು.

ಸೋಮವಾರ ತಡರಾತ್ರಿ ಕೆಲಸ ಮುಗಿಸಿ ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದರು. ಮಾರ್ಗ ಮಧ್ಯೆ ಏಕಾಏಕಿ ಕಾರೊಂದು ಎದುರಿಗೆ ಬಂದಿತ್ತು. ಕಾರಿಗೆ ದಾರಿ ಮಾಡಿ ಕೊಡಲು ಹೋಗಿ ರಸ್ತೆಬದಿಯಲ್ಲಿ ಯಾವುದೇ ಸಿಗ್ನಲ್‌ಗಳನ್ನು ಹಾಕದೆ ನಿಲುಗಡೆ ಮಾಡಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ತಲೆ ಹಾಗೂ ದೇಹದ ಇತರೆ ಭಾಗಕ್ಕೆ ತೀವ್ರ ಸ್ವರೂಪದ ಗಾಯವಾಗಿತ್ತು. ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಜಪ್ತಿ ಮಾಡಲಾಗಿದೆ. ಚಾಲಕನ ಪತ್ತೆಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಮಾದನಾಯಕನ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಔಷಧ ವಂಚನೆ: ಮತ್ತೊಬ್ಬನ ಬಂಧನ

ನಕಲಿ 'ಗುರೂಜಿ'ಗೆ ಆಯುರ್ವೇದಿಕ್ ಶಾಪ್ ಮಾಲೀಕ ನೆರವು

ಪ್ರಜಾವಾಣಿ ವಾರ್ತೆ


ಮನೋಜ್ ಸಿಂಗ್


ವಿಜಯ್ ಚಿತ್ತೋಡಿಯಾ


ಆರೋಪಿಗಳಿಂದ ಜಪ್ತಿ ಮಾಡಿಕೊಂಡ ನಗದು

ಬೆಂಗಳೂರು: ಲೈಂಗಿಕ ಸಮಸ್ಯೆಗಳು ಸೇರಿದಂತೆ ವಿವಿಧ ಕಾಯಿಲೆಗಳಿಗೆ ಆಯುರ್ವೇದ ಔಷಧ ನೀಡುವುದಾಗಿ ನಂಬಿಸಿ, ಸಾರ್ವಜನಿಕರಿಗೆ ವಂಚಿಸುತ್ತಿದ್ದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಜ್ಞಾನಭಾರತಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಗುಜರಾತ್‌ನ ಮನೋಜ್ ಸಿಂಗ್ ಬಂಧಿತ. ಕಳೆದ ವಾರ 'ನಕಲಿ ಗುರೂಜಿ' ವಿಜಯ್ ಚಿತ್ತೋಡಿಯಾ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.

ಆರೋಪಿಗಳಿಂದ ವಿವಿಧ ಬಗೆಯ 17 ಆಯುರ್ವೇದ ಔಷಧಗಳು, ಟೆಂಪೊ ಟ್ರಾವೆಲರ್ ಹಾಗೂ ₹19.50 ಲಕ್ಷ ನಗದು ಜಪ್ತಿ ಮಾಡಲಾಗಿದೆ ಎಂದು ಸೀಮಾಂತ್‌ಕುಮಾರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾಹಿತಿ ನೀಡಿದರು.

ಲೈಂಗಿಕ ಸಮಸ್ಯೆಗೆ ಶೀಘ್ರ ಪರಿಹಾರ ನೀಡುವುದಾಗಿ ನಂಬಿಸಿ, ಸಾಫ್ಟ್‌ವೇರ್ ಎಂಜಿನಿಯರ್ ತೇಜಸ್ ಅವರಿಂದ ₹48 ಲಕ್ಷ ಪಡೆದು ವಂಚಿಸಿದ್ದ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ 'ನಕಲಿ' ಗುರೂಜಿ ವಿಜಯ್ ಚಿತ್ತೋಡಿಯಾ ಹಾಗೂ ಮನೋಜ್ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾಗುತ್ತಿದ್ದಂತೆಯೇ ಇಬ್ಬರೂ ತಲೆಮರೆಸಿಕೊಂಡಿದ್ದರು. ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು ಎಂದು ಅವರು ಹೇಳಿದರು.

ಈ ಕೃತ್ಯಕ್ಕೆ ಯಶವಂತಪುರದಲ್ಲಿ ಇರುವ ಆಯುರ್ವೇದಿಕ್ ಶಾಪ್‌ವೊಂದರ ಮಾಲೀಕನು ನೆರವು ನೀಡುತ್ತಿರುವುದು ಪೊಲೀಸ್ ತನಿಖೆಯಿಂದ ಪತ್ತೆಯಾಗಿದೆ.

'ಇಬ್ಬರನ್ನೂ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದ್ದು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ' ಎಂದು ಮಾಹಿತಿ ನೀಡಿದರು.

'ತೆಲಂಗಾಣದ ಮೆಹಬೂಬ್ ನಗರದಲ್ಲಿ ವಿಜಯ್ ಗುರೂಜಿ ಅವರನ್ನು ಬಂಧಿಸಲಾಗಿತ್ತು. ಆತನ ಸಹಚರ ಮನೋಜ್ ಸಿಂಗ್ ಚಿತ್ತೋಡಿಯಾನನ್ನು ತೆಲಂಗಾಣದ ಸೈಬರಾಬಾದ್‌ನಲ್ಲಿ ಬಂಧಿಸಲಾಯಿತು' ಎಂದು ಮಾಹಿತಿ ನೀಡಿದರು.

'ವಂಚನೆಯಿಂದ ಬಂದ ಹಣದಲ್ಲಿ ಇಬ್ಬರೂ ಐಷಾರಾಮಿ ಜೀವನ ನಡೆಸುತ್ತಿದ್ದರು. ಬೆಂಗಳೂರು, ತುಮಕೂರು ಸೇರಿ ರಾಜ್ಯದ ವಿವಿಧೆಡೆ ಒಟ್ಟು ಎಂಟು ಟೆಂಟ್ ಹಾಕಿಕೊಂಡು ಆಯುರ್ವೇದ ಔಷಧ ನೀಡುವುದಾಗಿ ನಂಬಿಸಿ, ಸಾರ್ವಜನಿಕರಿಗೆ ವಂಚಿಸುತ್ತಿದ್ದರು' ಎಂದು ಮಾಹಿತಿ ನೀಡಿದರು.

'ಅಧಿಕೃತ ಆಸ್ಪತ್ರೆಗೆ ಭೇಟಿ ನೀಡಿ'

'ಆರೋಗ್ಯ ಸಮಸ್ಯೆ ಇರುವವರು ಅಧಿಕೃತ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳಬೇಕು. ರಸ್ತೆ ಬದಿ ಟೆಂಟ್ ಹಾಕಿಕೊಂಡವರ ಬಳಿಗೆ ಹೋಗಬಾರದು. ನಕಲಿ ವೈದ್ಯರ ಬಳಿಗೆ ಹೋದರೆ ಜೀವಕ್ಕೆ ಅಪಾಯ ಆಗುವ ಸಾಧ್ಯತೆಯಿದೆ. ಈ ರೀತಿ ಕೆಲಸ ಮಾಡುತ್ತಿದ್ದವರ ವಿರುದ್ಧ ದೂರು ಬಂದರೆ ಕ್ರಮ ಕೈಗೊಳ್ಳುತ್ತೇವೆ. ಟೆಂಟ್‌ನಲ್ಲಿ ಚಿಕಿತ್ಸೆ ನೀಡುವವರ ದಾಖಲಾತಿ ಪರಿಶೀಲಿಸಲಾಗುತ್ತದೆ. ಈ ಪ್ರಕರಣದಲ್ಲಿ ಚಿಕಿತ್ಸೆ ಪಡೆದಿದ್ದ ದೂರುದಾರನಿಗೆ ಆರೋಗ್ಯ ಸಮಸ್ಯೆ ಉಂಟಾಗಿದೆ' ಎಂದು ಪೊಲೀಸ್ ಕಮಿಷನರ್ ಸೀಮಾಂತ್‌ಕುಮಾರ್ ಸಿಂಗ್ ಹೇಳಿದರು.

ಅಪರಾಧ ಸುದ್ದಿ

ಪ್ರಕರಣ ಏನು?

ಲೈಂಗಿಕ ಸಮಸ್ಯೆಗೆ ಕೆಂಗೇರಿಯ ಆಸ್ಪತ್ರೆಯಲ್ಲಿ ತೇಜಸ್ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಗೆ ಹೋಗಿ ಬರುವಾಗ ರಸ್ತೆಯ ಪಕ್ಕದ ಟೆಂಟ್ ಬಳಿ ಇದ್ದ 'ಲೈಂಗಿಕ ಸಮಸ್ಯೆಗೆ ಚಿಕಿತ್ಸೆ' ಎಂಬ ಫಲಕ ನೋಡಿ, ಮೇ ತಿಂಗಳಲ್ಲಿ ಅಲ್ಲಿಗೆ ಭೇಟಿ ಕೊಟ್ಟಿದ್ದರು. ಟೆಂಟ್‌ನಲ್ಲಿದ್ದ ವ್ಯಕ್ತಿಯೊಬ್ಬ ವಿಜಯ್ 'ಗುರೂಜಿ'ಯನ್ನು ಪರಿಚಯ ಮಾಡಿಕೊಟ್ಟಿದ್ದ ಎಂದು ಮೂಲಗಳು ಹೇಳಿವೆ.

ಬಳಿಕ ತೇಜಸ್ ಅವರನ್ನು ಪರೀಕ್ಷಿಸಿದ್ದ ವಿಜಯ್ 'ಗುರೂಜಿ', 'ಯಶವಂತಪುರದ ವಿಜಯಲಕ್ಷ್ಮಿ ಆಯುರ್ವೇದ ಔಷಧದ ಅಂಗಡಿಯಲ್ಲಿ 'ದೇವರಾಜ್ ಬೂಟಿ' ಹೆಸರಿನ ಔಷಧ ಖರೀದಿಸಿ ಸೇವಿಸಬೇಕು. ಅದರ ಬೆಲೆ ಗ್ರಾಂಗೆ ₹1.60 ಲಕ್ಷ ಇದ್ದು, ಆ ಔಷಧದ ಬೆಲೆ ಕಡಿಮೆ ಆಗುವುದಿಲ್ಲ. ಅದನ್ನು ಹರಿದ್ವಾರದಿಂದ ತರಿಸಲಾಗಿದೆ. ನಗದು ಪಾವತಿಸಿ ಔಷಧ ಖರೀದಿಸಬೇಕು. ಅದರ ಖರೀದಿಗೆ ಯಾರನ್ನೂ ಜತೆಯಲ್ಲಿ ಕರೆದುಕೊಂಡು ಹೋಗಬಾರದು. ಬೇರೆ ವ್ಯಕ್ತಿಯನ್ನು ಜತೆಯಲ್ಲಿ ಕರೆದೊಯ್ದರೆ ಆ ಔಷಧಿ ಕಾರ್ಯ ಫಲಿಸುವುದಿಲ್ಲ' ಎಂದು ಷರತ್ತು ಹಾಕಿದ್ದ ಎಂದು ಪೊಲೀಸರು ತಿಳಿಸಿದರು.

ವಿಜಯ್ 'ಗುರೂಜಿ' ಸಲಹೆಯಂತೆ ತೇಜಸ್ ಹಲವು ಬಾರಿ 'ದೇವರಾಜ್ ಬೂಟಿ' ಮತ್ತು 'ಭವನ ಬೂಟಿ' ತೈಲ ಖರೀದಿಸಿದ್ದರು. ಬೇರೆ ಬೇರೆ ಔಷಧಗಳು ಹಾಗೂ ತೈಲಗಳ ಹೆಸರಿನಲ್ಲಿ ತೇಜಸ್ ಅವರಿಂದ ಹಂತ ಹಂತವಾಗಿ ₹48 ಲಕ್ಷ ವಸೂಲು ಮಾಡಲಾಗಿದೆ. ಬ್ಯಾಂಕ್ ಹಾಗೂ ಸ್ನೇಹಿತರಿಂದ ಸಾಲ ಪಡೆದು ಔಷಧಗಳನ್ನು ಖರೀದಿಸಿದ್ದರು. ಆದರೂ ಸಮಸ್ಯೆ ಪರಿಹಾರವಾಗದಿದ್ದಾಗ ವಿಜಯ್ 'ಗುರೂಜಿ', 'ಇನ್ನೂ ಹೆಚ್ಚಿನ ಚಿಕಿತ್ಸೆಯ ಅಗತ್ಯ ಇದೆ. ಚಿಕಿತ್ಸೆ ಮುಂದುವರಿಸದಿದ್ದರೆ ಹೆಚ್ಚಿನ ಸಮಸ್ಯೆಯಾಗಿ ಜೀವಕ್ಕೆ ತೊಂದರೆ ಆಗುತ್ತದೆ' ಎಂಬುದಾಗಿ ಹೆದರಿಸಿ ತೇಜಸ್‌ರಿಂದ ಮತ್ತೆ ಹಣ ಪೀಕಲು ಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದರು.

ಆನೆ ಸಾವು: ಜಮೀನು ಮಾಲೀಕನಿಗೆ ದಂಡ

ಪ್ರಜಾವಾಣಿ ವಾರ್ತೆ

ಕನಕಪುರ (ರಾಮನಗರ): ತಾಲ್ಲೂಕಿನ ಸಂಗಮ ವನ್ಯಜೀವಿ ವಲಯದಲ್ಲಿರುವ ಉಯ್ಯಂಬಳ್ಳಿ ಗ್ರಾಮದ ಜಮೀನಿನಲ್ಲಿ 6 ವರ್ಷಗಳ ಹಿಂದೆ ವಿದ್ಯುತ್ ಪ್ರವಹಿಸಿ ಕಾಡಾನೆ ಮರಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯವು ಜಮೀನು ಮಾಲೀಕ ಶಿವಲಿಂಗೇಗೌಡ ಎಂಬುವರಿಗೆ ₹5 ಸಾವಿರ ದಂಡ ವಿಧಿಸಿದೆ.

ಬೆಳೆ ರಕ್ಷಿಸಿಕೊಳ್ಳುವುದಕ್ಕಾಗಿ ಶಿವಲಿಂಗೇಗೌಡ ತಮ್ಮ ಜಮೀನಿನ ಸುತ್ತ ಅಳವಡಿಸಿದ್ದ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದರು. 2019ರ ಏಪ್ರಿಲ್ 4ರಂದು ಆಹಾರ ಅರಸಿ ಜಮೀನಿಗೆ ಬಂದಿದ್ದ ಕಾಡಾನೆ ಬೇಲಿ ದಾಟುವಾಗ ವಿದ್ಯುತ್ ಪ್ರವಹಿಸಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿತ್ತು.

ಅಗ್ನಿ ಸುರಕ್ಷತೆ: ಪಬ್ ಪರಿಶೀಲನೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಗೋವಾದ ನೈಟ್‌ಕ್ಲಬ್‌ನಲ್ಲಿ ಅಗ್ನಿ ದುರಂತ ಪ್ರಕರಣದ ಬೆನ್ನಲ್ಲೇ ಎಚ್ಚೆತ್ತಿರುವ ನಗರ ಪೊಲೀಸರು, ಪಬ್‌ಗಳು ಹಾಗೂ ಬೃಹತ್ ಕಟ್ಟಡಗಳಲ್ಲಿ ಅಳವಡಿಸಿಕೊಂಡಿರುವ ಅಗ್ನಿ ಸುರಕ್ಷತಾ ಕ್ರಮಗಳ ಪರಿಶೀಲನೆಗೆ ಮುಂದಾಗಿದ್ದಾರೆ.

ಪಬ್ ಹಾಗೂ ಬೃಹತ್ ಕಟ್ಟಡಗಳನ್ನು ಪರಿಶೀಲನೆ ನಡೆಸುವಂತೆ ಅಗ್ನಿಶಾಮಕ ಇಲಾಖೆಗೂ ಪತ್ರ ಬರೆಯಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಸೀಮಾಂತ್‌ಕುಮಾರ್ ಸಿಂಗ್ ತಿಳಿಸಿದರು.

ಡಿಸೆಂಬರ್ 31ರಂದು ರಾತ್ರಿ ಹೊಸ ವರ್ಷಾಚರಣೆ ನಡೆಯಲಿದ್ದು, ಬಂದೋಬಸ್ತ್‌ಗೆ ಸಂಬಂಧಿಸಿದಂತೆ ನಗರದ 11 ವಿಭಾಗದಲ್ಲೂ ಡಿಸಿಪಿಗಳ ನೇತೃತ್ವದಲ್ಲಿ ಸಭೆ ನಡೆದಿದೆ. ಶೀಘ್ರದಲ್ಲೇ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಹೇಳಿದರು.

ಸುದ್ದಿ 2 ನಿಮಿಷ

ಕಳ್ಳನನ್ನೇ ದೋಚಿದ 'ಗ್ಯಾಂಗ್'

ಬೆಂಗಳೂರು: ಮನೆಗೆ ನುಗ್ಗಿ ಚಿನ್ನ, ನಗದು ಕಳ್ಳತನ ಮಾಡುತ್ತಿದ್ದ ಕಳ್ಳ ಹಾಗೂ ಕಳ್ಳನನ್ನೇ ಅಡ್ಡಗಟ್ಟಿ ದೋಚಿದ್ದ ನಾಲ್ವರು ಸೇರಿದಂತೆ ಐವರನ್ನು ಅವಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮನೆ ಕಳ್ಳ 'ಇಸಾಯಿ ರಾಜ್' ಹಾಗೂ ಆತನನ್ನು ದೋಚಿದ್ದ ಮೌನೇಶ್ ರಾವ್, ದರ್ಶನ್, ಚಂದನ್, ಸುನಿಲ್ ಬಂಧಿತರು. ಆರೋಪಿಗಳಿಂದ ₹70 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ನ.22ರಂದು ರಾತ್ರಿ ಮಂಡೂರಿನಲ್ಲಿ ಇರುವ ಮನೆಯೊಂದಕ್ಕೆ ನುಗ್ಗಿದ್ದ 'ಇಸಾಯಿ ರಾಜ್', 90 ಗ್ರಾಂ ಚಿನ್ನಾಭರಣ ₹1.75 ಲಕ್ಷ ನಗದು ಕಳ್ಳತನ ಮಾಡಿಕೊಂಡು ಪರಾರಿ ಆಗುತ್ತಿದ್ದ. ಮಂಡೂರು ಸ್ಮಶಾನದ ಪಕ್ಕದಲ್ಲಿ ಆರೋಪಿಗಳಾದ ಮೌನೇಶ್ ರಾವ್, ದರ್ಶನ್, ಚಂದನ್, ಸುನಿಲ್ ಕುಳಿತು ಮದ್ಯ ಸೇವಿಸುತ್ತಿದ್ದರು. ಓಡಿ ಹೋಗುತ್ತಿದ್ದ 'ಇಸಾಯಿ ರಾಜ್'ನನ್ನು ಅವರು ತಡೆದು, ಆತನ ಬಳಿಯಿದ್ದ ಒಡವೆ ಹಾಗೂ ನಗದು ದೋಚಿದ್ದರು ಎಂದು ಪೊಲೀಸರು ಹೇಳಿದರು.

'ತಮಿಳುನಾಡಿಗೆ ತೆರಳಲು ಹಣ ನೀಡಿ' ಎಂದು 'ಇಸಾಯಿ ರಾಜ್' ಕೇಳಿಕೊಂಡಿದ್ದ, ಆಗ ₹3 ಸಾವಿರ ನೀಡಿದ್ದರು. ಅದೇ ಹಣದಲ್ಲಿ ಮದ್ಯಪಾನ ಮಾಡಿದ್ದ ಆರೋಪಿ, ಬಳಿಕ 'ಇನ್ನೊಂದು ಮನೆಯಲ್ಲಿ ಕಳ್ಳತನ ಮಾಡಿದ್ದ' ಎಂದರು. ವ್ಯಕ್ತಿಯೊಬ್ಬರು ನೀಡಿದ ದೂರು ಆಧರಿಸಿ 'ಇಸಾಯಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕದ್ದ ಹಣ ಹಾಗೂ ಚಿನ್ನವನ್ನು ನಾಲ್ವರು ದೋಚಿಕೊಂಡು ಹೋಗಿದ್ದ ಪ್ರಸಂಗವನ್ನು ಪೊಲೀಸರಿಗೆ ತಿಳಿಸಿದ್ದ. ಬಳಿಕ ಕಳ್ಳನಿಂದ ಹಣ ದೋಚಿದ್ದ ನಾಲ್ವರನ್ನು ವಶಕ್ಕೆ ಪಡೆದುಕೊಳ್ಳಲಾಯಿತು ಎಂದು ಮೂಲಗಳು ತಿಳಿಸಿವೆ.



ವರ್ಚೂಸಾ ತೆಕ್ಕೆಗೆ 'ಸ್ಮಾರ್ಟ್‌ಎಸ್‌ಒಸಿ'

ಬೆಂಗಳೂರು: ಸೆಮಿಕಂಡಕ್ಟರ್ ಎಂಜಿನಿಯರಿಂಗ್ ಮತ್ತು ಇಂಟಿಗ್ರೇಟೆಡ್ ಸರ್ಕ್ಯೂಟ್ ವಿನ್ಯಾಸದಲ್ಲಿ ಮುಂಚೂಣಿಯಲ್ಲಿದ್ದ ನಗರದ ಸ್ಮಾರ್ಟ್‌ಎಸ್‌ಒಸಿ ಸೊಲ್ಯೂಶನ್ಸ್ ಕಂಪನಿಯನ್ನು ಪ್ಲಾಟ್‌ಫಾರ್ಮ್ ಎಂಜಿನಿಯರಿಂಗ್‌ಗೆ ಹೆಸರು ಪಡೆದಿರುವ ವರ್ಚುಸಾ ಕಾರ್ಪೊರೇಷನ್ ಕಂಪನಿ ತನ್ನ ಸ್ವಾಧೀನಕ್ಕೆ ಪಡೆದಿದೆ. ಉದ್ಯಮದ ವಿಸ್ತರಣೆಗೆ ಈ ಮೂಲಕ ಚಾಲನೆ ದೊರೆತಿದೆ ಎಂದು ಕಂಪನಿ ಹೇಳಿಕೊಂಡಿದೆ.

ಚಿಪ್‌ನಿಂದ ನೆಟ್‌ವರ್ಕ್, ಕ್ಲೌಡ್ ಮತ್ತು ಅಪ್ಲಿಕೇಷನ್‌ವರೆಗೆ ಸಂಪೂರ್ಣ ಡಿಜಿಟಲ್ ತಂತ್ರಜ್ಞಾನ ವ್ಯವಸ್ಥೆಯನ್ನು ಹೊಂದಿರುವ ವರ್ಚುಸಾಗೆ ಈ ಸ್ವಾಧೀನವು ಪ್ರಮುಖ ಘಟ್ಟ ಮತ್ತು ಹೆಗ್ಗುರುತು ಆಗಿದೆ. ವರ್ಚುಸಾದಲ್ಲಿನ ಪರಿವರ್ತನೆಗೆ ಕಾರಣವಾಗಿದೆ ಎಂದು ವರ್ಚುಸಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿತೇಶ್ ಬಂಗಾ ತಿಳಿಸಿದ್ದಾರೆ.

ಸ್ಮಾರ್ಟ್‌ಎಸ್‌ಒಸಿ ಸೊಲ್ಯೂಶನ್ಸ್‌ನ ಎಲ್ಲ ಉದ್ಯೋಗಿಗಳು ಮುಂದುವರಿಯಲಿದ್ದಾರೆ. ಎಲ್ಲ ಯೋಜನೆಗಳು ಮುಂದುವರಿಯಲಿವೆ. ಗ್ರಾಹಕರೊಂದಿಗಿನ ಒಪ್ಪಂದ– ಸೇವೆಗಳು ಮುಂದುವರಿಯಲಿವೆ ಎಂದು ಮಾಹಿತಿ ನೀಡಿದ್ದಾರೆ. ಸ್ಮಾರ್ಟ್ ಸೊಲ್ಯೂಶನ್ಸ್ ಸಿಇಒ ಭರತ್ ದೇಸರೆಡ್ಡಿ ಮಾತನಾಡಿ, ವರ್ಚುಸಾದ ಭಾಗವಾಗಿರುವುದು ಸ್ಮಾರ್ಟ್‌ಎಸ್‌ಒಜಿ ತಂಡ ಮತ್ತು ಗ್ರಾಹಕರಿಗೆ ಅದ್ಭುತ ಅವಕಾಶವಾಗಿದೆ ಎಂದಿದ್ದಾರೆ.

ಡ್ರಗ್ಸ್ ಪೆಡ್ಲರ್, ಗಿರಾಕಿಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ

ಮತ್ತೆ ₹5 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಪ್ರಜಾವಾಣಿ ವಾರ್ತೆ


ಚಿಗೋಜಿ ದವಿ


ಸನಿ ಸಾದಿಕ್


ಮೊಹಮ್ಮದ್ ಮುಸ್ತಫಾ

ಬೆಂಗಳೂರು: ಡ್ರಗ್ಸ್ ಪೆಡ್ಲರ್‌ಗಳು, ಗಿರಾಕಿಗಳ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ನಗರ ಪೊಲೀಸರು, ಮತ್ತೆ ₹5 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡುವಲ್ಲಿ ಯಶಸ್ವಿ ಆಗಿದ್ದಾರೆ.

ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ಹಾಗೂ ಬಾಗಲೂರು, ಅಶೋಕನಗರ ಠಾಣೆಯ ಪೊಲೀಸರು ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿ, ಇಬ್ಬರು ವಿದೇಶಿ ಪೆಡ್ಲರ್‌ಗಳೂ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ಬಾಗಲೂರು ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ: ಸಿಸಿಬಿಯ ಇನ್‌ಸ್ಪೆಕ್ಟರ್ ರಕ್ಷಿತ್ ನೇತೃತ್ವದಲ್ಲಿ ಮೋಹನ್‌ಕುಮಾರ್ ಲೇಔಟ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನೈಜೀರಿಯಾ ಒಬ್ಬೆಯಸಿ ಚಿಗೋಜಿ ದವಿ ಹಾಗೂ ಸನಿ ಸಾದಿಕ್ ಎಂಬುವವರನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಾಂತ್‌ಕುಮಾರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.

ಬಂಧಿತರಿಂದ ₹2.20 ಕೋಟಿ ಮೌಲ್ಯದ 1 ಕೆ.ಜಿ. 120 ಗ್ರಾಂ ಎಂಡಿಎಂಎ ಕ್ರಿಸ್ಟಲ್ಸ್, ಎರಡು ಮೊಬೈಲ್ ಫೋನ್, ಒಂದು ಎಲೆಕ್ಟ್ರಾನಿಕ್ ತೂಕದ ಯಂತ್ರ, ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

2024ರಲ್ಲಿ ವಿದ್ಯಾರ್ಥಿ ವೀಸಾ ಪಡೆದು ನೈಜೀರಿಯಾ ಪ್ರಜೆಗಳು ಭಾರತಕ್ಕೆ ಬಂದು ಉತ್ತರ ಪ್ರದೇಶದ ಕಾಲೇಜಿನಲ್ಲಿ ಓದುತ್ತಿದ್ದರು. ನಂತರ, ಬೆಂಗಳೂರಿಗೆ ಬಂದು ಬಾಗಲೂರಿನ ಮೋಹನ್‌ಕುಮಾರ್ ಲೇಔಟ್‌ನಲ್ಲಿ ವಾಸವಾಗಿದ್ದರು. ಮಾದಕ ಪದಾರ್ಥಗಳ ಮಾರಾಟ ಮಾಡಲು ಆರಂಭಿಸಿದ್ದರು ಎಂದು ಪೊಲೀಸರು ಹೇಳಿದರು.

ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಕೇರಳ ಮೊಹಮ್ಮದ್ ಮುಸ್ತಫಾ ಎಂಬ ಆರೋಪಿಯನ್ನು ಅಶೋಕನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬೀದಿ ವ್ಯಾಪಾರ ಮಾಡಿಕೊಂಡಿದ್ದ ಮೊಹಮ್ಮದ್ ಮುಸ್ತಫಾ, ಕೇರಳದಿಂದ ಹೈಡ್ರೊಗಾಂಜಾ ಖರೀದಿಸಿ ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದ. ಆತನಿಂದ ₹2 ಕೋಟಿ ಮೌಲ್ಯದ 2 ಕೆ.ಜಿ. ಹೈಡ್ರೊಗಾಂಜಾ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.

ಮೂವರ ಬಂಧನ ಸೆರೆ: ಹೈಡ್ರೊಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಂಜಯ್‌ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ ₹1.05 ಕೋಟಿ ಮೌಲ್ಯದ 1 ಕೆ.ಜಿ. 50 ಗ್ರಾಂ ಹೈಡ್ರೊಗಾಂಜಾ, ಒಂದು ಕಾರು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಠಾಣಾ ವ್ಯಾಪ್ತಿ ಭೂಪಸಂದ್ರದ ಬಳಿ ಮೂವರು ಹೈಡ್ರೊ ಗಾಂಜಾ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.

ಕೇರಳದ ಪರಿಚಯಸ್ಥರಿಂದ ಕಡಿಮೆ ಬೆಲೆಗೆ ಡ್ರಗ್ಸ್ ಖರೀದಿಸಿ, ನಗರದಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಡ್ರಗ್ಸ್ ಪೂರೈಕೆದಾರ ಕೇರಳದಲ್ಲಿ ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಮರಗಳ ಬುಡಕ್ಕೆ ಕಿಡಿಗೇಡಿಗಳಿಂದ ಬೆಂಕಿ

ಪ್ರಜಾವಾಣಿ ವಾರ್ತೆ

ರಾಜರಾಜೇಶ್ವರಿ ನಗರ: ಬೆಂಗಳೂರು ವಿಶ್ವವಿದ್ಯಾಲಯ ಸುತ್ತಮುತ್ತಲಿನ ಪ್ರದೇಶಲ್ಲಿ ಮರಗಳ ಬುಡಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚುತ್ತಿದ್ದಾರೆ.

ಸರ್. ಎಂ. ವಿಶ್ವೇಶ್ವರಯ್ಯ ಎಂಟನೇ ಬ್ಲಾಕ್ ಮತ್ತು ಭಾರತ್ ನಗರಕ್ಕೆ ಹೊಂದಿಕೊಂಡಿರುವ ಉದ್ಯಾನದ ಬಳಿ ಮತ್ತು ಜ್ಞಾನಭಾರತಿ ಬಿಡಿಎ 1ನೇ ಬ್ಲಾಕ್‌ನ ಮರಿಯಪ್ಪನಪಾಳ್ಯದಿಂದ ಬೆಂಗಳೂರು ವಿಶ್ವವಿದ್ಯಾಲಯ ಪ್ರವೇಶ ದ್ವಾರದಲ್ಲಿರುವ ದೊಡ್ಡ ಮರಗಳ ಬುಡಗಳಿಗೆ ಕಸ, ಕಡ್ಡಿ, ತ್ಯಾಜ್ಯ, ಪ್ಲಾಸ್ಟಿಕ್ ಪೈಪುಗಳನ್ನು ಹಾಕಿ ಬೆಂಕಿ ಹಚ್ಚಲಾಗುತ್ತಿದೆ.

'ಹಗಲು ವೇಳೆಯಲ್ಲಿ ಕಿಡಿಗೇಡಿಗಳು ಮರಗಳನ್ನು ನಾಶ ಮಾಡುತ್ತಿದ್ದರೂ ನಗರ ಪಾಲಿಕೆಯ ಅರಣ್ಯ ವಿಭಾಗದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ' ಎಂದು ಸ್ಥಳೀಯರು ಆರೋಪಿಸಿದರು.

'ವಾಣಿಜ್ಯ ಮಳಿಗೆ, ಕಟ್ಟಡ, ಶಾಲಾ, ಕಾಲೇಜು, ಹೋಟೆಲ್, ಕಾಂಪ್ಲೆಕ್ಸ್‌ಗಳ ಮುಂಭಾಗದಲ್ಲಿರುವ ಮರ, ಮರಗಳ ಕೊಂಬೆಗಳನ್ನು ಹಂತ ಹಂತವಾಗಿ ಕತ್ತರಿಸುತ್ತಿದ್ದಾರೆ. ಬೇರುಗಳಿಗೆ ನೀರು ಸೇರದಂತೆ ಕಾಂಕ್ರೀಟ್ ಹಾಕುತ್ತಾರೆ. ಕಾಂಡಗಳಿಗೆ ಆ್ಯಸಿಡ್ ಹಾಕಿ ಮರಗಳನ್ನು ಒಣಗಿ ಬೀಳುವಂತೆ ಮಾಡುತ್ತಿದ್ದಾರೆ' ಎಂದು ಸ್ಥಳೀಯ ನಿವಾಸಿಗಳಾದ ಸೌಮ್ಯ ಮತ್ತು ದೀಕ್ಷಿತ್ ಹೇಳಿದರು.

'ಮರಗಳನ್ನು ನಾಶ ಮಾಡುತ್ತಿರುವವರಿಗೆ ನಗರ ಪಾಲಿಕೆ ಅಧಿಕಾರಿಗಳು ಪರೋಕ್ಷವಾಗಿ ಸಹಕಾರ ನೀಡುತ್ತಿದ್ದಾರೆ' ಎಂದು ನಾಗರಿಕರು ಆರೋಪಿಸಿದರು.


ಸರ್ ಎಂ. ವಿಶ್ವೇಶ್ವರಯ್ಯ ಎಂಟನೇ ಬ್ಲಾಕ್‌ನ ಉದ್ಯಾನದ ಬಳಿ ಮರಗಳಿಗೆ ಬೆಂಕಿ ಹಚ್ಚಿರುವುದು

ಪರಪ್ಪನ ಅಗ್ರಹಾರ: ಕೈದಿಗಳಿಗೆ ವಿಶೇಷ ಆತಿಥ್ಯ ನೀಡಿದ್ದ ವಿಡಿಯೊ ವೈರಲ್ ಪ್ರಕರಣ

ಧನ್ವೀರ್ ದತ್ತಾಂಶ ಅಳಿಸಿರುವ ಶಂಕೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಜಾಬಂದಿ ಹಾಗೂ ವಿಚಾರಣಾಧೀನ ಕೈದಿಗಳಿಗೆ ನೀಡಲಾಗಿದ್ದ ವಿಶೇಷ ಆತಿಥ್ಯಕ್ಕೆ ಸಂಬಂಧಿಸಿದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಪ್ರಕರಣದಲ್ಲಿ ಕೊಲೆ ಆರೋಪಿ ದರ್ಶನ್ ಅವರ ಆಪ್ತ ಧನ್ವೀರ್ ಅವರು ಸಾಕ್ಷ್ಯ ನಾಶಪಡಿಸಿರುವ ಅನುಮಾನ ವ್ಯಕ್ತವಾಗಿದೆ.

ಪ್ರಕರಣದ ತನಿಖೆಗಾಗಿ ಪೊಲೀಸರು ವಶಪಡಿಸಿಕೊಂಡಿದ್ದ ಧನ್ವೀರ್ ಅವರ ಮೊಬೈಲ್‌ನಲ್ಲಿ ಯಾವುದೇ ದತ್ತಾಂಶ ಸಿಕ್ಕಿಲ್ಲ. ದತ್ತಾಂಶವೇ ಇಲ್ಲದ ಹೊಸ ಮೊಬೈಲ್ ಕೊಟ್ಟು ತನಿಖೆಯ ದಿಕ್ಕು ತಪ್ಪಿಸಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮಾಂಸ, ಮದ್ಯ ಸೇವಿಸಿ ನೃತ್ಯ ಮಾಡಿದ್ದ ವಿಡಿಯೊ ಕಳೆದ ತಿಂಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಆ ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಆರೋಪ ಧನ್ವೀರ್ ಮೇಲಿತ್ತು. ಧನ್ವೀರ್ ಎರಡು ಬಾರಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು.

ಜಪ್ತಿ ಮಾಡಿದ್ದ ಮೊಬೈಲ್ ಅನ್ನು ದತ್ತಾಂಶ ಸಂಗ್ರಹಣೆಗಾಗಿ ಸೈಬರ್ ಸೆಲ್‌ನ ಲ್ಯಾಬ್‌ಗೆ ಕಳುಹಿಸಿದ್ದರು. ಅದರಲ್ಲಿ ಯಾವುದೇ ದತ್ತಾಂಶ ಇಲ್ಲ ಎಂದು ವರದಿ ನೀಡಲಾಗಿದೆ.

'ಧನ್ವೀರ್ ಅವರು ಮೊಬೈಲ್‌ನಲ್ಲಿ ದತ್ತಾಂಶವನ್ನು ಸಂಪೂರ್ಣವಾಗಿ ನಾಶಪಡಿಸಿದ್ದರೇ ಅಥವಾ ಬೇರೊಂದು ಮೊಬೈಲ್ ಕೊಟ್ಟು ತನಿಖೆಯ ದಿಕ್ಕು ತಪ್ಪಿಸಿದ್ದಾರೆಯೇ ಎಂಬ ಅನುಮಾನವಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು' ಎಂದು ಪೊಲೀಸರು ಹೇಳಿದರು.

ದರ್ಶನ್‌ಗೆ ಟಿ.ವಿ ಭಾಗ್ಯ


ದರ್ಶನ್

ಕೊಲೆ ಆರೋಪಿ, ನಟ ದರ್ಶನ್ ಅವರಿಗೆ ಟಿ.ವಿ ಸೌಲಭ್ಯ ಕಲ್ಪಿಸಲಾಗಿದೆ. ನ್ಯಾಯಾಲಯದ ಸೂಚನೆ ಮೇರೆಗೆ ಅವರಿರುವ ಬ್ಯಾರಕ್‌ನಲ್ಲಿ ಟಿ.ವಿ ಅಳವಡಿಸಲಾಗಿದೆ ಜತೆಗೆ, ಅದೇ ಬ್ಯಾರಕ್ ಎದುರು ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಮೂಲಗಳು ಹೇಳಿವೆ.

67 ಮೊಬೈಲ್, 48 ಸಿಮ್ ಜಪ್ತಿ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳು, ಸಜಾ ಬಂದಿಗಳಿರುವ ವಿವಿಧ ಬ್ಯಾರಕ್‌ಗಳಲ್ಲಿ ಜೈಲಿನ ಸಿಬ್ಬಂದಿ ದಿಢೀರ್ ದಾಳಿ ನಡೆಸಿ ಪರಿಶೀಲಿಸಿದಾಗ ಮತ್ತಷ್ಟು ಮೊಬೈಲ್ ಹಾಗೂ ಸಿಮ್ ಕಾರ್ಡ್‌ಗಳು ಪತ್ತೆಯಾಗಿರುವುದು ಗೊತ್ತಾಗಿದೆ.

ಆರು ಬಾರಿ ಪರಿಶೀಲನೆ ನಡೆಸಲಾಗಿದೆ. ಈ ಅವಧಿಯಲ್ಲಿ 67 ಮೊಬೈಲ್, 14 ಚಾರ್ಜರ್, 48 ಸಿಮ್, 10 ಇಯರ್ ಫೋನ್, ₹64 ಸಾವಿರ ನಗದು, 13 ಆಯುಧಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು. ಈ ಪ್ರಕರಣಕ್ಕೆ ಸಂಬಂಧಿಸಿದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಪೊಲೀಸ್ ಠಾಣೆಯಲ್ಲಿ ಆರು ಎಫ್‌ಐಆರ್‌ಗಳು ದಾಖಲಾಗಿವೆ.

ಕಿದ್ವಾಯಿ: ಬಹುಮಹಡಿ ಪಾರ್ಕಿಂಗ್

ರೋಗಿಗಳು, ಸಹಾಯಕರ ವಾಹನಗಳ ನಿಲುಗಡೆಗೆ ಮೂರು ಮಹಡಿ ನಿರ್ಮಾಣ

• ವರುಣ ಹೆಗಡೆ

ಬೆಂಗಳೂರು: ರೋಗಿಗಳ ಹಾಗೂ ಅವರ ಸಹಾಯಕರ ವಾಹನಗಳನ್ನು ಒಂದೆಡೆ ನಿಲುಗಡೆ ಮಾಡಲು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಆವರಣದಲ್ಲಿ ಬಹುಮಹಡಿ ಪಾರ್ಕಿಂಗ್ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ.

ಈ ಪಾರ್ಕಿಂಗ್ ಕಟ್ಟಡವು ಸದ್ಯ ಮೂರು ಮಹಡಿಗಳನ್ನು ಹೊಂದಿದ್ದು, ವೈದ್ಯರು ಹಾಗೂ ಸಿಬ್ಬಂದಿ ಕಾರು ಮತ್ತು ದ್ವಿಚಕ್ರ ವಾಹನಗಳನ್ನು ನಿಲುಗಡೆ ಮಾಡುತ್ತಿದ್ದಾರೆ. ರೋಗಿಗಳು ಹಾಗೂ ಅವರ ಸಹಾಯಕರಿಗೆ ಸಂಸ್ಥೆಯ ಆವರಣದಲ್ಲಿರುವ ಮೈದಾನದಲ್ಲಿ ವಾಹನಗಳ ಪಾರ್ಕಿಂಗ್‌ಗೆ ಅವಕಾಶ ನೀಡಲಾಗಿದೆ. ಆದರೆ, ಇಲ್ಲಿ ಸ್ಥಳಾವಕಾಶ ಸಾಕಾಗದ ಕಾರಣ ಸಂಸ್ಥೆಯ ಸುತ್ತಮುತ್ತ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಹೊರರೋಗಿ ವಿಭಾಗದ ಬಳಿಯೂ ವಾಹನಗಳನ್ನು ನಿಲ್ಲಿಸುವ ಪರಿಣಾಮ, ಆಂಬುಲೆನ್ಸ್‌ಗಳಿಗೆ ಸಮಸ್ಯೆ ಆಗುತ್ತದೆ. ಈ ಸಮಸ್ಯೆಗೆ ಪರಿಹಾರ ಒದಗಿಸಲು ಈಗಾಗಲೇ ಇರುವ ಮೂರು ಮಹಡಿಗಳ ಪಾರ್ಕಿಂಗ್ ಕಟ್ಟಡದ ಮೇಲೆ ಹೆಚ್ಚುವರಿಯಾಗಿ ಮತ್ತೆ ಮೂರು ಮಹಡಿಗಳನ್ನು ನಿರ್ಮಿಸಲಾಗುತ್ತಿದೆ.

ಸಂಸ್ಥೆಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ವಸತಿನಿಲಯದ ಪಕ್ಕದಲ್ಲಿ ಬಹುಮಹಡಿ ಪಾರ್ಕಿಂಗ್ ಕಟ್ಟಡವಿದೆ. ಈಗಾಗಲೇ ಹೆಚ್ಚುವರಿ ಮಹಡಿ ನಿರ್ಮಾಣದ ಕಾಮಗಾರಿ ಪ್ರಗತಿಯಲ್ಲಿದೆ. ಈ ಪಾರ್ಕಿಂಗ್ ಕಟ್ಟಡದ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಜತೆಗೆ ಸಂಸ್ಥೆಯು ಒಡಂಬಡಿಕೆ ಮಾಡಿಕೊಂಡಿದೆ. ಅದರಂತೆ ನಿರ್ಮಾಣ ಕಾಮಗಾರಿ ಭರದಿಂದ ಸಾಗಿದ್ದು, ಈಗಾಗಲೇ ಒಂದು ಮಹಡಿ ನಿರ್ಮಿಸಲಾಗಿದೆ. ಈ ಕಾಮಗಾರಿಯನ್ನು ಪೂರ್ಣಗೊಳಿಸಲು ಜಿಬಿಎ 12 ತಿಂಗಳ ಗಡುವು ನೀಡಿದೆ.

₹13 ಕೋಟಿ: ಮೂರು ಮಹಡಿಗಳನ್ನು ₹13.82 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಈ ಹಿಂದೆ ಮೂರು ಮಹಡಿಗಳನ್ನು ಬಿಬಿಎಂಪಿ ನಿರ್ಮಿಸಿಕೊಟ್ಟಿತ್ತು. ಅಲ್ಲಿ ವೈದ್ಯರು, ಶುಶ್ರೂಷಕರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಉಚಿತವಾಗಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ರೋಗಿಗಳು ಹಾಗೂ ಅವರ ಸಹಾಯಕರು ಹಣ ಪಾವತಿ ಆಧಾರದಲ್ಲಿ ವಾಹನಗಳನ್ನು ಮೈದಾನದಲ್ಲಿ ನಿಲ್ಲಿಸುತ್ತಿದ್ದಾರೆ. ಪಾರ್ಕಿಂಗ್ ಶುಲ್ಕದಿಂದ ತಪ್ಪಿಸಿಕೊಳ್ಳಲು ಕೆಲವರು ಒಪಿಡಿ ಬಳಿ ಸೇರಿ ವಿವಿಧೆಡೆ ನಿಲ್ಲಿಸುತ್ತಿದ್ದಾರೆ. ಸಂಸ್ಥೆಯ ಸುತ್ತಮುತ್ತ ವಾಹನಗಳ ಓಡಾಟ ರೋಗಿಗಳಿಗೂ ಸಮಸ್ಯೆಯಾಗಿತ್ತು.

‘ಸಂಸ್ಥೆಗೆ ಬರುವ ರೋಗಿಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. ಇದರಿಂದ ಸಹಜವಾಗಿಯೇ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಸ್ಥೆಯ ಆವರಣ ಪ್ರವೇಶಿಸುತ್ತಿವೆ. ಎಲ್ಲೆಂದರಲ್ಲಿ ವಾಹನ ನಿಲ್ಲಿಸುವುದರಿಂದ ಎಲ್ಲರಿಗೂ ಸಮಸ್ಯೆಯಾಗುತ್ತದೆ. ಆದ್ದರಿಂದ ಒಂದೇ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ ರೂಪಿಸಲಾಗುತ್ತಿದೆ’ ಎಂದು ಸಂಸ್ಥೆಯ ನಿರ್ದೇಶಕ ಡಾ.ಟಿ. ನವೀನ್ ತಿಳಿಸಿದರು.

ಅಂಕಿ–ಅಂಶಗಳು

874
ರೋಗಿಗಳ ಚಿಕಿತ್ಸೆಗೆ ಸಂಸ್ಥೆ ಹೊಂದಿರುವ ಬೆಡ್‌ಗಳು

800-1,000
ನಿತ್ಯ ಭೇಟಿ ನೀಡುವ ಸರಾಸರಿ ಹೊರ ರೋಗಿಗಳು



ಜಿಬಿಎ ಜತೆಗಿನ ಒಡಂಬಡಿಕೆ ಅನುಸಾರ ಪಾರ್ಕಿಂಗ್‌ಗೆ ಮೂರು ಮಹಡಿಗಳನ್ನು ಸೇರ್ಪಡೆ ಮಾಡಲಾಗುತ್ತಿದೆ. ಎಲ್ಲ ವಾಹನಗಳಿಗೆ ಈ ಕಟ್ಟಡದಲ್ಲಿ ಅವಕಾಶ ನೀಡಲಾಗುತ್ತದೆ

ಡಾ.ಟಿ. ನವೀನ್, ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ನಿರ್ದೇಶಕ



ಬಹುಮಹಡಿ ಪಾರ್ಕಿಂಗ್ ಕಟ್ಟಡದ ಕಾಮಗಾರಿ ನಡೆಸುತ್ತಿರುವ ಕಾರ್ಮಿಕರು

ಸಂಸ್ಥೆಗೆ ಭೇಟಿ ಹೆಚ್ಚಳ

ಇಲ್ಲಿನ ಹೊಂಬೇಗೌಡ ನಗರದಲ್ಲಿರುವ ಸಂಸ್ಥೆಗೆ ಭೇಟಿ ನೀಡುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ. ರಾಜ್ಯದ ವಿವಿಧ ಭಾಗಗಳ ಜತೆಗೆ ಹೊರ ರಾಜ್ಯಗಳಿಂದಲೂ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ರೋಗಿಗಳು ಬರುತ್ತಿದ್ದಾರೆ. ಪ್ರತಿ ತಿಂಗಳು ಸರಾಸರಿ 33,946 ಮಂದಿ ಹೊರ ರೋಗಿಗಳಾಗಿ ಭೇಟಿ ನೀಡಿದರೆ, 1,839 ಮಂದಿ ಒಳ ರೋಗಿಗಳಾಗಿ ದಾಖಲಾಗುತ್ತಿದ್ದಾರೆ. ಸಂಸ್ಥೆಯ ಹೊರರೋಗಿ ವಿಭಾಗಕ್ಕೆ 2024ರಲ್ಲಿ ಕ್ಯಾನ್ಸರ್ ಪರೀಕ್ಷೆ ಹಾಗೂ ಚಿಕಿತ್ಸೆ ಸಂಬಂಧ 4.07 ಲಕ್ಷ ಮಂದಿ ಭೇಟಿ ನೀಡಿದ್ದರು.

‘ಬಿಎಂಟಿಸಿಗೆ ಇ–ಬಸ್‌ಗಳೇ ಭಾರ’

ಪ್ರಜಾವಾಣಿ ವಾರ್ತೆ

ಸುವರ್ಣ ವಿಧಾನಸೌಧ (ಬೆಳಗಾವಿ): ‘ಬಿಎಂಟಿಸಿಯಲ್ಲಿ ಒಟ್ಟು 1,690 ವಿದ್ಯುತ್ ಚಾಲಿತ ಬಸ್‌ಗಳಿದ್ದು, ಅವು ಈವರೆಗೆ 14,000ಕ್ಕೂ ಹೆಚ್ಚು ಬಾರಿ ಕೆಟ್ಟು ನಿಂತಿವೆ. ಆದರೆ, 5,361 ಡೀಸೆಲ್ ಎಂಜಿನ್ ಬಸ್‌ಗಳು ಕೇವಲ 80 ಬಾರಿ ಕೆಟ್ಟು ನಿಂತಿವೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್ತಿಗೆ ತಿಳಿಸಿದರು.

ಪರಿಷತ್ ಸದಸ್ಯ ಎಚ್.ಎನ್. ಗೋಪಿನಾಥ್ ಅವರು ಕೇಳಿದ್ದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ‘ವಿದ್ಯುತ್ ಚಾಲಿತ ಬಸ್‌ಗಳು ಪದೇ ಪದೇ ಕೆಟ್ಟು ನಿಲ್ಲುವ ಮತ್ತು ನಿಗದಿತ ದೂರ ಕ್ರಮಿಸುವ ಮೊದಲೇ ಬ್ಯಾಟರಿಗಳು ಖಾಲಿ ಆಗುತ್ತಿರುವ ಕಾರಣ, ಬಿಎಂಟಿಸಿಯ ಟ್ರಿಪ್ ವ್ಯವಸ್ಥೆಯಲ್ಲಿ ಪದೇ ಪದೇ ವ್ಯತ್ಯಯವಾಗುತ್ತಿದೆ. ಡೀಸೆಲ್ ಬಸ್‌ಗಳಿಂದ ಯಾವುದೇ ತೊಂದರೆ ಇಲ್ಲ’ ಎಂದರು.

‘ಈ ಬಸ್‌ಗಳನ್ನು ಗುತ್ತಿಗೆ ಆಧಾರದಲ್ಲಿ ಬಳಸಿಕೊಳ್ಳಲಾಗುತ್ತಿದ್ದು, ಚಾಲಕರೂ ಗುತ್ತಿಗೆ ಕಂಪನಿಗಳವರೇ ಆಗಿದ್ದಾರೆ. ಈ ಚಾಲಕರ ಅಜಾಗರೂಕ ಮತ್ತು ಅಪಾಯಕಾರಿ ಚಾಲನೆಯಿಂದ ಹಲವು ಅಪಘಾತಗಳು ಸಂಭವಿಸಿವೆ. ಪ್ರಧಾನ ಮಂತ್ರಿ ಇ-ಡ್ರೈವ್ ಯೋಜನೆ ಅಡಿ ರಾಜ್ಯಕ್ಕೆ 4,000 ಬಸ್‌ಗಳು ಮಂಜೂರಾಗಿವೆ. ಈ ಎಲ್ಲ ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಗಮನಕ್ಕೆ ತಂದಿದ್ದೇನೆ. ಅವರು ಅಧಿಕಾರಿಗಳನ್ನು ಕರೆಸಿ, ವಿವರಣೆ ಪಡೆದುಕೊಂಡಿದ್ದಾರೆ’ ಎಂದರು.

ಎಲೆಕ್ಟ್ರಿಕ್ ಬಸ್‌ಗಳು ಪದೇ ಪದೇ ಕೆಟ್ಟು ಹೋಗುವುದು, ಬೆಂಕಿ ಕಾಣಿಸಿಕೊಳ್ಳುವುದು, ಬ್ರೇಕ್ ಫೈಲ್, ಅಪಘಾತಗಳಿಗೆ ಈಡಾಗುತ್ತಿದ್ದು, ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಸುರಕ್ಷಿತ ಪ್ರಯಾಣದ ಒಪ್ಪಂದದ ಉಲ್ಲಂಘನೆಗಾಗಿ ನಾಲ್ಕು ನಿರ್ವಹಣಾ ಸಂಸ್ಥೆಗಳಿಗೆ ಬಿಎಂಟಿಸಿ ವತಿಯಿಂದ ₹25 ಕೋಟಿ ದಂಡ ವಿಧಿಸಲಾಗಿದೆ ಎಂದು ತಿಳಿಸಿದರು.

‘ಸೂರ್ಯನಗರ: 30ಗಳಲ್ಲಿ ಇ–ಖಾತೆ’

ಸೂರ್ಯನಗರದ ವಸತಿ ಯೋಜನೆಯ ಎಲ್ಲ ಹಂತದಲ್ಲಿ ನಿರ್ಮಿಸಲಾಗುತ್ತಿರುವ ಸ್ವತ್ತುಗಳಿಗೆ ಒಂದು ತಿಂಗಳಲ್ಲಿ ಇ–ಖಾತೆ ಒದಗಿಸಲಾಗುತ್ತದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ವಿಧಾನ ಪರಿಷತ್ತಿಗೆ ತಿಳಿಸಿದರು.

ಬುಧವಾರ ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಸುನೀಲ್ ವಲ್ಯಾಪುರ ಪ್ರಶ್ನೆಗೆ ಅವರು ಉತ್ತರಿಸಿದರು.

ಇ–ಖಾತೆ ನೀಡಲು ಅಗತ್ಯವಿರುವ ಎಲ್ಲ ದತ್ತಾಂಶ ಮತ್ತು ವಿವರಗಳನ್ನು ಸಂಬಂಧಿತ ತಂತ್ರಾಂಶಕ್ಕೆ ಅಪ್‌ಲೋಡ್ ಮಾಡುವ ಕಾರ್ಯ ಮುಗಿದಿದೆ. ಕೆಲವು ತಾಂತ್ರಿಕ ವ್ಯವಸ್ಥೆಗಳನ್ನು ಸಂಯೋಜಿಸಲಾಗುತ್ತಿದೆ. ಸೂರ್ಯ ನಗರ ಯೋಜನೆ ಮಾತ್ರವಲ್ಲದೆ, ಬೇರೆ ಯೋಜನೆಗಳೂ ಸೇರಿ ಒಟ್ಟು 55,000 ಸ್ವತ್ತುಗಳಿಗೆ ಇ–ಖಾತೆ ದೊರೆಯಲಿದೆ ಎಂದು ಅವರು ಸದನಕ್ಕೆ ತಿಳಿಸಿದರು.

21ಕ್ಕೆ ಸಿಪಿಎಂನಿಂದ ಪ್ರತಿಭಟನೆ

ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ನಿಗದಿಗೆ ಕಾಯ್ದೆ ಜಾರಿ, ಕಾರ್ಮಿಕರಿಗೆ ತಿಂಗಳಿಗೆ ₹36 ಸಾವಿರ ಕನಿಷ್ಠ ವೇತನ ನಿಗದಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.21ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬಹಿರಂಗ ಪ್ರತಿಭಟನಾ ಸಭೆ ಆಯೋಜಿಸಲಾಗುವುದು ಎಂದು ಸಿಪಿಎಂ ತಿಳಿಸಿದೆ.

ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಪಿಎಂ ಕಾರ್ಯದರ್ಶಿ ಪ್ರಕಾಶ ಕೆ., ಕಾರ್ಯದರ್ಶಿ ಮಂಡಳಿ ಸದಸ್ಯರಾದ ಚಂದ್ರಪ್ಪ ಹೊಸ್ಕೇರಾ, ಗೋಪಾಲಕೃಷ್ಣ ಅರಳಹಳ್ಳಿ, ‘ನ. 1ರಿಂದ ಡಿ. 15ರವರೆಗೆ ಆಯೋಜಿಸಿರುವ ಪರ್ಯಾಯ ರಾಜಕಾರಣಕ್ಕಾಗಿ ಸಿಪಿಎಂ ಜನದನಿ ರ‍್ಯಾಲಿ ವೇಳೆ ರಾಜ್ಯದ ಮನೆ–ಮನೆಗೆ ಭೇಟಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಜಾಗೃತಿ ಮೂಡಿಸಲಾಗುತ್ತಿದೆ. 21ರಂದು ನಡೆಯುವ ಪ್ರತಿಭಟನಾ ಸಭೆಯಲ್ಲಿ ಸಿಪಿಎಂನ ಪಾಲಿಟ್ ಬ್ಯೂರೊ ಸದಸ್ಯರಾದ ಯು.ವಾಸುಕಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

‘ಬಲವಂತದ ಭೂಸ್ವಾಧೀನ ಕೈಬಿಡಬೇಕು. ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ಹಿಂಪಡೆಯಬೇಕು. ಬಗರ್ ಹುಕುಂ ಹಾಗೂ ಅರಣ್ಯ ಸಾಗುವಳಿ ಮಾಡುವವರಿಗೆ ಹಕ್ಕುಪತ್ರಗಳನ್ನು ನೀಡಬೇಕು. ಶಿಕ್ಷಣದ ಖಾಸಗೀಕರಣ ಹಾಗೂ ವ್ಯಾಪಾರೀಕರಣಕ್ಕೆ ಕಡಿವಾಣ ಹಾಕಿ, ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕೇರಳ ಮಾದರಿ ಅನುಸರಿಸಬೇಕು’ ಎಂದು ಆಗ್ರಹಿಸಿದರು.

‘ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ನಿಯಂತ್ರಿಸಬೇಕು. ದಲಿತರ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕಬೇಕು’ ಎಂದು ಒತ್ತಾಯಿಸಿದರು.

ಸಾಂಸ್ಕೃತಿಕ ಮುನ್ನೋಟ



ಕೊಂಡದಕುಳಿ ರಾಮಚಂದ್ರ ಹೆಗಡೆ ಹಾಗೂ ತೋಟಿಮನೆ ಗಣಪತಿ ಹೆಗಡೆ

ಯಕ್ಷ ಭಾವ ಸಂಗಮ

ಬೆಂಗಳೂರು: ದಕ್ಷಿಣೋತ್ತರ ಅತಿಥಿ ಕಲಾವಿದರಿಂದ ಇದೇ 13ರಂದು ರಾತ್ರಿ 10 ಗಂಟೆಯಿಂದ ಜೆ.ಸಿ.ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ‘ಯಕ್ಷ ಭಾವ ಸಂಗಮ’ ಶೀರ್ಷಿಕೆಯಡಿ ಯಕ್ಷಗಾನ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

ವಿನಾಯಕ್ ಭಟ್ಟ ಅವರ ಸಂಯೋಜನೆಯಲ್ಲಿ ಈ ಪ್ರದರ್ಶನಗಳು ನಡೆಯುತ್ತಿವೆ. ದೇವಿದಾಸ್ ವಿರಚಿತ ‘ಭೀಷ್ಮ ಪರ್ವ’ ಹಾಗೂ ಹಟ್ಟಿಯಂಗಡಿ ರಾಮ್ ಭಟ್ ವಿರಚಿತ ‘ಸುಭದ್ರಾ ಕಲ್ಯಾಣ’ ಯಕ್ಷಗಾನ ಪ್ರದರ್ಶನ ಕಾಣಲಿದೆ. ಮುಮ್ಮೇಳದಲ್ಲಿ ಕೊಂಡದಕುಳಿ ರಾಮಚಂದ್ರ, ತೋಟಿಮನೆ ಗಣಪತಿ ಹೆಗಡೆ, ಥಂಡಿಮನೆ ಶ್ರೀಪಾದ ಭಟ್, ಹಿಲ್ಲೂರು ಮಂಜು, ಪ್ರಶಾಂತ್ ಹೆಗಡೆ, ನಾಗೇಶ್ ಕುಳಿಮನೆ, ಆತ್ರೇಯ ಗಾಂವ್ಕರ್, ವಿನಾಯಕ ಕಲಗದ್ದೆ, ಅಶೋಕ್ ಭಟ್ ಸಿದ್ದಾಪುರ, ಕೆ.ಜಿ. ಮಂಜುನಾಥ್, ಚಪ್ಪರಮನೆ ಶ್ರೀಧರ್ ಹೆಗಡೆ, ಸದಾಶಿವ ಮಲವಳ್ಳಿ ಹಾಗೂ ರಾಮಕೃಷ್ಣ ಭಟ್ ಪಾಲ್ಗೊಳ್ಳಲಿದ್ದಾರೆ.

ಟಿಕೆಟ್ ಹಾಗೂ ವಿವರಕ್ಕೆ: 94493 24972

‘ಅನುಗ್ರಹ’ ನಾಟಕ ಪ್ರದರ್ಶನ

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯು ಇದೇ 13ರಂದು ಜೆ.ಸಿ.ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ರಂಗಚಿಂತಕ ಪ್ರೊ.ಕ.ವೆಂ.ರಾಜಗೋಪಾಲ್ ಅವರ ಜನ್ಮಶತಮಾನೋತ್ಸವ ಸಮಾರಂಭ ಹಮ್ಮಿಕೊಂಡಿದೆ.

ಮಧ್ಯಾಹ್ನ 3.30ರಿಂದ ಈ ಸಮಾರಂಭ ಪ್ರಾರಂಭವಾಗಲಿದೆ. ಸಂಜೆ 7.30ರಿಂದ ‘ಅನುಗ್ರಹ’ ನಾಟಕ ಪ್ರದರ್ಶನ ಹಮ್ಮಿಕೊಂಡಿದೆ. ಕ.ವೆಂ. ರಾಜಗೋಪಾಲ್ ಅವರು ರಚಿಸಿದ ಈ ನಾಟಕವು ಪ್ರಭುರಾಜ್ ಅವರ ನಿರ್ದೇಶನದಲ್ಲಿ ಪ್ರದರ್ಶನ ಕಾಣಲಿದೆ.

ಭರತನಾಟ್ಯ–ಭಾವನೃತ್ಯ

ಬೆಂಗಳೂರು: ಚಿತ್ರನಾಟ್ಯ ಫೌಂಡೇಷನ್ ವತಿಯಿಂದ ಇದೇ 12 ಮತ್ತು 13ರಂದು ಸಂಜೆ 5.30ಕ್ಕೆ ರಾಜಾಜಿನಗರದ ಕನ್ನಡ ಸಹೃದಯರ ಪ್ರತಿಷ್ಠಾನದಲ್ಲಿರುವ ಕುಮಾರವ್ಯಾಸ ಮಂಟಪದಲ್ಲಿ ಸಂವಾದ ಹಾಗೂ ನೃತ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

12ರಂದು ‘ಕನ್ನಡ ಸಾಹಿತ್ಯ ಹಾಗೂ ಸಂಗೀತದ ಸಂಬಂಧ’ ವಿಷಯದ ಮೇಲೆ ಸಂವಾದ ನಡೆಯಲಿದೆ. ಈ ಸಂವಾದವನ್ನು ಲೇಖಕಿ ಎಲ್.ಜಿ. ಮೀರಾ ಹಾಗೂ ತಂಡ ನಡೆಸಿಕೊಡಲಿದೆ. 13ರಂದು ಚಿತ್ರನಾಟ್ಯ ಸಂಸ್ಥೆಯ ವಿದ್ಯಾರ್ಥಿನಿಯರಿಂದ ‘ಸಂಬಂಧ–ನಾಟ್ಯಾನಂದ’ ಶೀರ್ಷಿಕೆಯಡಿ ಭರತನಾಟ್ಯ–ಭಾವನೃತ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

‘ರಾಮ ಶಾಮ ಡ್ರಾಮ’ ನಾಟಕ

ಬೆಂಗಳೂರು: ವಿಶ್ವಪಥ ಕಲಾ ಸಂಗಮ ಹವ್ಯಾಸಿ ರಂಗತಂಡವು ಇದೇ 14ರಂದು ಸಂಜೆ 5 ಮತ್ತು 7.30ಕ್ಕೆ ಎನ್.ಆರ್. ಕಾಲೊನಿಯಲ್ಲಿರುವ ಸಿ.ಅಶ್ವಥ್ ಕಲಾ ಭವನದಲ್ಲಿ ‘ರಾಮ ಶಾಮ ಡ್ರಾಮ’ ನಾಟಕ ಪ್ರದರ್ಶನ ಹಮ್ಮಿಕೊಂಡಿದೆ.

ರಾಜೇಂದ್ರ ಕಾರಂತ ಅವರು ಈ ನಾಟಕ ರಚಿಸಿ, ನಿರ್ದೇಶಿಸಿದ್ದಾರೆ. ‘ದೇವರೇ ಗತಿ ಆ್ಯಕ್ಸಿಡೆಂಟ್ ಆ್ಯಂಡ್ ಎಮರ್ಜೆನ್ಸಿ ಸೆಂಟರ್’ನಲ್ಲಿ ಕೆಲಸ ಮಾಡುವ ವೈದ್ಯ ರಾಮ್, ಸಹಾಯಕ ಶಾಮ ಮತ್ತು ಸ್ವಾಗತಕಾರ ಭಾಮ ಹಾಗೂ ಚಿತ್ರ ವಿಚಿತ್ರ ಸಮಸ್ಯೆಗಳನ್ನು ಹೊತ್ತು ಆಸ್ಪತ್ರೆಗೆ ಬರುವ ರೋಗಿಗಳ ನಡುವೆ ನಡೆಯುವ ಹಾಸ್ಯ ಸನ್ನಿವೇಶಗಳೇ ನಾಟಕದ ಕಥಾವಸ್ತು. ಟಿಕೆಟ್‌ಗಳು ಬುಕ್ ಮೈ ಶೋನಲ್ಲಿ ಲಭ್ಯ. **ಸಂಪರ್ಕಕ್ಕೆ:** 9945977184 ಅಥವಾ 9916863637



‘ರಾಮ ಶಾಮ ಡ್ರಾಮ’ ನಾಟಕದ ದೃಶ್ಯ

ಪ್ರತಿ ಗುರುವಾರ ಪ್ರಕಟವಾಗುವ ‘ಸಾಂಸ್ಕೃತಿಕ ಮುನ್ನೋಟ’ ಅಂಕಣದಲ್ಲಿ ಪ್ರಕಟಿಸಲು ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದ ವಿವರಗಳನ್ನು ಈ ಕೆಳಗಿನ ಇ–ಮೇಲ್‌ಗೆ nagaradalli_indu@prajavani.co.in (ಬುಧವಾರ ಸಂಜೆ 6 ಗಂಟೆ ಒಳಗೆ) ಕಳುಹಿಸಿ

‘ನಿರಂತರವಾಗಿ ಮಾನವ ಹಕ್ಕುಗಳ ಉಲ್ಲಂಘನೆ’

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ವಿಶ್ವ ಆರ್ಥಿಕತೆಯ ಬಿಕ್ಕಟ್ಟಿನಿಂದಾಗಿ ಪ್ರಪಂಚದಾದ್ಯಂತ ಮಾನವ ಹಕ್ಕುಗಳನ್ನು ನಿರಂತರವಾಗಿ ಉಲ್ಲಂಘನೆ ಮಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆ ಭಾರತವೂ ಹೊರತಾಗಿಲ್ಲ’ ಎಂದು ಪ್ರಜಾಪ್ರಭುತ್ವ ಹಕ್ಕುಗಳ ಮತ್ತು ಜಾತ್ಯತೀತತೆಯ ರಕ್ಷಣಾ ಕೇಂದ್ರ ರಾಜ್ಯ ಸಂಚಾಲಕ ಎಂ.ಎನ್. ಶ್ರೀರಾಮ್ ಹೇಳಿದರು.

ಪ್ರಜಾಪ್ರಭುತ್ವ ಹಕ್ಕುಗಳ ಮತ್ತು ಜಾತ್ಯತೀತತೆಯ ರಕ್ಷಣಾ ಕೇಂದ್ರವು (ಸಿಎಫ್‌ಡಿಆರ್‌ಎಸ್) ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಹಲವು ದೇಶಗಳಲ್ಲಿ ಯುದ್ಧದ ವಾತಾವರಣ ಈಗಲೂ ಮುಂದುವರಿದಿದೆ. ಇದರಿಂದ ಮಾನವ ಹಕ್ಕುಗಳ ಉಲ್ಲಂಘನೆಯೂ ಆಗುತ್ತಿದೆ. ಸಾಮ್ರಾಜ್ಯಶಾಹಿ ಮನಃಸ್ಥಿತಿ ಹೆಚ್ಚಿದೆ. ಯುದ್ಧ ನಿಲ್ಲಿಸಿ ಮಾನವ ಹಕ್ಕುಗಳನ್ನು ರಕ್ಷಿಸುವ ಗಂಭೀರ ಪ್ರಯತ್ನಗಳು ಆಗುತ್ತಿಲ್ಲ’ ಎಂದರು.

‘ಭಾರತದಲ್ಲೂ ಜನರ ಹಕ್ಕುಗಳನ್ನು ನಿಗ್ರಹಿಸುವ ಪ್ರಯತ್ನಗಳು ಹಲವು ರೂಪಗಳಲ್ಲಿ ನಡೆದಿವೆ. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮೂಲಕ ಜನರ ಮತದಾನದ ಹಕ್ಕನ್ನು ನಿರಾಕರಿಸುವ ಪ್ರಯತ್ನಗಳು ನಡೆಯುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ’ ಎಂದು ಹೇಳಿದರು.

ವಕೀಲ ಸುರೇಂದ್ರಬಾಬು ಮಾತನಾಡಿ, ‘ನಾಗರಿಕ ಹೋರಾಟ ಗಳಿಂದ ಮಾತ್ರ ಮಾನವ ಹಕ್ಕುಗಳ ಮರುಸ್ಥಾಪನೆ ಸಾಧ್ಯ. ಇದನ್ನು ಹಲವು ದೇಶಗಳು ಮಾಡಿ ತೋರಿಸಿವೆ. ಇದು ಮಾದರಿಯಾಗಬೇಕು’ ಎಂದರು.

ಕೇಂದ್ರದ ರಾಜ್ಯ ಸಂಘಟಕ ಎನ್. ರವಿ, ರಾಜ್ಯ ಸಂಘಟಕರಾದ ಟಿ.ವಿ.ಎಸ್. ರಾಜು ಮತ್ತು ಸೋಮಶೇಖರ್ ಗೌಡ ಮಾತನಾಡಿದರು. ಕಾನೂನು ಕಾಲೇಜು ವಿದ್ಯಾರ್ಥಿಗಳು ಘೋಷಣೆ ಕೂಗಿದರು.



ಬೆಂಗಳೂರು ಉಪನಗರ ರೈಲು ಯೋಜನೆಯ ಕಾರಿಡಾರ್–2ರ ಕಾಮಗಾರಿಯನ್ನು ಕೆ–ರೈಡ್ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣ್ ಸಿಂಗ್ ಪರಿಶೀಲನೆ ನಡೆಸಿದರು

ಬಿಎಸ್‌ಆರ್‌ಪಿ ಸಕಾಲದಲ್ಲಿ ಪೂರ್ಣಗೊಳಿಸಲು ಸೂಚನೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಬೆಂಗಳೂರು ಉಪನಗರ ರೈಲು ಯೋಜನೆಯ (ಬಿಎಸ್‌ಆರ್‌ಪಿ) ಕಾರಿಡಾರ್-2ರ ಕಾಮಗಾರಿಯನ್ನು ಕೆ-ರೈಡ್ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣ್ ಸಿಂಗ್ ಪರಿಶೀಲನೆ ನಡೆಸಿದರು.

ಮಲ್ಲಿಗೆ ಮಾರ್ಗವಾಗಿರುವ ಈ ಕಾರಿಡಾರ್‌ನಲ್ಲಿ ಮತ್ತಿಕೆರೆ–ಹೆಬ್ಬಾಳ ನಡುವಿನ ಎತ್ತರಿಸಿದ ಮಾರ್ಗದಲ್ಲಿ ಯೋಜನಾ ತಂಡ, ಅಧಿಕಾರಿಗಳೊಂದಿಗೆ ತೆರಳಿ ಅವರು ವೀಕ್ಷಿಸಿದರು. ಕಾರಿಡಾರ್–2 ಒಟ್ಟು 25.35 ಕಿ.ಮೀ. ಉದ್ದವಿದ್ದು, ಅದರಲ್ಲಿ 4.27 ಕಿ.ಮೀ. ಎತ್ತರಿಸಿದ ಮಾರ್ಗವು ಜನನಿಬಿಡ ಪ್ರದೇಶದಲ್ಲಿದೆ. ಸ್ಥಳಾವಕಾಶ ಕೊರತೆಯನ್ನು ಪರಿಹರಿಸಲು ಮತ್ತಿಕೆರೆಯಿಂದ ಲೊಟ್ಟೆಗೊಲ್ಲಹಳ್ಳಿ ನಡುವೆ 1.28 ಕಿ.ಮೀ. ಡಬಲ್ ಡೆಕರ್ ನಿರ್ಮಾಣವಾಗಲಿದೆ ಎಂದು ಅಧಿಕಾರಿಗಳು ವಿವರಿಸಿದರು.

ಯುಟಿಲಿಟಿಗಳಾದ ಒಳಚರಂಡಿ, ನೀರಿನ ಪೈಪ್‌ಲೈನ್‌ಗಳನ್ನು ಬದಲಾಯಿಸುವುದು, ತೆಗೆದುಹಾಕುವುದು, ತಿರುಗಿಸುವುದು ಮುಂತಾದ ಕಾರ್ಯಗಳಿಗೆ ಒಳಚರಂಡಿ ಮಂಡಳಿಯೊಂದಿಗೆ ಸಮನ್ವಯ ಸಾಧಿಸಿ ಕಾಮಗಾರಿಯನ್ನು ಸಕಾಲದಲ್ಲಿ ಮುಗಿಸಬೇಕು ಎಂದು ಲಕ್ಷ್ಮಣ್ ಸಿಂಗ್ ಸೂಚಿಸಿದರು. ಉಪನಗರ ರೈಲು ಯೋಜನೆ ಹಾದು ಹೋಗುವ ಮಾರ್ಗದಲ್ಲಿ ಒತ್ತುವರಿಯಾಗಿರುವ ನೈರುತ್ಯ ರೈಲ್ವೆಯ ಜಮೀನು ತೆರವುಗೊಳಿಸುವ ಪ್ರಕ್ರಿಯೆಯನ್ನು ಪರಿಶೀಲಿಸಿದರು.

ಪ್ರತಿದಿನವೂ ಬ್ಯಾಂಕ್ ಖಾತೆ ಇದ್ದಂತೆ, ಸಮಯವೇ ಕರೆನ್ಸಿ. ಯಾರೂ ಶ್ರೀಮಂತರಲ್ಲ, ಯಾರೂ ಬಡವರಲ್ಲ. ಪ್ರತಿಯೊಬ್ಬರೂ ತಲಾ 24 ತಾಸು ಹೊಂದಿದ್ದಾರೆ

ಕ್ರಿಸ್ಟೋಫರ್ ರೈಸ್, ಅಮೆರಿಕದ ಲೇಖಕ

ದುಡ್ಡಿನಂಥಾ ಮಾತು

ಡಿವಿಡೆಂಡ್ ಹೂಡಿಕೆ ಗೊತ್ತೇ ಇದರ ಮಹತ್ವ?



• ಶ್ರೀಕಾಂತ್ ಚೌಹಾಣ್

ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸುವವರು ಹೆಚ್ಚಿನ ಆದಾಯ ಪಡೆಯುವುದನ್ನು ಮತ್ತು ಬಂಡವಾಳ ವೃದ್ಧಿಯಾಗುವುದನ್ನು ಸಾಮಾನ್ಯವಾಗಿ ಬಯಸುತ್ತಾರೆ. ಆದರೆ ಎಲ್ಲ ಹೂಡಿಕೆದಾರರೂ ಇದನ್ನೇ ಬಯಸುತ್ತಾರೆ ಎನ್ನಲಾಗದು. ತೀವ್ರ ಏರಿಳಿತಗಳ ಮಾರುಕಟ್ಟೆಯನ್ನು ಎಲ್ಲರೂ ಇಷ್ಟಪಡುವುದಿಲ್ಲ. ಸ್ಥಿರವಾದ ಆದಾಯ ಬಯಸುವವರು ಹಲವರಿದ್ದಾರೆ. ಅಂಥವರಿಗೆ ಡಿವಿಡೆಂಡ್ ಹೂಡಿಕೆ ಸೂಕ್ತ.

ಈ ಹೂಡಿಕೆ ತಂತ್ರವನ್ನು ಅನುಸರಿಸುವವರು ಷೇರುಗಳ ಮೌಲ್ಯವರ್ಧನೆಯ ಪ್ರಯೋಜನ ಮಾತ್ರವಲ್ಲದೆ ಕಂಪನಿಗಳು ಷೇರುದಾರರಿಗೆ ನೀಡುವ ಡಿವಿಡೆಂಡ್‌ಗಳ (ಲಾಭಾಂಶ) ಮೂಲಕವೂ ನಿರಂತರವಾಗಿ ಆದಾಯ ಪಡೆಯುತ್ತಾರೆ. ಸಾಂಪ್ರದಾಯಿಕ ಹೂಡಿಕೆದಾರರಿಗೆ, ನಿವೃತ್ತರಿಗೆ ಮತ್ತು ಆದಾಯದ ಜೊತೆಗೆ ದೀರ್ಘಾವಧಿಯಲ್ಲಿ ಸಂಪತ್ತು ಸೃಷ್ಟಿಸಲು ಬಯಸುವವರಿಗೆ ಇದು ಸೂಕ್ತ. ಆದರೆ ಡಿವಿಡೆಂಡ್ ಹೂಡಿಕೆ ಹೇಗೆ ಕೆಲಸ ಮಾಡುತ್ತದೆ? ಈ ಹೂಡಿಕೆಗೆ ಮೊದಲು ಗಮನಿಸಬೇಕಾದ ಅಂಶಗಳೇನು?

ಡಿವಿಡೆಂಡ್ ಹೂಡಿಕೆ ಎಂದರೇನು?: ಕಂಪನಿಗಳು ಷೇರುದಾರರಿಗೆ ತಮ್ಮ ಲಾಭದಲ್ಲಿ ನೀಡುವ ಪಾಲಿಗೆ ಡಿವಿಡೆಂಡ್ ಎನ್ನುತ್ತಾರೆ. ಡಿವಿಡೆಂಡ್ ಹೂಡಿಕೆಯನ್ನು ಇಷ್ಟಪಡುವ ಹೂಡಿಕೆದಾರರು ಉತ್ತಮ ಡಿವಿಡೆಂಡ್ ನೀಡುವ ಕಂಪನಿಗಳ ಷೇರುಗಳ ಮೇಲೆ ಗಮನ ಹರಿಸುತ್ತಾರೆ. ಇಂತಹ ಕಂಪನಿಗಳು ಸಾಮಾನ್ಯವಾಗಿ ದೀರ್ಘಾವಧಿಯಿಂದ ಉತ್ತಮ ನೆಲೆ ಕಂಡುಕೊಂಡಿರುತ್ತವೆ, ಅವು ಉತ್ತಮ ಆರ್ಥಿಕ ಸಾಧನೆಯ ಇತಿಹಾಸ ಹೊಂದಿರುತ್ತವೆ.

ಉದಾಹರಣೆಗೆ ಕಂಪನಿಯೊಂದು ಒಂದು ಷೇರಿಗೆ ₹5ರಷ್ಟು ಡಿವಿಡೆಂಡ್ ಘೋಷಿಸಿದರೆ, ನೀವು ಆ ಕಂಪನಿಯ ನೂರು ಷೇರುಗಳನ್ನು ಹೊಂದಿದ್ದರೆ ₹500 ಡಿವಿಡೆಂಡ್ ಆದಾಯ ದೊರೆಯುತ್ತದೆ. ಒಂದು ಬಾರಿಗೆ ಸಿಗುವ ಡಿವಿಡೆಂಡ್ ಮೊತ್ತವು ದೊಡ್ಡದಾಗಿ ಕಾಣಲಿಕ್ಕಿಲ್ಲ. ಆದರೆ, ನೀವು ಮಾಡುವ ಹೂಡಿಕೆ ದೀರ್ಘಾವಧಿಗೆ ಆಗಿದ್ದರೆ, ಡಿವಿಡೆಂಡ್ ರೂಪದಲ್ಲಿ ಸಿಗುವ ಹಣವನ್ನು ಮರುಹೂಡಿಕೆ ಮಾಡುವುದಿದ್ದರೆ ದೀರ್ಘಾವಧಿಯಲ್ಲಿ ಈ ಮೊತ್ತ ದೊಡ್ಡದಾಗಬಹುದು.

ಡಿವಿಡೆಂಡ್ ಹೂಡಿಕೆ ಏಕೆ ಬೇಕು?

ಡಿವಿಡೆಂಡ್ ಹೂಡಿಕೆ ತಂತ್ರವು ಏಕೆ ಜನಪ್ರಿಯವಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರವಾಗಿ ಹಲವು ಕಾರಣಗಳನ್ನು ನೀಡಬಹುದು.

- **ನಿರಂತರ ಆದಾಯ:** ಡಿವಿಡೆಂಡ್ ಪಾವತಿಗಳು ಹೂಡಿಕೆದಾರರಿಗೆ ನಿರಂತರ ಆದಾಯ ಮೂಲವಾಗಿ ಒದಗಿಬರುತ್ತವೆ. ವಿಶೇಷವಾಗಿ ನಿವೃತ್ತರಿಗೆ ಅಥವಾ ಬದಲಿ ಆದಾಯವೊಂದನ್ನು ಬಯಸುವವರಿಗೆ ಇದು ಸೂಕ್ತ.
- **ಲಾಭಕ್ಕೆ ಇನ್ನಷ್ಟು ಲಾಭ:** ಕಂಪನಿಯ ಇನ್ನಷ್ಟು ಷೇರುಗಳನ್ನು ಖರೀದಿಸಲು ಅದೇ ಕಂಪನಿಯ ಡಿವಿಡೆಂಡ್ ಮೊತ್ತವನ್ನು ಬಳಸಿಕೊಳ್ಳುವ ಮೂಲಕ ಹೂಡಿಕೆದಾರರು, ಠೇವಣಿ ಮೇಲಿನ ಬಡ್ಡಿಗೆ ಚಕ್ರಬಡ್ಡಿ ಪಡೆಯುವ ಬಗೆಯಲ್ಲಿ ಷೇರು ಹೂಡಿಕೆಯಿಂದಲೂ ಹೆಚ್ಚಿನ ಪ್ರಯೋಜನ ಪಡೆಯುತ್ತಾರೆ. ಈ ಮರು ಹೂಡಿಕೆಯು ಕಾಲಕ್ರಮೇಣ ದೊಡ್ಡ ಮೊತ್ತವಾಗಿ ಬೆಳೆಯುತ್ತದೆ.
- **ಕಡಿಮೆ ಅಪಾಯ:** ಉತ್ತಮ ಡಿವಿಡೆಂಡ್ ನೀಡುವ ಕಂಪನಿಗಳು ಸಾಮಾನ್ಯವಾಗಿ ಬೃಹತ್ ಗಾತ್ರದ ಕಂಪನಿಗಳಾಗಿರುತ್ತವೆ, ಸದೃಢ ಆರ್ಥಿಕ ಹಿನ್ನೆಲೆ ಹೊಂದಿರುತ್ತವೆ. ಹಾಗಾಗಿ ಮಾರುಕಟ್ಟೆಯ ಏರಿಳಿತಗಳ ಪರಿಣಾಮವು ಇವುಗಳಿಗೆ ದೊಡ್ಡ ಪ್ರಮಾಣದಲ್ಲಿ ತಟ್ಟುವುದಿಲ್ಲ.
- **ಹಣದುಬ್ಬರದಿಂದ ರಕ್ಷಣೆ:** ಸದೃಢವಾದ ಕಂಪನಿಗಳು ನಿಯಮಿತವಾಗಿ ನೀಡುವ ಡಿವಿಡೆಂಡ್ ಮೊತ್ತವು ಹಣದುಬ್ಬರದ ನಡುವೆ ಹೂಡಿಕೆದಾರರ ಕೊಳ್ಳುವ ಶಕ್ತಿಯನ್ನು ಕಾಪಾಡುತ್ತಿರುತ್ತವೆ.

ಗುರುತಿಸುವುದು ಹೇಗೆ?

ಡಿವಿಡೆಂಡ್ ನೀಡುವ ಎಲ್ಲ ಷೇರುಗಳೂ ಹೂಡಿಕೆಗೆ ಯೋಗ್ಯವಲ್ಲ. ಹೂಡಿಕೆಗೆ ಮೊದಲು ಗಮನಿಸಬೇಕಾದ ಕೆಲವೊಂದು ಅಂಶಗಳು ಇಲ್ಲಿವೆ.

- **ಡಿವಿಡೆಂಡ್ ಪ್ರಮಾಣ:** ಇದನ್ನು ಲೆಕ್ಕಹಾಕಲು ಒಂದು ಸೂತ್ರ ಇದೆ. ಪ್ರತಿ ಷೇರಿನ ಮೇಲಿನ ಡಿವಿಡೆಂಡ್ ಮೊತ್ತವನ್ನು ಪ್ರಸ್ತುತ ಷೇರು ಮೌಲ್ಯದಿಂದ ಭಾಗಿಸಲಾಗುತ್ತದೆ. ಆಗ ಸಿಗುವ ಮೊತ್ತವನ್ನು 100ರಿಂದ ಗುಣಿಸಿದಾಗ ಸಿಗುವ ಅಂಕಿಯನ್ನು ಡಿವಿಡೆಂಡ್ ಪ್ರಮಾಣ ಎನ್ನಲಾಗುತ್ತದೆ. [(ಪ್ರತಿ ಷೇರಿಗೆ ಸಿಗುವ ಡಿವಿಡೆಂಡ್ ಮೊತ್ತ/ಷೇರಿನ ಈಗಿನ ಮಾರುಕಟ್ಟೆ ಮೌಲ್ಯ)*100].

  ಹೆಚ್ಚಿನ ಪ್ರಮಾಣದ ಡಿವಿಡೆಂಡ್ ಆದಾಯ ನೀಡುವ ಷೇರುಗಳು ಆಕರ್ಷಕವಾಗಿ ಕಂಡರೂ ಅವುಗಳಲ್ಲಿ ರಿಸ್ಕ್ ಕೂಡ ಇರುತ್ತದೆ. ಹೀಗಾಗಿ ಶೇ 2ರಿಂದ 5ರವರೆಗಿನ ಸುಸ್ಥಿರ ಡಿವಿಡೆಂಡ್ ಆದಾಯ ನೀಡುವ ಷೇರುಗಳಿಂದ ಹೂಡಿಕೆ ಆರಂಭಿಸುವುದು ಒಳ್ಳೆಯದು.
- **ಪಾವತಿ ಅನುಪಾತ:** ಇದು ಕಂಪನಿಯು ತನ್ನ ಲಾಭದಲ್ಲಿ ಎಷ್ಟು ಪಾಲನ್ನು ಡಿವಿಡೆಂಡ್ ರೂಪದಲ್ಲಿ ಷೇರುದಾರರಿಗೆ ಪಾವತಿ ಮಾಡುತ್ತದೆ ಎಂಬುದನ್ನು ಹೇಳುತ್ತದೆ. ಶೇ 30ರಿಂದ ಶೇ 60ರವರೆಗಿನ ಪಾವತಿ ಅನುಪಾತವನ್ನು ಸಾಮಾನ್ಯವಾಗಿ ಆರೋಗ್ಯಕರ ಮಟ್ಟ ಎಂದು ಪರಿಗಣಿಸಲಾಗುತ್ತದೆ. ಶೇ 80ಕ್ಕಿಂತ ಈ ಅನುಪಾತ ಹೆಚ್ಚಿದ್ದರೆ ಡಿವಿಡೆಂಡ್ ಕಡಿಮೆ ಆಗುವ ಅಪಾಯವೂ ಇರುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಡಿವಿಡೆಂಡ್ ಮೊತ್ತವನ್ನು ಕಂಪನಿಗಳು ಮೂರು ತಿಂಗಳಿಗೆ ಒಮ್ಮೆ, ವರ್ಷಕ್ಕೆ ಎರಡು ಬಾರಿ ಅಥವಾ ವಾರ್ಷಿಕ ಒಮ್ಮೆ ನೀಡಬಹುದು.
- **ಡಿವಿಡೆಂಡ್ ಇತಿಹಾಸ:** ಕಂಪನಿಯೊಂದು ಹಲವು ವರ್ಷಗಳಿಂದ ನಿರಂತರವಾಗಿ ಡಿವಿಡೆಂಡ್ ನೀಡುತ್ತಿದ್ದರೆ, ಅದರಲ್ಲೂ ನಿಯಮಿತವಾಗಿ ಡಿವಿಡೆಂಡ್ ಮೊತ್ತವನ್ನು ಹೆಚ್ಚು ಮಾಡುತ್ತ ಇದ್ದರೆ ಅದು ವಿಶ್ವಾಸಾರ್ಹತೆಯ ದ್ಯೋತಕ.
- **ಕಂಪನಿಯ ಮೂಲಭೂತ ಅಂಶಗಳು:** ಕಂಪನಿಯ ವರಮಾನದಲ್ಲಿ ಹೆಚ್ಚಳ, ಅದು ಗಳಿಸುವ ಲಾಭದ ಪ್ರಮಾಣ ಚೆನ್ನಾಗಿ ಇರುವುದು, ಕಂಪನಿಯು ಪಡೆದಿರುವ ಸಾಲದ ಮೊತ್ತವು ತೀರಾ ಹೆಚ್ಚಿಗೆ ಇಲ್ಲದಿರುವುದು, ನಗದು ಹರಿವು ಚೆನ್ನಾಗಿ ಇರುವುದು ಡಿವಿಡೆಂಡ್ ಮೊತ್ತ ಸಿಗುವುದಕ್ಕೆ ಅಗತ್ಯವಾಗಿವೆ.
- **ಉದ್ಯಮದ ಸಾಮರ್ಥ್ಯ:** ಎಫ್‌ಎಂಸಿಜಿ, ಫಾರ್ಮಾದಂಥ ಕ್ಷೇತ್ರಗಳಲ್ಲಿರುವ ಕಂಪನಿಗಳು ಮಾರುಕಟ್ಟೆಯಲ್ಲಿ ಕುಸಿತ ಕಾಣುತ್ತಿರುವ ಅವಧಿಯಲ್ಲಿಯೂ ಉತ್ತಮ ಡಿವಿಡೆಂಡ್ ನೀಡಿ ವಿಶ್ವಾಸ ಹುಟ್ಟಿಸುತ್ತವೆ.

ಮುನ್ನೆಚ್ಚರಿಕೆಯ ಅಂಶಗಳು

ಡಿವಿಡೆಂಡ್ ಹೂಡಿಕೆಗಳು ಅನೇಕ ಪ್ರಯೋಜನಗಳನ್ನು ಹೊಂದಿದ್ದರೂ ಇಲ್ಲಿ ಅಪಾಯಗಳು ಇಲ್ಲವೆಂದಲ್ಲ.

- **ಡಿವಿಡೆಂಡ್ ಕಡಿತಗಳು:** ಕಂಪನಿಗಳು ಕಷ್ಟದ ಸಮಯದಲ್ಲಿ ಡಿವಿಡೆಂಡ್ ಮೊತ್ತವನ್ನು ಕಡಿಮೆ ಮಾಡಬಹುದು ಅಥವಾ ಡಿವಿಡೆಂಡ್ ಪಾವತಿಯನ್ನು ಅವು ಸ್ಥಗಿತಗೊಳಿಸಬಹುದು. ಹೀಗಾದಾಗ ಹೂಡಿಕೆದಾರರು ಆದಾಯ ನಷ್ಟಕ್ಕೆ ಗುರಿಯಾಗಬೇಕಾಗುತ್ತದೆ.
- **ಅಧಿಕ ಲಾಭಾಂಶದ ಗುರಿ:** ಅಧಿಕ ಡಿವಿಡೆಂಡ್ ಪಾವತಿ ಅನುಪಾತ ಇರುವ ಕಂಪನಿಗಳ ಬಗ್ಗೆ ಎಚ್ಚರಿಕೆ ಕೂಡ ಬೇಕು. ಇಂತಹ ಕಂಪನಿಗಳು ಕೆಲವು ಸಂದರ್ಭಗಳಲ್ಲಿ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರಬಹುದು.
- **ಒಂದೇ ಕಡೆ ಹೆಚ್ಚು ಹೂಡಿಕೆ ಮಾಡುವುದು:** ಡಿವಿಡೆಂಡ್ ನೀಡುವ ಷೇರುಗಳಲ್ಲಿಯೇ ಹೆಚ್ಚು ಹೂಡಿಕೆ ಮಾಡುವುದರಿಂದ ನಿಮ್ಮ ಪೋರ್ಟ್‌ಫೋಲಿಯೊ ಮೌಲ್ಯ ಹೆಚ್ಚಳದ ಸಾಧ್ಯತೆಗೆ ಮಿತಿ ಹಾಕಿದಂತೆ ಆಗುತ್ತದೆ. ಹಾಗಾಗಿ ಎಲ್ಲದರ ನಡುವೆ ಸಮತೋಲನ ಕಾಯ್ದುಕೊಳ್ಳಬೇಕು.
- **ಮಾರುಕಟ್ಟೆ ಮೌಲ್ಯವನ್ನು ನಿರ್ಲಕ್ಷಿಸುವುದು:** ಅಧಿಕ ಮೌಲ್ಯದ ಡಿವಿಡೆಂಡ್ ಷೇರುಗಳನ್ನು ಖರೀದಿಸುವುದರಿಂದ ಡಿವಿಡೆಂಡ್ ಮೊತ್ತ ನಿಯಮಿತವಾಗಿ ದೊರಕಿದರೂ ಒಟ್ಟಾರೆ ಲಾಭ ಗಳಿಕೆ ಪ್ರಮಾಣ ಕಡಿಮೆಯಾಗುತ್ತದೆ.

ಡಿವಿಡೆಂಡ್ ಪಾವತಿಯು ಎಲ್ಲ ಸಂದರ್ಭಗಳಲ್ಲಿಯೂ ಇದ್ದೇ ಇರುತ್ತದೆ ಎಂದು ಖಾತರಿಯಾಗಿ ಹೇಳಲು ಆಗದು. ಸಂಕೀರ್ಣ ಸಂದರ್ಭಗಳಲ್ಲಿ ಅತ್ಯುತ್ತಮ ಕಂಪನಿಗಳೂ ಡಿವಿಡೆಂಡ್ ಮೊತ್ತವನ್ನು ಕಡಿತ ಮಾಡಿದ ಉದಾಹರಣೆಗಳಿವೆ. ಡಿವಿಡೆಂಡ್ ಷೇರುಗಳನ್ನು ಮೌಲ್ಯವರ್ಧನೆಯ ಸಾಧ್ಯತೆಯು ಅಧಿಕವಾಗಿರುವ ಷೇರುಗಳೊಂದಿಗೆ ಸಮತೋಲನದಲ್ಲಿ ಹೊಂದಿ, ಕಾಲಕಾಲಕ್ಕೆ ಪೋರ್ಟ್‌ಫೋಲಿಯೊ ಅವಲೋಕನ ನಡೆಸುತ್ತಿದ್ದರೆ ಆದಾಯ ಹಾಗೂ ಬಂಡವಾಳ ವೃದ್ಧಿಯ ಪ್ರಯೋಜನ ದೊರೆಯುತ್ತದೆ. ಅದು ಅರ್ಥಪೂರ್ಣ ಹೂಡಿಕೆ ಪ್ರಯಾಣ ಎನಿಸುತ್ತದೆ.

ಲೇಖಕ ಕೋಟಕ್ ಸೆಕ್ಯುರಿಟೀಸ್‌ನ ಈಕ್ವಿಟಿ ಸಂಶೋಧನಾ ವಿಭಾಗದ ಮುಖ್ಯಸ್ಥ

ಡಿವಿಡೆಂಡ್ ಷೇರುಗಳ ವಿಧ

ತಮ್ಮ ಆರ್ಥಿಕ ಗುರಿಗಳಿಗೆ ಅನುಗುಣವಾಗಿ ಆಯ್ಕೆ ಮಾಡಿಕೊಳ್ಳಲು ಹೂಡಿಕೆದಾರರಿಗೆ ಹಲವು ಬಗೆಯ ಡಿವಿಡೆಂಡ್ ಷೇರುಗಳು ಇವೆ

- **ಬ್ಲೂ-ಚಿಪ್ ಡಿವಿಡೆಂಡ್ ಷೇರುಗಳು:** ಇವು ಬೃಹತ್ ಗಾತ್ರದ ಮತ್ತು ಆರ್ಥಿಕವಾಗಿ ಸದೃಢವಾಗಿರುವ ಕಂಪನಿಗಳ ಷೇರುಗಳು. ನಿಫ್ಟಿ-50 ಅಥವಾ ಬಿಎಸ್‌ಇ ಸೆನ್ಸೆಕ್ಸ್ ಸೂಚ್ಯಂಕದ ಭಾಗವಾಗಿರುವ ಕಂಪನಿಗಳ ಷೇರುಗಳು. (ಉದಾಹರಣೆಗೆ ಐಟಿಸಿ, ಹಿಂದೂಸ್ತಾನ್ ಯೂನಿಲಿವರ್ ಇತ್ಯಾದಿ)
- **ಅಧಿಕ ಪ್ರಮಾಣದ ಡಿವಿಡೆಂಡ್ ನೀಡುವ ಷೇರುಗಳು:** ಈ ವರ್ಗದಲ್ಲಿ ಬರುವ ಕಂಪನಿಗಳು ಸರಾಸರಿ ಪ್ರಮಾಣಕ್ಕಿಂತ ಸ್ವಲ್ಪ ಹೆಚ್ಚಿನ ಮಟ್ಟದಲ್ಲಿ ಡಿವಿಡೆಂಡ್ ಆದಾಯ ನೀಡುತ್ತವೆ. ಆದರೆ ಮಾರುಕಟ್ಟೆಯ ಅಪಾಯದ ಅಂಶಗಳು ಇಲ್ಲಿ ಹೆಚ್ಚಿನ ಮಟ್ಟದಲ್ಲಿ ಇರಬಹುದು. (ಉದಾಹರಣೆಗೆ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕುಗಳು).
- **ಡಿವಿಡೆಂಡ್ ಮೊತ್ತ ಹೆಚ್ಚಿಸುವ ಷೇರುಗಳು:** ಕೆಲವೊಂದು ಕಂಪನಿಗಳು ವರ್ಷದಿಂದ ವರ್ಷಕ್ಕೆ ಡಿವಿಡೆಂಡ್ ಮೊತ್ತವನ್ನು ಹೆಚ್ಚಿಸುತ್ತ ಇರುತ್ತವೆ. ಇದರಿಂದಾಗಿ ಹೂಡಿಕೆದಾರರಿಗೆ ಆದಾಯ ವೃದ್ಧಿ ಮತ್ತು ಬಂಡವಾಳ ಹೆಚ್ಚಳದ ಲಾಭ ದೊರೆಯುತ್ತವೆ. (ಉದಾಹರಣೆಗೆ ಏಷ್ಯನ್ ಪೇಂಟ್ಸ್, ಎಚ್‌ಡಿಎಫ್‌ಸಿ ಬ್ಯಾಂಕ್ ಇತ್ಯಾದಿ)
- **ಆರ್‌ಇಐಟಿ ಮತ್ತು ಇನ್‌ಐಟಿಗಳು:** ರಿಯಲ್ ಎಸ್ಟೇಟ್ ಇನ್ವೆಸ್ಟ್‌ಮೆಂಟ್ ಟ್ರಸ್ಟ್‌ಗಳು (ಆರ್‌ಇಐಟಿ) ಮತ್ತು ಮೂಲಸೌಕರ್ಯ ಹೂಡಿಕೆ ಟ್ರಸ್ಟ್‌ಗಳು (ಇನ್ವ್‌ಐಟಿಸ್) ನಿರಂತರ ಆದಾಯ ಒದಗಿಸುವ ವಿಶೇಷ ಹೂಡಿಕೆಯ ಮಾರ್ಗಗಳಾಗಿವೆ.

ಮ್ಯೂಚುವಲ್ ಫಂಡ್ ಆಧರಿಸಿ ಸಾಲ

ಮಾಹಿತಿ ಕಣಜ



ತುರ್ತು ಸಂದರ್ಭಗಳಲ್ಲಿ ಹಣಕಾಸಿನ ಅಗತ್ಯಗಳನ್ನು ಪೂರೈಸಲು ಹಲವು ವಿಧಗಳು ಇವೆ. ಚಿನ್ನವನ್ನು ಅಡಮಾನವಾಗಿ ಇರಿಸಿ ಸಾಲ ಪಡೆಯುವುದು ಬಹಳ ಹಿಂದಿನಿಂದಲೂ ಚಾಲ್ತಿಯಲ್ಲಿ ಇರುವ ಮಾರ್ಗಗಳಲ್ಲಿ ಒಂದು.


ಆದರೆ ಮ್ಯೂಚುವಲ್ ಫಂಡ್ (ಎಂ.ಎಫ್) ಹೂಡಿಕೆಗಳು ಹೆಚ್ಚೆಚ್ಚು ಜನಪ್ರಿಯವಾದಂತೆಲ್ಲ, ಮ್ಯೂಚುವಲ್ ಫಂಡ್ ಯೂನಿಟ್‌ಗಳನ್ನು ಅಡಮಾನವಾಗಿ ಇರಿಸಿ ಸಾಲ ಪಡೆಯುವ ವಿಧಾನ ಕೂಡ ಜನಪ್ರಿಯತೆ ಪಡೆದುಕೊಳ್ಳುತ್ತಿದೆ. ಬಹಳಷ್ಟು ಹಣಕಾಸು ಕಂಪನಿಗಳು ಈ ಬಗೆಯಲ್ಲಿ ಸಾಲವನ್ನು ವಿತರಿಸುತ್ತಿವೆ.

'ಸಾಲ ಪಡೆಯುವ ಪ್ರಮೇಯ ಬೇಡ, ಇರುವ ಹೂಡಿಕೆಯನ್ನು ನಗದೀಕರಿಸಿಕೊಂಡು ಹಣಕಾಸಿನ ಅಗತ್ಯವನ್ನು ನಿಭಾಯಿಸೋಣ' ಎನ್ನುವವರು ಕೂಡ ಈ ಸಾಲದತ್ತ ಮುಖ ಮಾಡಿರುವ ನಿದರ್ಶನಗಳು ಇವೆ. ಏಕೆಂದರೆ ಇಲ್ಲೊಂದು ಅನುಕೂಲ ಇದೆ. ಹೂಡಿಕೆಯನ್ನು ಹಿಂಪಡೆಯದೆ, ಅದರ ಆಧಾರದಲ್ಲಿ ಸಾಲ ಪಡೆದು, ನಂತರ ಇಎಂಐ ಮೂಲಕ ಸಾಲವನ್ನು ತೀರಿಸಬಹುದು. ಮುಂದೆ ದೀರ್ಘಾವಧಿಯಲ್ಲಿ ಹೂಡಿಕೆಯ ಮೌಲ್ಯವೃದ್ಧಿಯ ಪ್ರಯೋಜನವನ್ನು ಹೂಡಿಕೆದಾರ ಕಳೆದುಕೊಳ್ಳುವುದಿಲ್ಲ. ಆದರೆ ಆತ ಒಂದು ವೇಳೆ, ಮ್ಯೂಚುವಲ್ ಫಂಡ್ ಹೂಡಿಕೆಯನ್ನು ಹಿಂಪಡೆದು ತನ್ನ ಹಣಕಾಸಿನ ಅಗತ್ಯವನ್ನು ನಿಭಾಯಿಸಿದಲ್ಲಿ, ಮುಂದೆ ಆ ಫಂಡ್‌ನ ಯೂನಿಟ್‌ಗಳು ಮೌಲ್ಯವರ್ಧನೆ ಕಂಡಲ್ಲಿ ಅದರ ಪ್ರಯೋಜನ ಆತನಿಗೆ ಇಲ್ಲವಾಗುತ್ತದೆ.

ಮ್ಯೂಚುವಲ್ ಫಂಡ್ ಹೂಡಿಕೆಯನ್ನು ಅಡಮಾನವಾಗಿ ಇರಿಸಿ ಪಡೆದ ಸಾಲದಲ್ಲಿ ಇನ್ನೂ ಒಂದು ಅನುಕೂಲ ಇದೆ. ಸಾಲ ಮಂಜೂರು ಮಾಡಿದ ನಂತರ ಕೆಲವು ಹಣಕಾಸು ಸಂಸ್ಥೆಗಳು ಇಡೀ ಮೊತ್ತಕ್ಕೆ ಬಡ್ಡಿ ವಿಧಿಸುವುದಿಲ್ಲ. ಅದರ ಬದಲಿಗೆ ಅವು, ವ್ಯಕ್ತಿಯು ಮಂಜೂರಾದ ಮೊತ್ತದಲ್ಲಿ ಎಷ್ಟನ್ನು ಪಡೆದುಕೊಂಡಿದ್ದಾನೆಯೋ ಆ ಮೊತ್ತಕ್ಕೆ ಮಾತ್ರ ಬಡ್ಡಿ ವಿಧಿಸುತ್ತವೆ. ಇದು ಬಡ್ಡಿಯ ಹೊರೆಯನ್ನು ಒಂದಿಷ್ಟು ಕಡಿಮೆ ಮಾಡಿಕೊಡುತ್ತದೆ.

ಈಗಿನ ಕಾಲದ ಹಲವು ಹಣಕಾಸು ಸಂಸ್ಥೆಗಳಿಂದ ಮ್ಯೂಚುವಲ್ ಫಂಡ್ ಆಧಾರಿತ ಸಾಲವನ್ನು ಪಡೆಯಲು ಗ್ರಾಹಕರು ಶಾಖೆಗಳಿಗೆ ಭೇಟಿ ನೀಡುವ ಅಗತ್ಯ ಕೂಡ ಇಲ್ಲ. ಹಣಕಾಸು ಕಂಪನಿಗಳು ನೀಡುವ ವಿವರದ ಪ್ರಕಾರ, ಎಲ್ಲ ಪ್ರಕ್ರಿಯೆಗಳೂ ಆನ್‌ಲೈನ್ ಮೂಲಕವೇ ನಡೆಯುತ್ತವೆ.

ಆರ್‌ಬಿಎಲ್ ಬ್ಯಾಂಕ್



ಖಾಸಗಿ ವಲಯದ ಆರ್‌ಬಿಎಲ್ ಬ್ಯಾಂಕ್‌ನ ಷೇರಿನ ಬೆಲೆ ₹350 ಆಗಲಿದೆ ಎಂದು ಮೋತಿಲಾಲ್ ಓಸ್ವಾಲ್ ಫೈನಾನ್ಶಿಯಲ್ ಸರ್ವಿಸಸ್ ಹೇಳಿದೆ.

ದುಬೈ ಮೂಲದ ಎಮಿರೇಟ್ಸ್ ಎನ್‌ಬಿಡಿ ಸಂಸ್ಥೆಯು, ಆರ್‌ಬಿಎಲ್ ಬ್ಯಾಂಕ್‌ನಲ್ಲಿ ಹೆಚ್ಚಿನ ಹೂಡಿಕೆ ಮಾಡಲು ಆಸಕ್ತಿ ತೋರಿದ್ದು ಬ್ಯಾಂಕ್‌ನ ಮುನ್ನೋಟವನ್ನು ಸದೃಢಗೊಳಿಸಲಿದೆ.

ಎನ್‌ಡಿಬಿ ಪಾಲುದಾರಿಕೆಯಿಂದ ಬ್ಯಾಂಕ್‌ನ ರಿಟೇಲ್, ಎಸ್‌ಎಂಇ, ಎನ್‌ಆರ್‌ಐ ಬ್ಯಾಂಕಿಂಗ್ ಮತ್ತು ಗಡಿಯಾಚೆಗಿನ ವಹಿವಾಟು ವೇಗವಾಗಿ ವಿಸ್ತರಿಸಲು ಅನುವು ಆಗುತ್ತದೆ.

ಬ್ರೋಕರೇಜ್ ಮಾತು

ಎಂಎಸ್‌ಎಂಇ, ಚಿನ್ನದ ಸಾಲ, ಟ್ರ್ಯಾಕ್ಟರ್, ಕೈಗೆಟಕುವ ದರದ ಮನೆಗಳ ಖರೀದಿಗೆ ನೀಡುವ ಸಾಲ ಮತ್ತು ವ್ಯಾಪಾರಕ್ಕೆ ಸಾಲ ನೀಡುವುದರಿಂದ ಬ್ಯಾಂಕ್ ಶಿಸ್ತುಬದ್ಧವಾದ ಬೆಳವಣಿಗೆ ಕಾಣಲಿದೆ. ಆರೋಗ್ಯಕರ ಸ್ಥಿತಿಯಲ್ಲಿರುವ ಲೆಕ್ಕಪತ್ರ, ಇಎನ್‌ಡಿಬಿ ಬೆಂಬಲದ ಕಾರಣದಿಂದಾಗಿ ಬ್ಯಾಂಕ್ ಸದೃಢವಾದ, ಹೆಚ್ಚು ವೈವಿಧ್ಯಮಯ ಮತ್ತು ಲಾಭದಾಯಕ ಬೆಳವಣಿಗೆಯನ್ನು ಕಾಣಲಿದೆ ಎಂದು ಹೇಳಿದೆ.

ಬುಧವಾರದ ವಹಿವಾಟಿನ ಅಂತ್ಯದ ವೇಳೆಗೆ ಆರ್‌ಬಿಎಲ್ ಬ್ಯಾಂಕ್‌ನ ಷೇರಿನ ಬೆಲೆ ₹302 ಆಗಿತ್ತು.

(ಬ್ರೋಕರೇಜ್ ಕಂಪನಿಗಳು ನೀಡುವ ವಿವರ, ಮಾಹಿತಿಗೆ ಪತ್ರಿಕೆ ಹೊಣೆಯಲ್ಲ)

ಎಸ್ಸೆಸ್ಸೆಲ್ಸಿ ಪರೀಕ್ಷೆ ದಿಕ್ಸೂಚಿ

ಎಸ್ಸೆಸ್ಸೆಲ್ಸಿ–ಪಿಯುಸಿ ಪರೀಕ್ಷೆ ದಿಕ್ಸೂಚಿ

ಎಸ್ಸೆಸ್ಸೆಲ್ಸಿ ದ್ವಿತೀಯ ಭಾಷೆ ಇಂಗ್ಲಿಷ್ ವ್ಯಾಕರಣ ಮಾದರಿ ಪ್ರಶ್ನೋತ್ತರಗಳನ್ನು ನೋಡಲು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ

ಮಾಹಿತಿ: ಶಂಕರನಾರಾಯಣರಾವ್, ನಿವೃತ್ತ ಇಂಗ್ಲಿಷ್ ಅಧ್ಯಾಪಕ

ಇಂಗ್ಲಿಷ್

Second Language ENGLISH

Poem -5 Jazz Poem Two

10) Read the last ten words of the poem. You may observe a change in the tone. What is that about?

Ans: The tone in the last ten words is of despondence (loss of hope). The speaker says that the Jazz player, who transformed himself into a bird with the power of music, may once again relapse into his pathetic condition of being an old black man with a wrinkled face and worn-out clothing.

Read and appreciate

1. Usually a poem is written in a stanza form with a rhyme scheme. Check and find out whether this poem follows any rhyme scheme. You may Compare this poem with the poem, "Seal" given below.

Ans: The poem does not follow any rhyme scheme. But we find rhyme scheme in the poem The Seal'.

2. Refer to the last stanza of 'Jazz Poem Two. Do you find anything extraordinary in the shape of the poem? Check the length of each line carefully. Why do you think lines 41, 42 and 43 are different from others? What does it suggest?

Ans: We find a different shape in the poem. They have a raising intonation. Just soaring higher. Stressing again that he is a black man again.

3. The poem is full of images [word pictures]. Some examples are given. Now find as many images as you can in the poem.

Ans: a) wrinkled old face.
b) sagging stomach
c) closed eyes
d) old jacket / run down shoes.
e) old saxophone across his chest.

4. Is there a simile in the poem? If so identify it.

Ans: Yes, in the very first stanza, a simile is employed. The poem begins with the lines, "there he stands, see? like a black Ancient Mariner." The comparison is between the Black Jazz, musician and the Ancient Mariner in Coleridge's poem. Like the Ancient Mariner, the old jazz, musician feels that he has a message for the people of the world.

Some Extra Questions

5) Write about the physical appearance of jazz player? [Apl 2022]

Ans:- Jazz player had wrinkled old face which showed wearies of living. He had his head bent down with eyes closed. His sagging stomach, frayed collar, faded old blue shirt, worn out jacket and rundown shoes created an effect as if they had paper in them.

6. What qualities of the Jazz player do you appreciate? [June 2020]

Ans. The Jazz player was a poor old man who had a weary expression on his face. But when he played music on his saxophone, he was filled with a new life. His music had a power which drew people to listen to him. He was no longer an ordinary man but was like a bird flying higher and higher. At that moment he would forget everything and would be lost in the beautiful music produced by him.

7. The Jazz player's pathetic life is lifted by his music. Justify. [April 2022]

Ans. Jazz player was like a black Ancient Mariner with wrinkled old face full of wearies of living. He wore a faded blue old shirt, worn out old jacket and run down shoes. They appeared to have paper in them. He had rough unshaven face that brought solitude. He also took an old alto samophone by wire coat hanger which he started playing. When the Black man was sent to preach Black Gospel of Jazz, he was no longer a Black man. He was a bhed flying high, high, higher. Thus ac uplifted the spirit of Jazz player

8. Describe the two faces of Jazz player as pathetic figure and a commanding artiet. [April 2001]

Ans. The Jazz player in lines 19-25 has been described as a lonely man who is standing with his still down eyes and still closed cars Yet he seems to be concentrating on the music which comes from the saxophone which hangs across his chest. His ear are trained to listen to that music and enjoy it also

Earlier, we find that the black man is full of worries and sorrow. He is an unhappy man. But when he plays the music to preach Black Gospel of Jazz to the world, he feels that he has been transformed into a bird which flies higher and higher. Then the music stops and the bird once again changes into a black man who belongs to this world. The Jazz player again becomes sad and feels lonely.

9. How does the poet discriminate Jazz player's appearance with his artistic character ?[April, 2017]

Ans. The poet describes the old Jazz player and how he is transformed when he plays the music he loves. The Jazz player has a rough unshaven face and sagging stomach. He wears a faded blue shirt, a loose necktie and an old jacket. His shoes are run down. Across his chest is an old alto saxophone supported from his neck by wire coat hanger The Jazz player at first has a weary expression on his face. He keeps his head down and lifeless. When it is his turn to play, he lifts the saxophone to lips. Suddenly, he is filled with a new life. He is no longer a helpless old man, there is power in his music which draws people to listen. The people say that now he is no longer an ordinary man. He is like a bird flying higher and higher, totally lost in the beautiful music he produced.

10. His run down shoes have paper in them. This suggests that the Jazz player was [July 2021, 2017]

(a) poor (b) simple
(c) mad (d) ordinary man

Ans:- (a) poor

11. What did he preach ?

(a) musical messages (b) Black Gospel of Jazz
(c) magic (d) religious messages

Ans:- (b) Black Gospel of Jazz

(Contd….)

ಪಿಯುಸಿ ಪರೀಕ್ಷೆ ದಿಕ್ಸೂಚಿ

ಎಸ್ಸೆಸ್ಸೆಲ್ಸಿ ಗಣಿತ ವಿಷಯದ ಇಂಗ್ಲಿಷ್ ಮಾಧ್ಯಮದ ಪ್ರಶ್ನೋತ್ತರಕ್ಕಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ

ಮಾಹಿತಿ: ಜ್ಞಾನಭಾರತಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ

Biology

MOLECULAR BASIS OF INHERITANCE

9. Mention the nucleosides present in DNA?

Ans:- The nucleosides of DNA are adenosine, guanosine, thymidine and cytidine.

10. What is the function of the enzyme Ligase?

Ans:- Ligase is an enzyme that catalyses the formation of a covalent bond between the free ends of two nucleic acids.

11. What is the chemical composition of RNA?

Ans:- RNA is made up of ribose sugars, phosphoric acid molecules and nitrogenous bases which are purines and pyramidines.

12. Mention the purine bases present in RNA?

Ans:- Adenine (A) and guanine (G).

13. Mention the pyramidine bases present in RNA?

Ans:- Cytosine (C) and Uracil (U).

14. Mention the nucleosides present in RNA?

Ans:- The nucleosides of RNA are adenosine, guanosine, uridine and cytidine.

15. What is the function of the enzyme Protease?

Ans:- The function of the enzyme Protease is to catalyse the cleavage of a polypeptide or protein into smaller polypeptides.

16. What is Unique DNA?

Ans:- Unique DNA are those DNA segments whose base sequences are present only in single copy per genome i.e., their base sequences are not repeated in the genome.

17. What is Pallindromic DNA?

Ans:- Pallindromic DNA is a segment of DNA in which the base pair sequence reads the same in both directions from a point of symmetry.

18. What is Genetic RNA?

Ans:- Genetic RNAs are single stranded polynucleotide chains or rings with 5' phosphate – 3' –OH polarity. They exist in virus as single copy or two copy RNA. They do show the secondary structure and are always associated with capsid proteins. As these RNAs combine, replicate, undergo mutation and recombinations, they are called Genetic RNA.

19. Where is Genetic RNA found?

Ans:- Genetic RNA is found in some viruses – such as Tobacco Mosaic Virus (TMV), Rous sarcoma virus (RSV), Human AIDS virus, influenza virus etc.

20. What is a nucleoside ?

Ans:- A Nucleoside is a ribose or deoxyribose molecule attached to any purine or pyramidine base through the first carbon atom of the sugar.

21. What is a nucleotide ?

Ans:- A nucleotide is a building block of the nucleic acid having a pentose sugar, a nitrogenous base and phosphoric acid.

22. Which RNA carries amino acid to the ribosome during protein synthesis?

Ans:- Transfer RNA (tRNA)s carry amino acid to the ribosome during protein synthesis.

23. Which RNA carries the message of the DNA for protein synthesis?

Ans:- Messenger RNA (mRNA)s carry the message of the DNA in the form of triplet codons for protein synthesis.

24. Which RNA co-ordinates the function of protein synthesis and helps in the formation of peptide bonds?

Ans:- Ribosomal RNA (rRNA)s co-ordinate the function of protein synthesis and helps in the formation of peptide bonds.

25. How many types of replications are observed in DNA?

Ans:- Replications observed in DNA are of three types, they are - Conservative replication, Disruptive replication and Semiconservative replication.

26. What is RNA Polmerase I?

Ans:- RNA Polmerase I is the enzyme located in the nucleolus and is responsible for the transcription of ribosomal RNA.

27. What is RNA Polmerase II?

Ans:- RNA polymerase II is the enzyme located in the nucleoplasm which is part of the nucleus other than nucleolus. This enzyme is the major component of RNA polymerase activity and it transcribes all the genes that produce mRNA.

28. What is RNA Polmerase III?

Ans:- RNA polymerase III is the enzyme that occurs in the nucleoplasm and transcribe RNA and 5 RNA genes. It is inhibited by high level of amanitin in animal cells but not in the yeast and insects.

29. How is genetic code universal?

Ans:- The genetic code is universal because a given codon in DNA and mRNA specifies same amino acid in all organisms like prokaryotes, eukaryotes including viruses.

30. What is a Codon?

Ans:- Codon is a unit of message found in mRNA that codes for specific aminoacid during protein synthesis.

31. What is a triplet Codon?

Ans:- A triplet codon is a sequence of nucleotides on an mRNA and it codes for an amino acid during protein synthesis. *(Contd/-)*

ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ

ಮುರುಘಾ ಶರಣರ ವಿರುದ್ಧದ ಪ್ರಕರಣ: ನ್ಯಾಯ ಕೋರಿದ ಸಂತ್ರಸ್ತ ಬಾಲಕಿಯರು

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ನಮ್ಮ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಪೋಕ್ಸೊ ಪ್ರಕರಣದಲ್ಲಿ ಶಿವಮೂರ್ತಿ ಮುರುಘಾ ಶರಣರು ಹಾಗೂ ಇನ್ನಿಬ್ಬರನ್ನು ಖುಲಾಸೆಗೊಳಿಸಿರುವ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಬೇಕು' ಎಂದು ಕೋರಿ ಸಂತ್ರಸ್ತ ಬಾಲಕಿಯರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಈ ಕ್ರಿಮಿನಲ್ ಮೇಲ್ಮನವಿಯನ್ನು ಇಬ್ಬರು ಸಂತ್ರಸ್ತ ಬಾಲಕಿಯರು ಬುಧವಾರ ಹೈಕೋರ್ಟ್‌ನಲ್ಲಿ ದಾಖಲು ಮಾಡಿದ್ದಾರೆ. ಅರ್ಜಿಯಲ್ಲಿ ಚಿತ್ರದುರ್ಗ



ಗ್ರಾಮೀಣ ಪೊಲೀಸ್ ಠಾಣೆಯನ್ನು ಪ್ರತಿನಿಧಿಸುವ ರಾಜ್ಯ ಪ್ರಾಸಿಕ್ಯೂಷನ್, ಖುಲಾಸೆಗೊಂಡಿರುವ ಆರೋಪಿಗಳಾದ ಚಿತ್ರದುರ್ಗ ಮುರುಘರಾಜೇಂದ್ರ ಬೃಹನ್ಮಠದ ಶಿವಮೂರ್ತಿ ಮುರುಘಾ ಶರಣರು, ಎಸ್.ರಶ್ಮಿ ಮತ್ತು ಎ.ಜೆ. ಪರಮಶಿವಯ್ಯ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.

ಮೇಲ್ಮನವಿಯ ಮುಖ್ಯಾಂಶಗಳು

- ಮುರುಘಾ ಶರಣರೂ ಸೇರಿದಂತೆ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿರುವುದು ಕಾನೂನಿಗೆ ವಿರುದ್ಧವಾಗಿದೆ.
- ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ -2012ರ (ಪೋಕ್ಸೊ) ಅಡಿಯಲ್ಲಿನ ಸ್ಥಾಪಿತ ಕಾನೂನುಗಳು ಹಾಗೂ ಈ ದಿಸೆಯಲ್ಲಿ ಸುಪ್ರೀಂ ಕೋರ್ಟ್ ವಿಧಿಸಿರುವ ಚೌಕಟ್ಟುಗಳ ಪಾಲನೆ ಮಾಡುವಲ್ಲಿ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಎರಡನೇ ಹೆಚ್ಚುವರಿ ನ್ಯಾಯಾಧೀಶ ಗಂಗಾಧರ ಚನ್ನಬಸಪ್ಪ ಹಡಪದ ಅವರು ಸಂಪೂರ್ಣವಾಗಿ ಎಡವಿದ್ದಾರೆ.
- ಆರೋಪಿಗಳನ್ನು ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 376 (2) (ಎನ್), 376 (3), 323, 504, 506 ಮತ್ತು ಪೋಕ್ಸೊ ಕಾಯ್ದೆಯ ಕಲಂ 5 (ಐ), 6 ಮತ್ತು 17ರ ಅಡಿಯಲ್ಲಿ ಶಿಕ್ಷಿಸದೇ ಖುಲಾಸೆ ಗೊಳಿಸಿರುವುದು ಸಂತ್ರಸ್ತ ಬಾಲಕಿಯರ ಪಾಲಿಗೆ ನ್ಯಾಯದ ಹತ್ಯೆಯಾಗಿದೆ.
- ಯಾವುದೇ ಕೋನದಿಂದ ಗಮನಿಸಿದರೂ, ಈ ಖುಲಾಸೆ ಆದೇಶ ಕಾನೂನಿನಡಿ ಸಮರ್ಥನೀಯವಲ್ಲ. ಎಲ್ಲ ಆರೋಪಿಗಳನ್ನು ಅಸ್ಪಷ್ಟ ಆಧಾರಗಳ ಅಡಿಯಲ್ಲಿ ಬಿಡುಗಡೆ ಮಾಡಲಾಗಿದೆ. ಹೀಗಾಗಿ, ಸೆಷನ್ಸ್ ಕೋರ್ಟ್ ತೀರ್ಪು ಏಕಪಕ್ಷೀಯ, ತಿಳಿವಳಿಕೆ ರಹಿತ, ಕಾನೂನು ವಿರೋಧಿ ಎನಿಸಿದೆ.

ಮುಟ್ಟಿನ ರಜೆ: ಆಕ್ಷೇಪಣೆ ಸಲ್ಲಿಕೆ

ಬೆಂಗಳೂರು: ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ ಸೌಲಭ್ಯ ಒದಗಿಸುವುದನ್ನು ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಆಕ್ಷೇಪಣೆ ಸಲ್ಲಿಸಿದೆ.

ಸರ್ಕಾರದ ಆದೇಶ ಪ್ರಶ್ನಿಸಿ, 'ಬೆಂಗಳೂರು ಹೋಟೆಲ್‌ಗಳ ಸಂಘ'ದ ಅಧ್ಯಕ್ಷ ಎಚ್.ಎಸ್.ಸುಬ್ರಹ್ಮಣ್ಯ ಮತ್ತಿತರರು ಸಲ್ಲಿಸಿರುವ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, 'ಮಹಿಳೆಯರ ಆರೋಗ್ಯದ ಹಿತ ಕಾಯುವುದಕ್ಕಾಗಿ ನೀತಿ ರೂಪಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ. ಸಂವಿಧಾನದಲ್ಲೂ ಈ ಬಗ್ಗೆ ನಿರ್ದೇಶನಗಳಿವೆ' ಎಂದು ನ್ಯಾಯಪೀಠಕ್ಕೆ ಅರುಹಿದರು.

ಸರ್ಕಾರದ ಆಕ್ಷೇಪಣೆಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು 2026ರ ಜನವರಿ 21ಕ್ಕೆ ಮುಂದೂಡಲಾಗಿದೆ.

ಅರ್ಜಿದಾರರ ತಕರಾರು ಏನು?: 'ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ವೇತನ ಸಹಿತ ಮುಟ್ಟಿನ ರಜೆ ಒದಗಿಸಬೇಕು' ಎಂದು ಕಾರ್ಮಿಕ ಇಲಾಖೆ ನವೆಂಬರ್ 20ರಂದು ಹೊರಡಿಸಿರುವ ಅಧಿಸೂಚನೆ ಸಂವಿಧಾನದ 14ನೇ ವಿಧಿಗೆ ವಿರುದ್ಧವಾಗಿದ್ದು ರದ್ದುಗೊಳಿಸಬೇಕು' ಎಂದು ಅರ್ಜಿದಾರರು ಕೋರಿದ್ದಾರೆ.

'ಬಿಜೆಪಿ–ಆರ್‌ಎಸ್‌ಎಸ್ ಪಿತೂರಿ ಕಾರಣ'

ಧರ್ಮಸ್ಥಳ ಬೆಳವಣಿಗೆ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ

ಪ್ರಜಾವಾಣಿ ವಾರ್ತೆ

ಬೆಳಗಾವಿ: 'ಧರ್ಮಸ್ಥಳ ವಿಷಯದಲ್ಲಿ ಸತ್ಯ ಹೊರ ಬಂದಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ನಡುವಿನ ಭಿನ್ನಾಭಿಪ್ರಾಯಗಳ ಕಾರಣಕ್ಕೆ ಈ ಪಿತೂರಿ ನಡೆದಿದೆ' ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದರು.

'ನನಗೆ ಧರ್ಮಸ್ಥಳದ ಇತಿಹಾಸ ಗೊತ್ತು. ಅವರು ಯಾರೂ ಈ ರೀತಿ ಮಾಡುವುದಿಲ್ಲ ಎನ್ನುವುದೂ ಗೊತ್ತಿತ್ತು. ಹಾಗಾಗಿ, ಧರ್ಮಸ್ಥಳದ ವಿಚಾರದಲ್ಲಿ ಷಡ್ಯಂತ್ರ ನಡೆದಿದೆ ಎಂದು ನಾನು ಧೈರ್ಯದಿಂದ ಹೇಳಿದ್ದೆ' ಎಂದು ಅವರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

ಆರೋಪ ಪಟ್ಟಿಯಲ್ಲಿ ದೂರುದಾರರೇ ಆರೋಪಿಗಳಾದ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಆರೋಪ ಪಟ್ಟಿ ನಾನು ಓದಿಲ್ಲ. ಕಾನೂನು ಪ್ರಕಾರ, ಏನು ಕ್ರಮ ಕೈಗೊಳ್ಳಬೇಕೋ ಅದು ಆಗುತ್ತದೆ' ಎಂದು ಹೇಳಿದರು.

'ನಮ್ಮ ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸಿದೆ. ಕಬ್ಬು ಹಾಗೂ ಮೆಕ್ಕೆಜೋಳ ಖರೀದಿ ವಿಷಯದಲ್ಲಿ ದೊಡ್ಡ ತೀರ್ಮಾನ ತೆಗೆದುಕೊಂಡಿದ್ದೇವೆ. ಬಿಜೆಪಿ ಈ ವಿಚಾರದಲ್ಲಿ ವಿಫಲವಾಗಿದೆ' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಗೃಹ ಸಚಿವರ ಭೇಟಿಯಾದ ಎಸ್‌ಐಟಿ ತಂಡ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಿದ ಎಸ್‌ಐಟಿ ತಂಡ ಬುಧವಾರ ಬೆಳಗಾವಿಗೆ ಬಂದು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಅವರನ್ನು ಭೇಟಿ ಮಾಡಿ ಚರ್ಚಿಸಿತು.

ವಿಚಾರಣೆ 26ಕ್ಕೆ ಮುಂದೂಡಿಕೆ

ಬೆಳ್ತಂಗಡಿ (ದಕ್ಷಿಣ ಕನ್ನಡ): ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಯ ವರದಿಗೆ ಸಂಬಂಧಿಸಿದ ವಿಚಾರಣೆಯನ್ನು ಬೆಳ್ತಂಗಡಿ ನ್ಯಾಯಾಲಯ ಡಿ.26ಕ್ಕೆ ಮುಂದೂಡಿದೆ ಎಂದು ವಿಶೇಷ ತನಿಖಾ ತಂಡದ (ಎಸ್‌ಐಟಿ) ಮೂಲಗಳು ತಿಳಿಸಿವೆ.

ನ್ಯಾಯಾಲಯಕ್ಕೆ ಸಲ್ಲಿಸಿರುವುದು ಆರೋಪ ಪಟ್ಟಿಯಲ್ಲ. ಅದು ಸುಳ್ಳು ಹೇಳಿಕೆಗಳ ದೂರಿಗೆ ಸಂಬಂಧಿಸಿದ ವರದಿಯಷ್ಟೆ. ಅದನ್ನು ತಿರಸ್ಕರಿಸುವ ಅಥವಾ ಪುರಸ್ಕರಿಸುವುದು ನ್ಯಾಯಾಲಯಕ್ಕೆ ಬಿಟ್ಟ ವಿಚಾರ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಇನ್ನಷ್ಟು ಮಾಹಿತಿಗಳನ್ನು ಕಲೆ ಹಾಕಲು ತಂಡ ಪ್ರಯತ್ನಿಸುತ್ತಿದೆ ಎಂದು ಮೂಲಗಳು ಹೇಳಿವೆ.

ಮೌಢ್ಯ: ಪತ್ನಿಗೆ ಹಿಂಸೆ


ವಿಜಯಪುರ: ಮೈಯಲ್ಲಿ ಗಾಳಿ (ದೆವ್ವ) ಹೊಕ್ಕಿದೆ ಎಂದು ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ಆಕೆಯ ಪತಿ ದುಂಡೇಶ ದಳವಾಯಿ, ಅತ್ತೆ-ಮಾವ, ಮಾಟಗಾತಿ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

ತಾಲ್ಲೂಕಿನ ಹೊನ್ನುಟಗಿ ಗ್ರಾಮದ ಜ್ಯೋತಿ (31) ದೂರು ನೀಡಿದ್ದಾರೆ. '3 ಹೆಣ್ಣು ಮಕ್ಕಳ ಹೆತ್ತಿದ್ದೇನೆ ಎಂದು ಪತಿ, ಅತ್ತೆ, ಮಾವ ಕಿರುಕುಳ ನೀಡುತ್ತಿದ್ದರು' ಎಂದು ದೂರಿದ್ದಾರೆ.

ಪ್ರಸ್ತಾವನೆಯ ಆಶಯ, ಆಶಾಭಾವ

ಸಂವಿಧಾನವೇ ಬೆಳಕು

• ಸುಕೃತ ಎಸ್.



ಸಂವಿಧಾನ ರಚನೆಗೆ ಮುಂದಡಿ ಇಡುವುದಕ್ಕೂ ಮೊದಲು ನಮಗೆ ಕೆಲವು ಸ್ಪಷ್ಟತೆಗಳಿರಬೇಕು. ಇಲ್ಲಿಯವರೆಗೆ ನಮಗೆ ನಮ್ಮದೇ ಆದ ಭಾರತದ ಕಲ್ಪನೆಗಳಿದ್ದವು. ಈಗ ಈ ಕಲ್ಪನೆಗಳನ್ನು ಕಾರ್ಯರೂಪಕ್ಕೆ ತರುವ ಹೊಸ್ತಿಲಲ್ಲಿದ್ದೇವೆ. ಮೊದಲು ನಮಗೆ ಈ ಕಲ್ಪನೆಗಳ ಬಗ್ಗೆ ಸ್ಪಷ್ಟತೆ ಇರಬೇಕು, ಇದನ್ನೇ ನಾವು ದೇಶದ ಜನರಿಗೆ ನೀಡಬೇಕು; ಮತ್ತು ಜಗತ್ತಿಗೆ ಕೂಡ. ನಮ್ಮ ಗುರಿ, ನಮ್ಮ ಆಶೋತ್ತರಗಳ ಈ ಸಂಕಲ್ಪವನ್ನು (ರೆಸಲ್ಯೂಷನ್) ನಾನು ನಿಮ್ಮ ಮುಂದಿಡುತ್ತಿದ್ದೇನೆ.

ಜವಾಹರಲಾಲ್ ನೆಹರೂ, (ಸಂವಿಧಾನವು ಹೇಗಿರಬೇಕು ಎನ್ನುವ ಬಗ್ಗೆ ನೆಹರೂ ಅವರು 1946ರ ಡಿಸೆಂಬರ್ 13ರಂದು ಸಂವಿಧಾನ ಕರಡು ರಚನಾ ಸಮಿತಿ ಸಭೆಯಲ್ಲಿ ನಿರ್ಣಯ ಮಂಡಿಸಿ ಆಡಿದ ಮಾತು)

ಸಂವಿಧಾನದ ಪ್ರಸ್ತಾವನೆಯೇ ಸಂವಿಧಾನದ ಸಾರಸತ್ವ, ಆಶಯ. ನಮ್ಮ ದೇಶ, ಅಂದರೆ ನಾವು– ಜನರು ಹೇಗಿರಬೇಕು? ಯಾವ ರೀತಿಯಲ್ಲಿ ಬದುಕಬೇಕು? ದೇಶ ಕಟ್ಟುವ ಬಗೆ ಹೇಗೆ? ನಮ್ಮೆಲ್ಲರ ಕರ್ತವ್ಯದ ಜೊತೆ ಜೊತೆಗೆ ನಮ್ಮ ಹಕ್ಕುಗಳು ಯಾವುವು ಎಂಬುದನ್ನು ವಿವರಿಸುತ್ತಾ, ಸದಾ ಎಚ್ಚರದಲ್ಲಿ ಇರುವಂತೆ ಪ್ರಸ್ತಾವನೆಯು ನಮ್ಮನ್ನು ಪ್ರೇರೇಪಿಸುತ್ತಲೇ ಇರುವ ಶಕ್ತಿಧಾತುವಾಗಿದೆ.

ಅಂದು, ಅಮೆರಿಕ ಮತ್ತು ಐರೋಪ್ಯ ದೇಶಗಳ ಸಂವಿಧಾನಗಳು ನಮ್ಮ ಮುಂದಿದ್ದವು. ಇವುಗಳಿಂದ ನಾವು ಹಲವು ಅಂಶಗಳನ್ನು ಪಡೆದುಕೊಂಡಿದ್ದೇವೆ. ಆದರೆ, ಭಾರತವು ಆ ಎಲ್ಲ ದೇಶಗಳಿಗಿಂತ ಭಿನ್ನವಾಗಿರುವ ದೇಶ. ನಮ್ಮ ಇತಿಹಾಸ, ಸಂಸ್ಕೃತಿ, ಭಾಷೆ, ವಿವಿಧ ತತ್ವ ಸಿದ್ಧಾಂತಗಳು, ಪರಂಪರೆಗಳು– ಹೀಗೆ ನಮ್ಮದು ವೈವಿಧ್ಯದಲ್ಲಿ ಏಕತೆಯನ್ನು ಪ್ರತಿಪಾದಿಸುವ, ಪ್ರತಿಬಿಂಬಿಸುವ ವೈಶಿಷ್ಟ್ಯಪೂರ್ಣ ದೇಶ. ನಮ್ಮಲ್ಲಿ ಬೇರೂರಿರುವ ಜಾತಿ ವ್ಯವಸ್ಥೆ, ಅದರಿಂದ ಉಂಟಾಗಿರುವ ಅಸಮಾನತೆಯೂ ಇದೆ. ಕೋಮುದ್ವೇಷ, ಲಿಂಗ ತಾರತಮ್ಯ, ಮೌಢ್ಯ, ತೀವ್ರ ಬಡತನ ಮತ್ತು ಆರ್ಥಿಕ ಅಸಮಾನತೆ– ಇಂಥ ಸಮಸ್ಯೆಗಳೂ ಇಂದಿನಂತೆಯೇ ಅಂದೂ ನಮ್ಮ ಮುಂದಿದ್ದವು.

ಸ್ವಾತಂತ್ರ್ಯ ಪಡೆದಾಗ, ಭವಿಷ್ಯವೇ ಇಲ್ಲ, ಭವಿಷ್ಯವನ್ನು ರೂಪಿಸಿಕೊಳ್ಳುವುದು ಸಾಧ್ಯವೇ ಇಲ್ಲವೇನೋ ಅನ್ನುವಂಥ ಸ್ಥಿತಿಯಲ್ಲಿ ಈ ದೇಶವಿತ್ತು. ಹೊಸ ಕನಸುಗಳು, ಭರವಸೆಗಳನ್ನು ದೇಶದ ಜನರಿಗೆ ನೀಡಬೇಕಿತ್ತು. ಜಗತ್ತಿನೆದುರು ಈ ದೇಶವನ್ನು ಹಿಡಿದು ನಿಲ್ಲಿಸಬೇಕಿತ್ತು. ಸಂವಿಧಾನವು ಆ ಮಹೋನ್ನತ ಕಾಯಕಕ್ಕೆ ಬೇಕಾದ ದಾರಿಯೊಂದನ್ನು ತನ್ನ ಪ್ರಸ್ತಾವನೆಯ ಮುಖೇನ ಧಾರೆ ಎರೆದು, ಭಾರತವು ಬಲಶಾಲಿಯಾಗಿ ಬೆಳೆಯುವಂತೆ ಮಾಡಿತು.

ನಮ್ಮ ಸಂವಿಧಾನ ಹೇಗಿರಬೇಕು ಎಂಬುದನ್ನು ನಿರ್ಧರಿಸಲು ಜವಾಹರಲಾಲ್ ನೆಹರೂ ಅವರು ಮೊದಲಿಗೆ 8 ಅಂಶಗಳಿರುವ ನಿರ್ಣಯ ಒಂದನ್ನು ಸಭೆಯಲ್ಲಿ ಮುಂಡಿಸಿದ್ದರು. ಈ ಅಂಶಗಳನ್ನು ಇಟ್ಟುಕೊಂಡೇ ಪ್ರಸ್ತಾವನೆಯನ್ನೂ ರಚಿಸಲಾಗಿದೆ. ಅವುಗಳಲ್ಲಿ ಕೆಲವು ಇಂತಿವೆ:

- **ಈ ದೇಶವು ಸ್ವತಂತ್ರ್ಯ ಸಾರ್ವಭೌಮ ಗಣರಾಜ್ಯವಾಗಬೇಕು**
- **ಸ್ವತಂತ್ರ ಸಾರ್ವಭೌಮ ಭಾರತದ ಸರ್ಕಾರವು ಜನರಿಂದಲೇ ಆಯ್ಕೆಯಾಗಿರಬೇಕು**
- **ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾದ ನ್ಯಾಯ, ಎಲ್ಲರಿಗೂ ಸಮಾನ ಅವಕಾಶ, ಕಾನೂನಿನ ಮುಂದೆ ಎಲ್ಲರೂ ಸಮಾನರು. ಯೋಚನೆಯ, ಅಭಿವ್ಯಕ್ತಿಯ, ಯಾವುದೇ ನಂಬಿಕೆಯನ್ನು ಅನುಸರಿಸುವ, ಯಾವುದೇ ದೇವರನ್ನು ಪೂಜಿಸುವ, ಪ್ರವಾಸದ ಸ್ವಾತಂತ್ರ್ಯ ಇರಬೇಕು**
- **ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ಆದಿವಾಸಿಗಳು ನೆಲಸಿರುವ ಪ್ರದೇಶಗಳು ಮತ್ತು ಶೋಷಿತರು ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಅಗತ್ಯ ರಕ್ಷಣೆ ನೀಡಬೇಕು**
- **ಮಾನವನ ಒಳಿತಿಗೆ, ಜಗತ್ತಿನ ಶಾಂತಿಗಾಗಿ ಭಾರತವು ಕೊಡುಗೆ ನೀಡಲು ಇಚ್ಛಿಸುತ್ತದೆ**

ತಮ್ಮ ನಿರ್ಣಯಕ್ಕೆ ಸಂಬಂಧಿಸಿದಂತೆ ಕೆಲವು ಸದಸ್ಯರ ಆಕ್ಷೇಪಗಳ ಬಗ್ಗೆ ನೆಹರೂ ಅವರು ಸಭೆಯಲ್ಲಿ ಪ್ರಸ್ತಾಪಿಸಿದ್ದರು. 'ಪ್ರಜಾಪ್ರಭುತ್ವ' ಮತ್ತು 'ಸಮಾಜವಾದ' ಎನ್ನುವ ಎರಡು ಪದಗಳನ್ನು ಬಳಸಿಲ್ಲ ಎಂಬುದೇ ಆ ಆಕ್ಷೇಪವಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ನೆಹರೂ, ಈ ಪ್ರಸ್ತಾವನೆಯಲ್ಲಿ ಕೆಲವು ಪಾರಿಭಾಷಿಕ ಪದಗಳನ್ನು ಉದ್ದೇಶಪೂರ್ವಕವಾಗಿಯೇ ಬಳಸಿಲ್ಲ. ಆದರೆ, ನಮ್ಮ ಇಡೀ ನಿರ್ಣಯವು ಈ ಎರಡು ಪರಿಕಲ್ಪನೆಗಳ ಆಧಾರದಲ್ಲಿಯೇ ರೂಪುಗೊಂಡಿದೆ ಎಂದಿದ್ದರು. ಇದಾದ 26 ವರ್ಷಗಳ ಬಳಿಕ ಇಂದಿರಾ ಗಾಂಧಿ ಅವರು ಪ್ರಧಾನಿ ಆಗಿದ್ದ ಸಂದರ್ಭದಲ್ಲಿ ಸಂವಿಧಾನಕ್ಕೆ 42ನೇ ತಿದ್ದುಪಡಿ ತಂದು, ಪ್ರಸ್ತಾವನೆಯಲ್ಲಿ 'ಸಮಾಜವಾದ' ಮತ್ತು 'ಜಾತ್ಯತೀತ' ಪದಗಳನ್ನು ಸೇರಿಸಲಾಯಿತು.

ಪ್ರಸ್ತಾವನೆ ಸಾರುವುದೇನು?

ಭಾರತದ ಜನರಾದ ನಾವು: ದೇಶದಲ್ಲಿ ಜನರೇ ಸಾರ್ವಭೌಮರು. ಇದು ಜನರಿಂದಲೇ ನಡೆಯುವ ದೇಶ

ಸಾರ್ವಭೌಮತ್ವ: ಇತರೆ ಯಾವ ದೇಶದ ನಿಯಂತ್ರಣವೂ ಇಲ್ಲದೆ, ಸ್ವತಂತ್ರ ಆಡಳಿತದ ದೇಶ

ಸಮಾಜವಾದಿ: ಖಾಸಗಿ ಕ್ಷೇತ್ರವೇ ಪ್ರಧಾನವಾಗದಂತೆ ಆರ್ಥಿಕ ಚುವಟಿಕೆಗಳಲ್ಲಿ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರಗಳು ಸಮನಾಗಿ ಒಟ್ಟುಗೂಡಿ ದೇಶದ ಆರ್ಥಿಕ ಪ್ರಗತಿಗಾಗಿ ದುಡಿಯುವುದು

ಜಾತ್ಯತೀತ: ಎಲ್ಲ ಜಾತಿ, ಧರ್ಮ, ನಂಬಿಕೆಗಳಿಗೂ ಸಮಾನ ಗೌರವ, ಆದರ ನೀಡುವ ದೇಶ

ಪ್ರಜಾಪ್ರಭುತ್ವವಾದಿ: ಜನರ ಆಶೋತ್ತರಗಳಿಗೆ ಅನುಗುಣವಾಗಿ ಚುನಾವಣೆ ಮೂಲಕ ಜನರೇ ಆರಿಸಿದ ಸರ್ಕಾರದ ಆಡಳಿತ ಇರುವ ದೇಶ

ಗಣರಾಜ್ಯ: ದೇಶದ ಎಲ್ಲ ಸರ್ಕಾರದ ಪ್ರಮುಖರೂ ಜನರಿಂದಲೇ ಆಯ್ಕೆಗೊಂಡು ಆಡಳಿತ ನಡೆಸುವ ದೇಶ

ನ್ಯಾಯ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ: ಜಾತಿ, ಧರ್ಮ, ಲಿಂಗ – ಹೀಗೆ ಯಾವ ಆಧಾರದಲ್ಲಿಯೂ ಯಾರನ್ನೂ ತಾರತಮ್ಯದಿಂದ ನೋಡದೆ, ಎಲ್ಲರೂ ಒಂದೇ ಎಂದು ಕಾಣುವ ದೇಶ

ನಾಗರಿಕ ಸ್ವಾತಂತ್ರ್ಯ: ಜನರು ಬೇಕಾದ ಜೀವನ ವಿಧಾನವನ್ನು, ತಮ್ಮಿಷ್ಟದ ರಾಜಕೀಯ ಸಿದ್ಧಾಂತ ಅಥವಾ ಅಭಿಪ್ರಾಯವನ್ನು ಇಟ್ಟುಕೊಳ್ಳುವ ಸ್ವಾತಂತ್ರ್ಯ ಇರುವ ದೇಶ

ಸಮಾನತೆ: ಜಾತಿ, ಧರ್ಮ, ಲಿಂಗ, ಶ್ರೀಮಂತ, ಬಡವ, ಚರ್ಮದ ಬಣ್ಣ– ಹೀಗೆ ಯಾವ ಆಧಾರದ ಮೇಲೆಯೂ ತಾರತಮ್ಯ ಮಾಡದೆ, ಸಮಾನ ಅವಕಾಶಗಳನ್ನೂ ಸ್ಥಾನಮಾನವನ್ನೂ ನೀಡುವ ದೇಶ

ಭ್ರಾತೃತ್ವ: ದೇಶದ ಜನರೊಟ್ಟಿಗೆ ಸಹೋದರತ್ವದಿಂದ ಇರುವ, ವ್ಯಕ್ತಿ ಗೌರವವನ್ನು ಎತ್ತಿ ಹಿಡಿಯುವ ದೇಶ

ಸುದೀರ್ಘ ಚರ್ಚೆಯ ಬಳಿಕ 1949ರ ನವೆಂಬರ್‌ನಲ್ಲಿ ಒಪ್ಪಿಕೊಂಡ ಈ ಪ್ರಸ್ತಾವನೆಯನ್ನು ನಾವು ನಮಗೇ ಸಮರ್ಪಿಸಿಕೊಂಡಿದ್ದೇವೆ.

ಧರ್ಮಸ್ಥಳ ಬೆಳವಣಿಗೆ ತನಿಖೆಗೆ ಆಗ್ರಹಿಸಿ 'ಕೊಂದವರು ಯಾರು' ಸಹಿ ಸಂಗ್ರಹ ಅಭಿಯಾನ

ಬುರುಡೆಯನ್ನಲ್ಲ, ಸಾವಿನ ತನಿಖೆ ನಡೆಸಿ: ನಾಗಲಕ್ಷ್ಮೀ ಚೌಧರಿ

ಪ್ರಜಾವಾಣಿ ವಾರ್ತೆ

ಬೆಂಗಳೂರು: '20 ವರ್ಷಗಳಲ್ಲಿ ಧರ್ಮಸ್ಥಳದ ಆಸುಪಾಸಿನಲ್ಲಿ ನಡೆದ ಅತ್ಯಾಚಾರ, ನಾಪತ್ತೆ, ಸಾವುಗಳ ಬಗ್ಗೆ ತನಿಖೆ ನಡೆಸಿ ಎಂದು ಎಸ್‌ಐಟಿಗೆ ಪತ್ರ ಬರೆದಿದ್ದೇನೆಯೇ ಹೊರತು ಬುರುಡೆ ಚಿನ್ನಯ್ಯನಿಗಾಗಿ ಅಲ್ಲ' ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು.

'ಕೊಂದವರು ಯಾರು' ಅಭಿಯಾನದ ಅಂಗವಾಗಿ 'ನನ್ನ ದನಿ ನನ್ನ ಸಹಿ' 'ಮಹಿಳೆಯರ ಹಕ್ಕುಗಳು ಮಾನವ ಹಕ್ಕುಗಳು ಸಹಿ ಸಂಗ್ರಹದ ಮನವಿಯನ್ನು ಸರ್ಕಾರದ ಪರವಾಗಿ ಸ್ವೀಕರಿಸಿ ಅವರು ಮಾತನಾಡಿದರು.

'ಎಸ್‌ಐಟಿ ದಾರಿ ತಪ್ಪುತ್ತಿದೆ. ಬುರುಡೆ ಚಿನ್ನಯ್ಯನ ತನಿಖೆಗೆ ಸೀಮಿತವಾಗುತ್ತಿದೆ ಎಂದು ಅನಿಸಿದ ಕಾರಣ ಪತ್ರ ಬರೆದೆ. ಚಿನ್ನಯ್ಯ ಒಬ್ಬ ಸಾಕ್ಷಿ ಅಷ್ಟೇ. ಅವನು ಹೇಳಿದ್ದು ಸತ್ಯವೋ, ಸುಳ್ಳೋ ಎಂಬುದನ್ನು ನೀವು ಕಂಡುಕೊಳ್ಳಿ. ಆದರೆ, ಎಸ್‌ಐಟಿ ತನಿಖೆ ಅಂದರೆ ಅಷ್ಟಕ್ಕೇ ಸೀಮಿತವಾಗಬಾರದು' ಎಂದು ತಿಳಿಸಿದರು.

'ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವಾದರೆ, ಕೊಲೆಯಾದರೆ, ಹೆಣ್ಣುಮಕ್ಕಳು ನಾಪತ್ತೆಯಾದರೆ ನ್ಯಾಯಕ್ಕಾಗಿ ಪತ್ರ ಬರೆದರೆ ನನ್ನನ್ನು ಎಡಪಂಥೀಯಳೆಂದು ಬಿಂಬಿಸಿದರು. ನ್ಯಾಯ ಕೇಳಿದ ಕೂಡಲೇ ಹೇಗೆ ಎಡಪಂಥೀಯಳಾಗುತ್ತೇನೆ? ಮಹಿಳೆಗೆ ಯಾವ ಜಾತಿ, ಧರ್ಮ, ಪಂಥಗಳು ಇರುವುದಿಲ್ಲ. ಆಕೆ ಯಾವುದೇ ಧರ್ಮದಲ್ಲಿದ್ದರೂ ದೌರ್ಜನ್ಯಗಳು ನಡೆದೇ ನಡೆಯುತ್ತವೆ. ಧರ್ಮಸ್ಥಳದಲ್ಲಿ ದೌರ್ಜನ್ಯಕ್ಕೆ ಒಳಗಾದವರು, ಸಾವಿಗೀಡಾದವರೆಲ್ಲ ಹಿಂದೂ ಮಹಿಳೆಯರೇ ಆಗಿದ್ದಾರೆ. ಅವರ ಪರ ಧ್ವನಿ ಎತ್ತುವುದು ತಪ್ಪಾ' ಎಂದು ಪ್ರಶ್ನಿಸಿದರು.

ಒಬ್ಬಳು ಮಹಿಳೆ ಮಾಡುವ ಹೋರಾಟ ಕಥೆಯಾಗುತ್ತದೆ. ಎಲ್ಲ ಮಹಿಳೆಯರು ಸೇರಿ ಹೋರಾಡಿದರೆ ಕ್ರಾಂತಿಯಾಗುತ್ತದೆ ಎಂದರು.

ಸಿನಿಮಾ ನಿರ್ದೇಶಕಿ ಕವಿತಾ ಲಂಕೇಶ್ ಮಾತನಾಡಿ, 'ನಟಿ ಶ್ರುತಿ ಹರಿಹರನ್ ತನಗಾದ ಕಿರುಕುಳದ ಬಗ್ಗೆ ದೂರಿದಾಗ ಅವರು ದೇವಸ್ಥಾನ ಕಟ್ಟಿಸುತ್ತಿದ್ದಾರೆ. ಮೋದಿ ಪರ ಇದ್ದಾರೆ. ಅದಕ್ಕಾಗಿ ಆರೋಪ ಮಾಡಲಾಗಿದೆ ಎಂದೆಲ್ಲ ಕೆಲವರು ಟೀಕಿಸಿದರು. ಹೆಣ್ಣುಮಗಳೊಬ್ಬಳು ತನಗೆ ಕಿರುಕುಳ ಆಗಿದೆ ಎಂದು ಹೇಳಿದರೆ ಅದಕ್ಕೆ ಮೋದಿಯನ್ನು ಯಾಕೆ ಎಳೆದು ತರುತ್ತಾರೆ ಎಂಬುದು ಗೊತ್ತಾಗುತ್ತಿಲ್ಲ' ಎಂದರು.

'ಧರ್ಮಸ್ಥಳದಲ್ಲಿ ನಡೆದಿರುವ ದೌರ್ಜನ್ಯ, ಕೊಲೆಗಳಿಗೆ ನ್ಯಾಯ ಸಿಗುವವರೆಗೆ ಹೋರಾಟ ನಡೆಯಬೇಕು. ಆ ಹೋರಾಟಕ್ಕೆ ನನ್ನ ಬೆಂಬಲವಿದೆ' ಎಂದು ತಿಳಿಸಿದರು.

ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವೂ ಸೇರಿದಂತೆ ಎಲ್ಲ ಪ್ರಕರಣಗಳಿಗೆ ನ್ಯಾಯಕ್ಕಾಗಿ ಆಗ್ರಹಿಸಿ ನಡೆದ 'ಕೊಂದವರು ಯಾರು' ಅಭಿಯಾನದಲ್ಲಿ 20 ಸಾವಿರಕ್ಕೂ ಅಧಿಕ ಸಹಿ ಸಂಗ್ರಹಿಸಲಾಗಿದೆ. ಸಹಿ ಮಾಡಿದವರಲ್ಲಿ ಮಹಿಳೆಯರಿಗಿಂತ ಪುರುಷರೇ ಹೆಚ್ಚಿದ್ದಾರೆ ಎಂದು ಜನವಾದಿ ಮಹಿಳಾ ಸಂಘಟನೆಯ ಗೌರಮ್ಮ ತಿಳಿಸಿದರು. 'ಕೊಂದವರು ಯಾರು?' ಕೃತಿಯನ್ನು ಜನಾರ್ಪಣೆ ಮಾಡಲಾಯಿತು. ಕೃಷಿ ತಜ್ಞೆ ವಿ. ಗಾಯತ್ರಿ ಅಧ್ಯಕ್ಷತೆ ವಹಿಸಿದ್ದರು. ಚಿಂತಕಿ ಮಧು ಭೂಷಣ್, ಬರಹಗಾರ್ತಿ ಚಂಪಾವತಿ, ಹೋರಾಟಗಾರರಾದ ಮಮತಾ, ಮಲ್ಲಿಗೆ ಸಿರಿಮನೆ ಭಾಗವಹಿಸಿದ್ದರು.



ಸಹಿ ಸಂಗ್ರಹದ ಮನವಿಯನ್ನು ನಾಗಲಕ್ಷ್ಮೀ ಚೌಧರಿ ಅವರ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು ಪ್ರಜಾವಾಣಿ ಚಿತ್ರ



ಹುಬ್ಬಳ್ಳಿಯಲ್ಲಿ ಬುಧವಾರ ನಡೆದ ಹುಬ್ಬಳ್ಳಿ ವಲಯದ 'ಪ್ರಜಾವಾಣಿ–ರಸಪ್ರಶ್ನೆ ಚಾಂಪಿಯನ್‌ಶಿಪ್' ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಉಡುಪಿ ಜಿಲ್ಲೆ ಬ್ರಹ್ಮಾವರದ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್‌ನ ಸೃಜನ್ ನವೀನ್ ಯಾಪಲಪರ್ವಿ ಹಾಗೂ ತಕ್ಷಕ್ ಶೆಟ್ಟಿ ಅವರಿಗೆ ₹5 ಸಾವಿರ ಮೊತ್ತದ ಚೆಕ್, ಪ್ರಮಾಣಪತ್ರ ವಿತರಿಸಲಾಯಿತು. ಹುಬ್ಬಳ್ಳಿ ಶಹರ ತಹಶೀಲ್ದಾರ್ ಮಹೇಶ ಗಸ್ತೆ ಮತ್ತು ಕ್ವಿಜ್ ಮಾಸ್ಟರ್ ಮೇಘವಿ ಮಂಜುನಾಥ ಹಾಜರಿದ್ದರು

ಸ್ಮರಣಿಕೆ, ಟ್ರೋಫಿ ನಿಷೇಧ

ಬೆಳಗಾವಿ: ಸರ್ಕಾರದ ಯಾವುದೇ ಇಲಾಖೆಗಳು, ನಿಗಮ ಮಂಡಳಿಗಳು ಸಭೆ ಸಮಾರಂಭಗಳಲ್ಲಿ ಇನ್ನು ಮುಂದೆ ಸ್ಮರಣಿಕೆ ಅಥವಾ ಟ್ರೋಫಿ ಬಳಸುವುದನ್ನು ನಿಷೇಧಿಸಿ ಸಿಬ್ಬಂದಿ ಮತ್ತು ಆಡಳಿಯ ಸುಧಾರಣಾ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.

ಈಗಾಗಲೇ ಖರೀದಿಸಿರುವ ಸ್ಮರಣಿಕೆಗಳನ್ನು ಇಲಾಖಾ ಮುಖ್ಯಸ್ಥರ ಅನುಮತಿ ಪಡೆದು ವಿಲೇವಾರಿ ಅಥವಾ ದಾನ ಮಾಡಬಹುದು. ಭವಿಷ್ಯದಲ್ಲಿ ಇಂತಹ ಸಾಮಗ್ರಿಗಳನ್ನು ಖರೀದಿಸಲು ಬಜೆಟ್‌ನಲ್ಲಿಯೂ ಹಣ ಮೀಸಲಿಡುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.

ಗಣ್ಯರ ಭೇಟಿ, ಸನ್ಮಾನ ಸೇರಿದಂತೆ ಸರ್ಕಾರದ ಎಲ್ಲ ಅಧಿಕೃತ ಕಾರ್ಯಕ್ರಮಗಳಿಗೆ ಈ ಆದೇಶ ಅನ್ವಯ ಆಗಲಿದೆ. ಕ್ರೀಡಾಪಟುಗಳಿಗೆ ನೀಡುವ ಟ್ರೋಫಿಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ. ಆದರೆ, ಅಂತಹ ಟ್ರೋಫಿಗಳು ಪ್ಲಾಸ್ಟಿಕ್ ಮುಕ್ತ ಆಗಿರಬೇಕು ಎಂಬ ಷರತ್ತು ವಿಧಿಸಲಾಗಿದೆ.

ಪರಿಸರಸ್ನೇಹಿ ಸಸ್ಯಗಳು, ಪುಸ್ತಕಗಳು, ಸ್ಥಳೀಯ ಕುಶಲಕರ್ಮಿಗಳು ತಯಾರಿಸಿದ ಕರಕುಶಲ ಸಾಮಗ್ರಿಗಳನ್ನು ಬಳಸಬಹುದು. ಮರು ಬಳಕೆಯ ಕಾಗದದ ಮೇಲೆ ಮೆಚ್ಚುಗೆ ಪ್ರಮಾಣಪತ್ರಗಳನ್ನು ಸಭೆ ಸಮಾರಂಭ ಗಳಲ್ಲಿ ವಿತರಣೆ ಮಾಡಬಹುದು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.

ಭರವಸೆ ಈಡೇರಿಕೆ: ಶ್ವೇತಪತ್ರಕ್ಕೆ ಬಿಜೆಪಿ ಆಗ್ರಹ

ಉತ್ತರ ಕರ್ನಾಟಕ ಕುರಿತ ಚರ್ಚೆಯಲ್ಲಿ ವಿರೋಧ ಪಕ್ಷ ವಾಗ್ದಾಳಿ • ದಕ್ಷಿಣ ಕರ್ನಾಟಕಕ್ಕೆ ಸಮನಾಗಿ ಅಭಿವೃದ್ಧಿಗೆ ಒತ್ತಾಯ

ಪ್ರಜಾವಾಣಿ ವಾರ್ತೆ

ಸುವರ್ಣ ವಿಧಾನಸೌಧ (ಬೆಳಗಾವಿ): ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿಧಾನ ಮಂಡಲದ ಉಭಯ ಸದನಗಳಲ್ಲಿ ಆರೋಪಿಸಿರುವ ಬಿಜೆಪಿ, ಉತ್ತರ ಕರ್ನಾಟಕದ ಬಗ್ಗೆ ಸರ್ಕಾರ ನೀಡಿರುವ ಭರವಸೆಗಳ ಈಡೇರಿಕೆ ಕುರಿತು ಶ್ವೇತ ಪತ್ರಹೊರಡಿಸಬೇಕು ಎಂದು ಆಗ್ರಹಿಸಿದೆ.

'ಈಡೇರಿಸಿದ ಭರವಸೆಗಳೆಷ್ಟು?'


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯ ಈ ಹಿಂದಿನ ಅಧಿವೇಶನಗಳಲ್ಲಿ, ಕಲಬುರಗಿಯಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ನೀಡಿರುವ ಭರವಸೆಗಳಲ್ಲಿ ಎಷ್ಟು ಈಡೇರಿಸಿದ್ದಾರೆ ಎಂದು ವಿಧಾನ ಸಭೆಯಲ್ಲಿ ಚರ್ಚೆ ಆರಂಭಿಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ ಪ್ರಶ್ನಿಸಿದರು.

ಕೆಕೆಆರ್‌ಡಿಬಿ ಅನುದಾನದಡಿ ಜಿಲ್ಲಾ ತಾಲ್ಲೂಕು ಆಸ್ಪತ್ರೆ, ಪಿಎಚ್‌ಸಿ, ಸಿಎಚ್‌ಸಿ ನಿರ್ಮಿಸಲು ₹900 ಕೋಟಿ ನೀಡಲಾಗುವುದು ಎಂದು ಹೇಳಿದ್ದರು. ಇದರ ಪ್ರಗತಿ ಎಷ್ಟಾಗಿದೆ ಎಂದು ಕೇಳಿದರು.

ಆಲಮಟ್ಟಿ ಅಣೆಕಟ್ಟೆ ಎತ್ತರವನ್ನು ಎತ್ತರಿಸುವ ಯೋಜನೆ ಜಾರಿ ಮಾಡಲು ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಬೇಕಿದೆ. ಇಲ್ಲವೇ, ಎಲ್ಲ ಇಲಾಖೆಗಳಲ್ಲಿ ಶೇ 20ರಷ್ಟು ಅನುದಾನ ಕಡಿತ ಮಾಡಬೇಕು ಎಂದು ಹಣಕಾಸು ಇಲಾಖೆ ಸಲಹೆ ನೀಡಿದೆ. ಈ ಸಲಹೆಯ ಪ್ರಸ್ತಾವ ಸಚಿವ ಸಂಪುಟಕ್ಕೂ ಹೋಗಿದೆ. ನಗರಾಭಿವೃದ್ಧಿ ಇಲಾಖೆಯಲ್ಲಿ ₹2176 ಕೋಟಿ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ₹874 ಕೋಟಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣದಲ್ಲಿ ₹833 ಕೋಟಿ ಕಡಿತ ಮಾಡಬೇಕೆಂಬುದು ಪ್ರಸ್ತಾವದಲ್ಲಿದೆ. ಮುಖ್ಯಮಂತ್ರಿ ಯವರು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕಿದೆ ಎಂದು ಒತ್ತಾಯಿಸಿದರು.

'ಪ್ರವಾಹದ ಕಾರಣ ಕಲಬುರಗಿ, ಬೀದರ್, ವಿಜಯಪುರ, ಯಾದಗಿರಿ ಮತ್ತು ಇತರ ಜಿಲ್ಲೆಗಳಲ್ಲಿ 117ಕ್ಕೂ ಅಧಿಕ ಗ್ರಾಮಗಳು ಜಲಾವೃತಗೊಂಡವು. 20 ಸಾವಿರಕ್ಕೂ ಹೆಚ್ಚು ಮನೆಗಳಿಗೆ ಹಾನಿ ಆಗಿ, 14.58 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ಹಾನಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ಮಾಡಿದರು. ಅವರೂ ಕಾರಿನಲ್ಲೇ ಹೋಗಿದ್ದರೆ ಜನರ ಸಮಸ್ಯೆ ಅರಿಯಬಹುದಿತ್ತು. ಐಎಎಸ್ ಅಧಿಕಾರಿಗಳು ಹೇಳಿದ್ದನ್ನು ಕೇಳಿಕೊಂಡು ವಾಪಸ್ ಬಂದರು. ಅಧಿಕಾರಿಗಳು ಕೂಡ ಸಮೀಕ್ಷೆಗಾಗಿ ಗ್ರಾಮಗಳಿಗೆ ಹೋಗಿಲ್ಲ' ಎಂದು ಅಶೋಕ ಟೀಕಿಸಿದರು.

'ತಾರತಮ್ಯದ ಕಾರಣಕ್ಕೆ ಪ್ರತ್ಯೇಕತೆ ಕೂಗು'


ಬಿ.ವೈ. ವಿಜಯೇಂದ್ರ

ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರದಲ್ಲಿ ಸರ್ಕಾರ ಹಿಂದೇಟು ಹಾಕುತ್ತಿದ್ದು, ತಾರತಮ್ಯ ಧೋರಣೆ ಅನುಸರಿಸುತ್ತಿದೆ. ಹೀಗಾಗಿಯೇ ಪ್ರತ್ಯೇಕ ರಾಜ್ಯದ ಕೂಗು ಹಲವಾರು ಬಾರಿ ಎದ್ದಿದೆ.


ದಕ್ಷಿಣ ಕರ್ನಾಟಕದ ಅಭಿವೃದ್ಧಿಗೆ ನೀಡುತ್ತಿರುವ ಆದ್ಯತೆಯನ್ನು ಈ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ನೀಡುತ್ತಿಲ್ಲ. ಈ ಭಾಗದಲ್ಲಿ ಪ್ರವಾಹದಿಂದ ತೊಗರಿ, ಮೆಕ್ಕೆಜೋಳ, ಹೆಸರು, ಉದ್ದು ಮೊದಲಾದ ಬೆಳೆಗಳು ನಾಶವಾಗಿವೆ. ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕಿರುವುದು ಸರ್ಕಾರದ ಕರ್ತವ್ಯ. ಆದರೆ, ಸಮಸ್ಯೆ ಬಗೆಹರಿಸುವಲ್ಲಿ ಸರ್ಕಾರದ ಇಚ್ಛಾಶಕ್ತಿಯ ಕೊರತೆ ಎದ್ದು ಕಾಣುತ್ತಿದೆ. ಒಂದು ವರ್ಷ ಕಳೆದರೂ ತುಂಗಭದ್ರಾ ಅಣೆಕಟ್ಟೆಗೆ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಮುಗಿದಿಲ್ಲ. ಈ ಬಾರಿ ಆ ಭಾಗದಲ್ಲಿ ರೈತರ ಎರಡನೇ ಬೆಳೆಗೆ ನೀರು ಇಲ್ಲ. ಸರ್ಕಾರದ ವಿಳಂಬ ಧೋರಣೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ, ರೈತರಿಗೆ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು. ಉತ್ತರ ಕರ್ನಾಟಕ ಭಾಗದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ನಿವಾರಣೆಗೆ ಆದ್ಯತೆ ಮೇರೆಗೆ ಕ್ರಮ ವಹಿಸಬೇಕು.

ಬಿ.ವೈ.ವಿಜಯೇಂದ್ರ, ಬಿಜೆಪಿ

'ಆಂಧ್ರದ ಸ್ಥಿತಿ ಕರ್ನಾಟಕಕ್ಕೆ ಬೇಡ'

ಉತ್ತರ–ದಕ್ಷಿಣ ಕರ್ನಾಟಕದ ನಡುವಿನ ತಾರತಮ್ಯ ನಿವಾರಣೆಯಾಗಿಲ್ಲ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಆಂಧ್ರಪ್ರದೇಶ–ತೆಲಂಗಾಣದ ಸ್ಥಿತಿ ಕರ್ನಾಟಕಕ್ಕೂ ಬರುತ್ತದೆ ಎಂಬ ಆಕ್ರೋಶ ವಿಧಾನಪರಿಷತ್ತಿನಲ್ಲಿ ವ್ಯಕ್ತವಾಯಿತು.


'ವಿವಿಧ ವಿಷಯಗಳಲ್ಲಿ ವ್ಯತ್ಯಾಸ'


ಹಣಮಂತ ನಿರಾಣಿ

ಆರ್ಥಿಕ, ಶೈಕ್ಷಣಿಕ, ಆರೋಗ್ಯ ಕ್ಷೇತ್ರಗಳಷ್ಟೇ ಅಲ್ಲ, ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರ ಸ್ಥಾನಗಳಲ್ಲೂ ಉತ್ತರ–ದಕ್ಷಿಣದ ನಡುವೆ ವ್ಯತ್ಯಾಸಗಳಿವೆ. ದಕ್ಷಿಣ ಭಾಗಕ್ಕೆ ಹೋಲಿಸಿದರೆ 18 ಶಾಸಕರು, 31 ವಿಧಾನಪರಿಷತ್ ಸದಸ್ಯರು, ಇಬ್ಬರು ಲೋಕಸಭಾ ಸದಸ್ಯರು ಕಡಿಮೆ ಇದ್ದಾರೆ. ಇದುವರೆಗೆ ಏಳು ಮುಖ್ಯಮಂತ್ರಿಗಳು ಉತ್ತರ ಕರ್ನಾಟಕದವರು, 14 ದಕ್ಷಿಣ ಕರ್ನಾಟಕದವರು ಆಗಿದ್ದಾರೆ. ಉತ್ತರ ಕರ್ನಾಟಕದಲ್ಲಿ ಕೃಷ್ಣಾ ನದಿ ಸುಮಾರು 600 ಕಿ.ಮೀ. ಹರಿದರೂ, 15.30 ಲಕ್ಷ ಎಕರೆಯನ್ನಷ್ಟೇ ನೀರಾವರಿ ವ್ಯಾಪ್ತಿಗೆ ಒಳಪಡಿಸಲು ಸಾಧ್ಯವಾಗಿದೆ.

ಹಣಮಂತ ನಿರಾಣಿ, ಬಿಜೆಪಿ

'ಏಮ್ಸ್' ಮಂಜೂರಾತಿಗೆ ನಿರ್ಣಯ


ಶಶೀಲ್ ನಮೋಶಿ

ಕೇಂದ್ರ ಸರ್ಕಾರ ಈವರೆಗೆ 26 ಅಖಿಲ ಭಾರತ ವೈದ್ಯಕೀಯ ಕಾಲೇಜುಗಳನ್ನು (ಏಮ್ಸ್) ಮಂಜೂರು ಮಾಡಿದೆ. ಕರ್ನಾಟಕಕ್ಕೆ ಮಂಜೂರು ಮಾಡುವ ಯೋಚನೆ ಕೇಂದ್ರಕ್ಕಿದೆ. ಆದರೆ, ಸ್ಥಳ ಅಂತಿಮವಾಗಿಲ್ಲ. ರಾಜ್ಯ ಸರ್ಕಾರ ಉತ್ತರ ಕರ್ನಾಟಕಕ್ಕೆ ಮಂಜೂರು ಮಾಡುವ ಕುರಿತು ವಿಧಾನ ಮಂಡಲದ ಉಭಯ ಸದನಗಳಲ್ಲಿ ನಿರ್ಣಯ ತೆಗೆದುಕೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು.

ಶಶೀಲ್ ನಮೋಶಿ, ಬಿಜೆಪಿ

ಸಭಾಧ್ಯಕ್ಷರ ಪೀಠದ ಎದುರು ಯತ್ನಾಳ ಪ್ರತಿಭಟನೆ

ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆ ವೇಳೆ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಯತ್ನಾಳ ಅವರು ಈ ಭಾಗದ ಶಾಸಕರಿಗೆ ಮಾತನಾಡಲು ಅವಕಾಶ ನೀಡುವಂತೆ ಆಗ್ರಹಿಸಿ ಸಭಾಧ್ಯಕ್ಷರ ಪೀಠದ ಎದುರು ಪ್ರತಿಭಟಿಸಿದರು.

ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಈ ಕುರಿತ ಚರ್ಚೆ ನಡೆಸುವಂತೆ ಜೆಡಿಎಸ್‌ನ ಎಂ.ಟಿ. ಕೃಷ್ಣಪ್ಪ, ಬಿಜೆಪಿಯ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್‌ನ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಅವಕಾಶ ನೀಡಿದರು.

ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದ ಶಿವಲಿಂಗೇಗೌಡ ನಂತರ ಕೇಂದ್ರ ಸರ್ಕಾರದ ಧೋರಣೆ ಬಗ್ಗೆ ಟೀಕಿಸಲು ಮುಂದಾದರು. ಈ ವೇಳೆ ಎದ್ದು ನಿಂತ ಯತ್ನಾಳ, 'ಉತ್ತರ ಕರ್ನಾಟಕ ಭಾಗದ ಶಾಸಕರಿಗೆ ಮಾತನಾಡಲು ಅವಕಾಶ ಕೊಡಿ. ಹಳೇ ಮೈಸೂರು ಭಾಗದ ಶಾಸಕರಿಗೆ ಅವಕಾಶ ನೀಡಿದರೆ ಹೇಗೆ' ಎಂದು ಪ್ರಶ್ನಿಸಿದರು. ಸಭಾಧ್ಯಕ್ಷರ ಪೀಠದ ಎದುರು ಬಂದು ಪ್ರತಿಭಟಿಸಿದರು.

ನಿದ್ದೆಗೆ ಜಾರಿದ ಡಿಕೆಶಿ

ಪ್ರಜಾವಾಣಿ ಚಿತ್ರ: ರಂಜು ಪಿ



ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಬುಧವಾರ ಚಳಿಗಾಲದ ಅಧಿವೇಶನದ ವಿಧಾನಪರಿಷತ್ ಕಲಾಪದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಿದ್ರೆಗೆ ಜಾರಿದ್ದರು. ಗೃಹ ಸಚಿವ ಪರಮೇಶ್ವರ ಮತ್ತು ಸಭಾನಾಯಕ ಎನ್‌.ಎಸ್‌.ಬೋಸರಾಜು ಅಕ್ಕಪಕ್ಕದಲ್ಲಿದ್ದರು

ಅರಣ್ಯ ಒತ್ತುವರಿ ತೆರವಿಗೆ ಶ್ರಮಿಸಿ: ಖಂಡ್ರೆ

ಪ್ರಜಾವಾಣಿ ವಾರ್ತೆ

ಸುವರ್ಣ ವಿಧಾನಸೌಧ (ಬೆಳಗಾವಿ): 'ಅರಣ್ಯ ಪ್ರದೇಶ ಒತ್ತುವರಿ ಒಂದು ದೊಡ್ಡ ಸಮಸ್ಯೆ. ಆ ಒತ್ತುವರಿಗಳನ್ನು ತೆರವು ಮಾಡಿಸಲು ಆದ್ಯತೆ ನೀಡಿ' ಎಂದು ನೂತನವಾಗಿ ನೇಮಕ ಗೊಂಡ 21 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ (ಎಸಿಎಫ್) ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಕಿವಿಮಾತು ಹೇಳಿದರು.

ನೂತನವಾಗಿ ನೇಮಕಗೊಂಡು ತರಬೇತಿ ಪೂರೈಸಿ, ಸೇವೆಗೆ ಲಭ್ಯವಾದ 21 ಎಸಿಎಫ್‌ಗಳಿಗೆ ಸುವರ್ಣ ವಿಧಾನಸೌಧದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ನಿಷ್ಠೆ ಮತ್ತು ದಕ್ಷತೆಯ ಪ್ರಮಾಣವಚನ ಬೋಧಿಸಿ ಅವರು ಮಾತನಾಡಿದರು.

'ಎಲ್ಲ ಪದವೀಧರರಿಗೂ ಸರ್ಕಾರಿ ನೌಕರಿಯ ಅವಕಾಶ ಸಿಗುವುದಿಲ್ಲ. ನಿಮಗೆ ಸಿಕ್ಕಿರುವ ಅವಕಾಶವನ್ನು ಸರಿಯಾಗಿ ಬಳಸಿಕೊಂಡು, ಅರಣ್ಯ ಸಂರಕ್ಷಣೆಗೆ ಶ್ರಮಿಸಿ. ಇದು ಅತ್ಯಂತ ಮಹತ್ವದ ಇಲಾಖೆಯಾಗಿದ್ದು, ಪ್ರಕೃತಿ, ಪರಿಸರ, ಪಕ್ಷಿ-ಪ್ರಾಣಿ-ಕೀಟ ಸಂಕುಲ ಉಳಿಸುವ ಮತ್ತು ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸುವ ಅವಕಾಶ ನಿಮಗೆ ಸಿಕ್ಕಿದೆ. ಅರಣ್ಯವನ್ನು ರಕ್ಷಿಸಿ' ಎಂದು ಕರೆ ನೀಡಿದರು.

ಇಲಾಖೆ ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚೌವ್ಹಾಣ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

'ಕಿಂಗ್ ಈಸ್ ಅಲೈವ್' ಎಂಬ ಹೇಳಿಕೆ ಉಲ್ಲೇಖಿಸಿದ ಆರ್. ಅಶೋಕ • ಕಾವೇರಿದ ಚರ್ಚೆ

ನಾಯಕತ್ವ ಬದಲು: 'ಕೈ'–'ಕಮಲ' ಜಟಾಪಟಿ

ಪ್ರಜಾವಾಣಿ ವಾರ್ತೆ

ಸುವರ್ಣ ವಿಧಾನಸೌಧ (ಬೆಳಗಾವಿ): ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಅಧಿಕಾರ ಹಂಚಿಕೆ ಕುರಿತ ಗೊಂದಲವನ್ನು ವಿರೋಧ ಪಕ್ಷದ ನಾಯಕ ಆರ್.ಅಶೋಕ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದಾಗ, ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ಬೈರತಿ ಸುರೇಶ್ ಅವರು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ಕಿತ್ತಾಟ ಪ್ರಸ್ತಾಪಿಸಿ ತಿರುಗೇಟು ಕೊಟ್ಟರು.

ಉತ್ತರ ಕರ್ನಾಟಕದ ಮೇಲಿನ ಚರ್ಚೆ ವೇಳೆ ಅಶೋಕ ಅವರು, 'ಈ ಭಾಗದ ಸಮಸ್ಯೆಗಳನ್ನು ಬಗೆಹರಿಸಲು ಸಮರ್ಥ ನಾಯಕತ್ವ ಬೇಕು. ಈಗ ನಾಯಕತ್ವದ ಗೊಂದಲ ನಡೆದಿದೆ. ಕಾಂಗ್ರೆಸ್ ಶಾಸಕರಿಂದಲೇ ಗೊಂದಲಕಾರಿ ಹೇಳಿಕೆಗಳು ಬರುತ್ತಿವೆ' ಎಂದು ಹೇಳಿದರು.

'ಸಮರ್ಥ ನಾಯಕತ್ವ ಇಲ್ಲ ಎಂದರೆ ಉತ್ತರ ಕರ್ನಾಟಕದ ಸಮಸ್ಯೆಗಳೇ ಗೋವಿಂದ' ಎಂದ ಅಶೋಕ ಅವರು, ವಿಧಾನಪರಿಷತ್‌ನ ಕಾಂಗ್ರೆಸ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರ 'ಎಕ್ಸ್' ಸಂದೇಶದ ಕುರಿತು ಗಮನ ಸೆಳೆದರು.



ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ವಿಧಾನಸಭೆ ಕಲಾಪದಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮಾತನಾಡಿದರು

'ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು 'ಮುಖ್ಯಮಂತ್ರಿ' ಎಂದು ಸ್ವಾಗತದ ಸಂದೇಶ ಹಾಕಿದ್ದರು. ಆ ಬಳಿಕ ಕಣ್ತಪ್ಪಿನಿಂದ ಆಗಿದೆ ಎಂದು ಸಮಜಾಯಿಷಿ ನೀಡಿದರು. ಈ ಬಗ್ಗೆ ಮುಖ್ಯಮಂತ್ರಿಯವರು ಸ್ಪಷ್ಟನೆ ನೀಡಬೇಕು' ಎಂದು ಆಗ್ರಹಿಸಿದರು.

ಸಚಿವ ಬೈರತಿ ಸುರೇಶ್ ಅವರ 'ಕಿಂಗ್ ಈಸ್ ಅಲೈವ್' ಎಂಬ ಹೇಳಿಕೆ ಉಲ್ಲೇಖಿಸಿದ ಅಶೋಕ, 'ಇದರ ಅರ್ಥ ಏನು? ಮುಖ್ಯಮಂತ್ರಿಯವರು ಗಟ್ಟಿಯಾಗಿ, ಕಲ್ಲು ಬಂಡೆಯಂತಿದ್ದಾರಲ್ಲವೇ? ಈ ಮಾತು ಕೇಳಿದರೆ ಯಾರಿಗಾದರೂ ಸಂದೇಹ ಬರುವುದಿಲ್ಲವೇ' ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಬೈರತಿ ಸುರೇಶ್, 'ಮಾಧ್ಯಮದವರು ನಾಯಕತ್ವದ ಪ್ರಶ್ನೆ ಕೇಳಿದಾಗ 'ಕಿಂಗ್ ಈಸ್ ಅಲೈವ್' ಎಂದು ಹೇಳಿದ್ದೆ. ಇದಕ್ಕೆ ವಿಪರೀತ ಅರ್ಥ ಕಲ್ಪಿಸಬೇಕಿಲ್ಲ. ನಮ್ಮ ನಾಯಕರು ಗಟ್ಟಿಮುಟ್ಟಾಗಿದ್ದಾರೆ. ನಾಯಕತ್ವದ ತೀರ್ಮಾನವನ್ನು ಹೈಕಮಾಂಡ್ ಮಾಡುತ್ತದೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಅವರು ಅಣ್ಣ–ತಮ್ಮಂದಿರ ರೀತಿ ಕೆಲಸ ಮಾಡುತ್ತಿದ್ದಾರೆ' ಎಂದು ಹೇಳಿದರು. ಆಗ ಬಿಜೆಪಿ ಸದಸ್ಯರು, 'ಹೋ' ಎಂದು ಕೂಗಿದರು.

'ನೀವು ಯಾರ ಪರ, ಮುಖ್ಯಮಂತ್ರಿ ಪರವೋ' ಎಂದು ಅಶೋಕ ಪ್ರಶ್ನಿಸಿದಾಗ, 'ನನ್ನ ನಿಯತ್ತು ಕಾಂಗ್ರೆಸ್ ಪಕ್ಷ ಮತ್ತು ಸಿದ್ದರಾಮಯ್ಯ ಸಾಹೇಬ್ರಿಗೆ. ಮೊದಲು ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ನೋಡಿಕೊಳ್ಳಿ. ಅಧ್ಯಕ್ಷ ಸ್ಥಾನಕ್ಕೆ ಕಿತ್ತಾಟ ನಡೆಯುತ್ತಿದೆ. ಅವರನ್ನು ಕೆಳಗಿಳಿಸುವ ಕೆಲಸ ನಡೆಯುತ್ತಿದೆ' ಎಂದು ಸುರೇಶ್ ತಿರುಗೇಟು ನೀಡಿದರು.

ಸುರೇಶ್ ನೆರವಿಗೆ ಧಾವಿಸಿದ ಪ್ರಿಯಾಂಕ್ ಖರ್ಗೆ ಅವರು, 'ನಿಮ್ಮ ಅವಧಿಯಲ್ಲಿ ಎಷ್ಟು ಬಾರಿ ಮುಖ್ಯಮಂತ್ರಿಯನ್ನು ಬದಲಿಸಿದ್ದೀರಿ ನೋಡಿಕೊಳ್ಳಿ, ನಿಮ್ಮ ಯಾವುದೇ ಮುಖ್ಯಮಂತ್ರಿ ಐದು ವರ್ಷ ಅವಧಿಯನ್ನು ಪೂರ್ಣಗೊಳಿಸಲಿಲ್ಲ. ಈ ಬಗ್ಗೆಯೂ ಚರ್ಚೆ ಆಗಲಿ' ಎಂದರು.

'ಅಧಿಕಾರದ ಗೊಂದಲದ ಕಾರಣ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ. ಮುಖ್ಯಮಂತ್ರಿ–ಉಪ ಮುಖ್ಯಮಂತ್ರಿಯವರು ಇಡ್ಲಿ–ವಡೆ ತಿಂದು ಸಮಸ್ಯೆ ಬಗೆಹರಿಸಿಕೊಳ್ಳುವುದಾದರೆ, ಈ ಫಾರ್ಮುಲಾವನ್ನು ಇಡೀ ದೇಶಕ್ಕೆ ಕೊಡಿ. ಎಲ್ಲ ರಾಜ್ಯಗಳಲ್ಲಿ ರಾಜಕೀಯ ಬಿಕ್ಕಟ್ಟು ಬಗೆಹರಿಯುತ್ತದೆ' ಎಂದು ಅಶೋಕ ಕುಟುಕಿದರು.

ದ್ವೇಷ ಭಾಷಣ ತಡೆ ಮಸೂದೆ ಮಂಡನೆ

ಪ್ರಜಾವಾಣಿ ವಾರ್ತೆ

ಸುವರ್ಣವಿಧಾನಸೌಧ (ಬೆಳಗಾವಿ): ಬಿಜೆಪಿ ಸದಸ್ಯರ ತೀವ್ರ ವಿರೋಧದ ನಡುವೆಯೇ, ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳನ್ನು ನಿರ್ಬಂಧಿಸುವ ಮಸೂದೆಯನ್ನು ಸರ್ಕಾರ ವಿಧಾನಸಭೆಯಲ್ಲಿ ಬುಧವಾರ ಮಂಡಿಸಿತು.

ಗೃಹ ಸಚಿವ ಜಿ.ಪರಮೇಶ್ವರ ಅವರು ಮಸೂದೆ ಮಂಡಿಸಿದರು. ಆಗ ಬಿಜೆಪಿಯ ಎಲ್ಲ ಸದಸ್ಯರು ಎದ್ದು ನಿಂತು ಪ್ರತಿಭಟಿಸಿ, ಮಸೂದೆ ಮಂಡಿಸಬಾರದು ಎಂದು ಆಗ್ರಹಿಸಿದರು. ಸದನದ ಹೊರಗೂ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಮಸೂದೆಯ ಪರ– ವಿರುದ್ಧ ಹೇಳಿಕೆಗಳನ್ನು ನೀಡಿದ್ದಾರೆ.

ಧರ್ಮ, ಜನಾಂಗ, ಭಾಷೆ, ಜನ್ಮಸ್ಥಳ, ಜಾತಿ, ಲಿಂಗ ಆಧರಿಸಿ ದ್ವೇಷದ ಭಾಷಣ ಮಾಡುವವರನ್ನು ನಿರ್ಬಂಧಿಸಲು ಈ ಮಸೂದೆ ತರಲಾಗಿದೆ. ದ್ವೇಷಾಪರಾಧ ಎಸಗಿದವರಿಗೆ ಒಂದು ವರ್ಷದಿಂದ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸುವ ಅಂಶ ಮಸೂದೆಯ ಭಾಗವಾಗಿದೆ.

ಮಂಡನೆಯಾದ ಮಸೂದೆಗಳು:

ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ಮಸೂದೆ, ಔಷಧ ಮತ್ತು ಪ್ರಸಾಧನ ಸಾಮಗ್ರಿ (ತಿದ್ದುಪಡಿ) ಮಸೂದೆ, ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ ತಿದ್ದುಪಡಿ) ಮಸೂದೆ ಸೇರಿ ಒಟ್ಟು 13 ಮಸೂದೆಗಳನ್ನು ಮಂಡಿಸಲಾಯಿತು.

ಸಂವಿಧಾನ ಒಪ್ಪುವವರು ಮತ್ತು ಸಮಾಜದಲ್ಲಿ ಶಾಂತಿ ಬಯಸುವವರು ಈ ಮಸೂದೆಯನ್ನು ವಿರೋಧಿಸುವುದಿಲ್ಲ. ಯಾವುದೇ ಪಕ್ಷ ಅಥವಾ ಸಂಘಟನೆಯನ್ನು ಗುರಿಯಾಗಿಸಿ ದುರುದ್ದೇಶದಿಂದ ಈ ಮಸೂದೆ ತಂದಿಲ್ಲ. ಧರ್ಮದ ಯಾವುದೇ ಅಂಶ ಮಸೂದೆಯಲ್ಲಿ ಇಲ್ಲ. ಸಮಾಜದ ಸ್ವಾಸ್ಥ್ಯ ಕಾಪಾಡಲು ಈ ಮಸೂದೆ ತರಲಾಗಿದೆ

ಎಚ್.ಕೆ. ಪಾಟೀಲ, ಕಾನೂನು ಸಚಿವ

ದ್ವೇಷ ಭಾಷಣ ಸಹಿಸಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರವೇ ನಾವು ಮಸೂದೆಯನ್ನು ತಂದಿದ್ದೇವೆ. ಯಾರೇ ದ್ವೇಷ ಭಾಷಣ ಮಾಡಿದರೂ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುತ್ತದೆ

ಎ.ಎಸ್.ಪೊನ್ನಣ್ಣ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ

ಈ ಮಸೂದೆಯ ಮೂಲಕ ಯಾರನ್ನೋ ಗುರಿ ಮಾಡಿಕೊಂಡು ಬಗ್ಗು ಬಡಿಯಲು ಸರ್ಕಾರ ಪ್ರಯತ್ನಿಸುತ್ತಿದೆ. ಈ ಕಾಯ್ದೆ ಜಾರಿ ಮಾಡಿದರೆ ಇದರಿಂದ ಮಾಧ್ಯಮಕ್ಕೂ ಅಪಾಯ ಬರಲಿದೆ

ಆರಗ ಜ್ಞಾನೇಂದ್ರ, ಬಿಜೆಪಿ ಶಾಸಕ

ಈ ಮಸೂದೆಯಿಂದ ಸಾಮರಸ್ಯ ಮತ್ತಷ್ಟು ಕದಡಲಿದೆ. ಈ ಮಸೂದೆಯ ಅಗತ್ಯವಿರಲಿಲ್ಲ. ದ್ವೇಷ ಭಾಷಣ ಮಾಡಿದರೆ ಕ್ರಮ ಜರುಗಿಸಲು ಈಗಾಗಲೇ ಸಾಕಷ್ಟು ನಿಯಮಗಳಿವೆ

ಎಸ್.ಎಲ್. ಭೋಜೇಗೌಡ, ವಿಧಾನಪರಿಷತ್‌ನ ಜೆಡಿಎಸ್ ಸದಸ್ಯ

ಸಭಾಪತಿಗೆ ಅಗೌರವ: ಸಭೆ ನಡೆಸಲು ನಿರ್ಧಾರ

ಪ್ರಜಾವಾಣಿ ವಾರ್ತೆ

ಸುವರ್ಣ ವಿಧಾನಸೌಧ (ಬೆಳಗಾವಿ): ವಿಧಾನ ಪರಿಷತ್ ಸಭಾಪತಿ ಅವರ ವಿರುದ್ಧ, ಸದಸ್ಯ ಎಂ.ನಾಗರಾಜ್ ಯಾದವ್ ಅವರು ಮಾಧ್ಯಮಗಳ ಎದುರು ಮಾಡಿರುವ ಆರೋಪಗಳ ಕುರಿತು ಬುಧವಾರದ ಕಲಾಪದ ವೇಳೆ ವ್ಯಾಪಕ ಚರ್ಚೆ ನಡೆಯಿತು.

ಸಭಾಪತಿ ಅವರ ಪೀಠಕ್ಕೆ ಎಲ್ಲರೂ ಗೌರವ ಸಲ್ಲಿಸಬೇಕು ಎಂಬುದರ ಜತೆಗೆ, ಅವರ ವಿರುದ್ಧ ದೂರು ಮತ್ತು ಆರೋಪಗಳು ಇದ್ದರೆ ಅವನ್ನು ಸದನದ ನಿಯಮಾನುಸಾರವೇ ದಾಖಲಿಸಬೇಕು ಎಂಬ ಒತ್ತಾಯವೂ ವ್ಯಕ್ತವಾಯಿತು.

ನಾಗರಾಜ್ ಯಾದವ್ ಅವರ ನಡೆಯ ಬಗ್ಗೆ ಸಭಾಪತಿ, ಸಭಾನಾಯಕ ಮತ್ತು ವಿರೋಧ ಪಕ್ಷದ ನಾಯಕ ಅವರು ಕುಳಿತು ಚರ್ಚಿಸಿ, ಕ್ರಮ ತೆಗೆದುಕೊಳ್ಳಬೇಕು ಎಂದು ಸಭಾಪತಿ ಪೀಠದಲ್ಲಿದ್ದ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಅವರು ಸೂಚಿಸಿದರು.

ಅದಕ್ಕೂ ಮುನ್ನ ಜೆಡಿಎಸ್ ಸದಸ್ಯ ಎಸ್.ಎಲ್.ಭೋಜೇಗೌಡ, 'ಸಭಾಪತಿ ಅವರು ಭ್ರಷ್ಟಾಚಾರ ನಡೆಸಿದ್ದಾರೆ, ಪಕ್ಷಾತೀತವಾಗಿ ಇರಬೇಕು ಎಂಬುದಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡಿದ್ದಾರೆ, ಸಭಾಪತಿ ನಾಲಾಯಕ್ ಎಂದೆಲ್ಲಾ ನಾಗರಾಜ್ ಯಾದವ್ ಅವರು ಆರೋಪಿಸಿದ್ದಾರೆ. ಈ ಬಗ್ಗೆ ಅವರಿಂದ ವಿವರಣೆ ಪಡೆಯಬೇಕು. ಇಂತಹ ನಡೆಗೆ ಕಡಿವಾಣ ಹಾಕಬೇಕು' ಎಂದು ವಿಷಯ ಪ್ರಸ್ತಾಪಿಸಿದರು.

ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್, 'ಇಂತಹ ಒಂದು ಅನಗತ್ಯ ಪರಂಪರೆಯನ್ನು ಆರಂಭಿಸಿದ್ದು ವಿರೋಧ ಪಕ್ಷದವರು. ವಿಧಾನಸಭಾಧ್ಯಕ್ಷರ ವಿರುದ್ಧ, ಮಾಜಿ ಸಭಾಧ್ಯಕ್ಷರು ಸುದ್ದಿಗೋಷ್ಠಿ ನಡೆಸಿ ಆರೋಪಗಳನ್ನು ಮಾಡಿದರು. ಅದನ್ನೇ ಈ ಸದನದ ಸದಸ್ಯರೂ ಮಾಡಿದ್ದಾರೆ. ಎರಡನ್ನೂ ಒಪ್ಪಿಕೊಳ್ಳಬೇಕಾಗಿಲ್ಲ' ಎಂದರು.

ನಾರಾಯಣಸ್ವಾಮಿ ಮಾತಿಗೆ ಆಕ್ಷೇಪ

ನಾಗರಾಜ್ ಯಾದವ್ ಅವರನ್ನು ಕೂರಿಸಿಕೊಂಡು ಚರ್ಚಿಸಬೇಕು ಎಂದು ಪರಿಷತ್ ಸದಸ್ಯರು ಒತ್ತಾಯಿಸಿದ್ದಕ್ಕೆ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪ ವ್ಯಕ್ತಪಡಿಸಿ, 'ಬೀದಿಯಲ್ಲಿ ಮೆಟ್ಟಿನಲ್ಲಿ ಹೊಡೆದು, ಮನೆಯೊಳಗೆ ಬಂದು ಕಾಲು ಹಿಡಿದುಕೊಂಡರೆ ಅದನ್ನು ಒಪ್ಪಿಕೊಳ್ಳಬೇಕೆ' ಎಂದು ಪ್ರಶ್ನಿಸಿದರು.

ಅವರ ಈ ಮಾತಿಗೆ ಕಾಂಗ್ರೆಸ್‌ನ ಐವನ್ ಡಿಸೋಜ, ರಮೇಶ್ ಬಾಬು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಾರಾಯಣಸ್ವಾಮಿ ಅವರ ಮಾತನ್ನು ಕಡತದಿಂದ ತೆಗೆದುಹಾಕಬೇಕು ಎಂದು ಒತ್ತಾಯಿಸಿದರು. ಸಭಾಪತಿ ಪೀಠದಲ್ಲಿದ್ದ ಪ್ರಾಣೇಶ್, 'ಅವರ ಮಾತನ್ನು ಪರಿಶೀಲಿಸಿ, ನಿರ್ಧಾರ ತೆಗೆದುಕೊಳ್ಳುತ್ತೇನೆ' ಎಂದರು.

ಸದನದ ಒಳಗಿನ ವಿಚಾರವನ್ನು ಹೊರಗೆ ಮಾತನಾಡಲಾಗಿದೆ. ಇಲ್ಲಿ ಮತ್ತೆ ಮಾತನಾಡಿದರೆ, ಪತ್ರಕರ್ತರು ಮತ್ತೆ ಆ ಬಗ್ಗೆ ಬರೆಯುತ್ತಾರೆ. ಇಲ್ಲಿ ಚರ್ಚಿಸುವುದೇ ಬೇಡ

ಎಂ.ಕೆ.ಪ್ರಾಣೇಶ್, ಉಪಸಭಾಪತಿ, ವಿಧಾನ ಪರಿಷತ್

ಸಭಾಪತಿ ಅವರ ವಿರುದ್ಧ ದೂರುಗಳು, ಆರೋಪಗಳು ಇದ್ದರೆ ಸದಸ್ಯರು ಅದನ್ನು ಸದನದ ನಿಯಮದಂತೆಯೇ ದೂರು ದಾಖಲಿಸಬಹುದಿತ್ತು. ಈಗಲೂ ಅದನ್ನು ಮಾಡಲಿ

ಪುಟ್ಟಣ್ಣ, ಕಾಂಗ್ರೆಸ್ ಸದಸ್ಯ

ಕಲಾವಿದರ ಅವಹೇಳನ ಮಾಡಿದರೆ ಕ್ರಮ: ತಂಗಡಗಿ

ಸುವರ್ಣ ವಿಧಾನಸೌಧ (ಬೆಳಗಾವಿ): 'ಯಾವುದೇ ಕಲಾವಿದರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೆ ಕ್ರಮ ಕೈಗೊಳ್ಳಲಾಗುವುದು' ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.

ಯಕ್ಷಗಾನ ಕಲಾವಿದರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ವಿಧಾನಸಭೆಯಲ್ಲಿ ಬಿಜೆಪಿಯ ಸುನಿಲ್ ಕುಮಾರ್ ಪ್ರಸ್ತಾಪಿಸಿದರು.

'ಯಕ್ಷಗಾನಕ್ಕೆ ಧಾರ್ಮಿಕ ಸ್ಪರ್ಶ ಇದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಕಲಾವಿದರಿಗೆ ಅವಮಾನ ಮಾಡಿದ್ದಾರೆ. ಅವರಿಗೆ ನೋಟಿಸ್ ನೀಡಿ ಸ್ಪಷ್ಟನೆ ಕೇಳಬೇಕು' ಎಂದು ಆಗ್ರಹಿಸಿದರು. ಬಿಜೆಪಿಯ ವೇದವ್ಯಾಸ ಕಾಮತ್, ಹರೀಶ್ ಪೂಂಜಾ ಅವರೂ ದನಿಗೂಡಿಸಿದರು.

ಅದಕ್ಕೆ ಪ್ರತಿಕ್ರಿಯಿಸಿದ ತಂಗಡಗಿ, 'ಅಧ್ಯಕ್ಷರನ್ನು ಕರೆಯಿಸಿ ಮಾತನಾಡಿದ್ದೇನೆ. ತಮ್ಮ ಹೇಳಿಕೆ ಬಗ್ಗೆ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿ ಅವರು ಪತ್ರಿಕೆಗಳಲ್ಲಿಯೂ ಮರು ಹೇಳಿಕೆ ನೀಡಿದ್ದಾರೆ. ಯಕ್ಷಗಾನದ ಬಗ್ಗೆ ನಮಗೂ ಗೌರವವಿದೆ. ಈ ರೀತಿಯ ಹೇಳಿಕೆಗಳ ಬಗ್ಗೆ ಮುಂದಿನ ದಿನಗಳಲ್ಲಿ ಗಮನ ಹರಿಸಲಾಗುವುದು' ಎಂದು ಹೇಳಿದರು.


ಸ್ಥಳಾಂತರಗೊಂಡ ಕುಟುಂಬಕ್ಕೆ ಪರಿಹಾರ

'ಕುದುರೆಮುಖ ರಾಷ್ಟ್ರೀಯ ಉದ್ಯಾನ ವನದಿಂದ ಸ್ಥಳಾಂತರಗೊಂಡಿರುವ ಕುಟುಂಬ ಗಳಿಗೆ ಪ್ರಸ್ತುತ ಮಾರುಕಟ್ಟೆ ದರದಲ್ಲೇ ಪರಿಹಾರ ನೀಡಲಾಗುವುದು' ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ವಿಧಾನಸಭೆಯಲ್ಲಿ ಬಿಜೆಪಿಯ ಆರಗ ಜ್ಞಾನೇಂದ್ರ ಮತ್ತು ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರ ಗಮನಸೆಳೆವ ಸೂಚನೆಗೆ ಉತ್ತರಿಸಿದ ಸಚಿವರು, '1,382 ಕುಟುಂಬಗಳಿಗೆ 2025ರಲ್ಲಿ ಪ್ಯಾಕೇಜ್ ಘೋಷಣೆ ಮಾಡಲಾಗಿದ್ದು, 670 ಕುಟುಂಬಗಳು ಸ್ಥಳಾಂತರಗೊಂಡಿವೆ. 356 ಕುಟುಂಬಗಳಿಗೆ ₹ 142 ಕೋಟಿ ಪರಿಹಾರ ನೀಡಲಾಗಿದೆ. 314 ಕುಟುಂಬಗಳಿಗೆ 2025ರ ಮಾರುಕಟ್ಟೆ ದರದಲ್ಲೇ ಪರಿಹಾರ ನೀಡಲಾಗುವುದು' ಎಂದರು.

'ಜನರ ಸಾಯಿಸಿ ಯೋಜನೆ ಜಾರಿ ಬೇಕಿಲ್ಲ'

ಪ್ರಜಾವಾಣಿ ವಾರ್ತೆ


ಕೆ.ಜೆ. ಜಾರ್ಜ್

ಬೆಳಗಾವಿ (ಸುವರ್ಣ ವಿಧಾನಸೌಧ): 'ಜನರನ್ನು ಸಾಯಿಸಿ ಶರಾವತಿ ಪಂಪ್ಡ್ ಸ್ಟೋರೇಜ್ ಜಲ ವಿದ್ಯುತ್ ಯೋಜನೆ ಅನುಷ್ಠಾನಗೊಳಿಸುವ ಅಗತ್ಯ ನನಗಿಲ್ಲ. ಇದು ನನ್ನ ಮನೆಯ ಯೋಜನೆಯೂ ಅಲ್ಲ. ರಾಜ್ಯಕ್ಕೆ ಅಗತ್ಯವಿರುವ ವಿದ್ಯುತ್ ಉತ್ಪಾದನೆಗಾಗಿ ಈ ಯೋಜನೆ ಮಾಡುತ್ತಿದ್ದೇವೆ' ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಆಕ್ರೋಶದಿಂದ ಹೇಳಿದರು.

ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆ ಮಂಡಿಸಿದ ಬಿಜೆಪಿಯ ದಿನಕರ ಶೆಟ್ಟಿ 'ಶರಾವತಿ ಪಂಪ್ಡ್ ಸ್ಟೋರೇಜ್ ಜಲ ವಿದ್ಯುತ್ ಯೋಜನೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದು, ಯೋಜನೆ ಕೈಬಿಡಬೇಕು' ಎಂದು ಆಗ್ರಹಿಸಿದರು.

'ಶರಾವತಿ ಪಂಪ್ಡ್ ಸ್ಟೋರೇಜ್ ಜಲ ವಿದ್ಯುತ್ ಯೋಜನೆಯಿಂದ ಪಶ್ಚಿಮಘಟ್ಟಕ್ಕೆ ಹಾನಿಯಾಗುತ್ತದೆ. ಯೋಜನೆಯಿಂದ ಭೂ ಕುಸಿತ ಸಮಸ್ಯೆ ಉಂಟಾಗಲಿದೆ. ಈ ಯೋಜನೆ ಸ್ಥಗಿತಕ್ಕಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ಸಾಯಲು ಸಿದ್ಧರಿದ್ದಾರೆ. ಒಂದು ವೇಳೆ ಯೋಜನೆ ಮಾಡಲೇಬೇಕು ಎಂದರೆ ಜನರ ಹೆಣದ ಮೇಲೆ ಅನುಷ್ಠಾನಗೊಳಿಸಿ' ಎಂದು ಶೆಟ್ಟಿ ಕೋಪದಿಂದಲೇ ಹೇಳಿದರು.

ಆಗ ಸಿಟ್ಟಾದ ಜಾರ್ಜ್, 'ರಾಜ್ಯದ ವಿದ್ಯುತ್ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದರೂ, ಪಂಪ್‌ಸೆಟ್‌ಗಳಿಗೆ 7 ಗಂಟೆ ವಿದ್ಯುತ್ ನೀಡಲಾಗುತ್ತಿದೆ. ಈ ಎಲ್ಲ ಕಾರಣದಿಂದಾಗಷ್ಟೇ ಶರಾವತಿ ಪಂಪ್ಡ್ ಸ್ಟೋರೇಜ್ ಜಲ ವಿದ್ಯುತ್ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಯೋಜನೆಯಿಂದ ನಮಗೆ 2 ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗುತ್ತದೆ' ಎಂದರು.

'ಶರಾವತಿ ಪಂಪ್ಡ್ ಸ್ಟೋರೇಜ್ ಜಲ ವಿದ್ಯುತ್ ಯೋಜನೆ ಕುರಿತಂತೆ 2021ರಲ್ಲಿ ಅಂದಿನ ಬಿಜೆಪಿ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಿತ್ತು. ಅದರ ಆಧಾರದಲ್ಲಿ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ. ಈಗಾಗಲೇ 13 ಅನುಮೋದನೆಗಳು ದೊರೆತಿದ್ದು, ಇನ್ನೂ ಹಲವು ಅನುಮೋದನೆಗಳು ದೊರೆಯಬೇಕಿದೆ. ಯೋಜನೆಗಾಗಿ ಕೇವಲ 110ರಿಂದ 120 ಎಕರೆ ಬೇಕಾಗಲಿದ್ದು, ಪೈಪ್‌ಲೈನ್ ಅಳವಡಿಸಿ ನಂತರ ಅದರ ಮೇಲೆ ಮಣ್ಣು ಮುಚ್ಚಿ ಅರಣ್ಯ ಪ್ರದೇಶವನ್ನು ಯಥಾಸ್ಥಿತಿಗೆ ತರಲಾಗುವುದು. 25 ಎಕರೆ ಭೂಮಿ ಭೂಗತ ಪವರ್ ಸ್ಟೇಷನ್ ನಿರ್ಮಾಣಕ್ಕೆ ಬೇಕಾಗಲಿದೆ' ಎಂದು ವಿವರಿಸಿದರು.

ಯೋಜನೆ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿದ ಶೆಟ್ಟಿ ಅವರ ವಾದಕ್ಕೆ ತಕರಾರು ತೆಗೆದ ಕಾಂಗ್ರೆಸ್‌ನ ಬೇಳೂರು ಗೋಪಾಲಕೃಷ್ಣ, 'ಶರಾವತಿ ಯೋಜನೆ ನಮ್ಮ ಕ್ಷೇತ್ರದಲ್ಲಿ ನಡೆಯುತ್ತಿದೆ. ಇದರಿಂದ ರಾಜ್ಯಕ್ಕೆ ಒಳ್ಳೆಯದಾಗಿದೆ. ನಾವು ಯಾರೂ ಯೋಜನೆಯನ್ನು ವಿರೋಧಿಸಿಲ್ಲ. ಕೆಲವರು ಮಾತ್ರ ಉದ್ದೇಶಪೂರ್ವಕವಾಗಿ ವಿರೋಧ ಮಾಡುತ್ತಿದ್ದಾರೆ. ಅವರು ಬೇಕಿದ್ದರೆ ಯೋಜನೆಗೆ ಅನುಮತಿ ನೀಡದಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಿ' ಎಂದರು.

ರಾಜ್ಯದಲ್ಲಿ 37 ಲಕ್ಷ ವಸತಿರಹಿತರು

ವಿಧಾನ ಪರಿಷತ್

ರಾಜ್ಯದಲ್ಲಿ 37 ಲಕ್ಷ ವಸತಿರಹಿತರು ಇದ್ದಾರೆ. ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಬಡವರಿಗಾಗಿ ನಿರ್ಮಿಸಲಾಗುತ್ತಿರುವ ಮನೆಗಳಲ್ಲಿ ಹಲವು ಸಿದ್ಧವಾಗಿವೆ. ಜನವರಿ ವೇಳೆಗೆ 42,000 ಮನೆಗಳನ್ನು ಫಲಾನುಭವಿಗಳಿಗೆ ವಿತರಿಸಲಾಗುವುದು. ಉಳಿದ ಮನೆಗಳನ್ನೂ ಶೀಘ್ರವೇ ಫಲಾನುಭವಿಗಳಿಗೆ ವಿತರಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಕೆಲ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳಿಗೆ ಸರ್ಕಾರವು ಈಗ ₹1.20 ಲಕ್ಷ ಸಹಾಯಧನ ನೀಡುತ್ತಿದ್ದು, ಅದನ್ನು ₹4 ಲಕ್ಷಕ್ಕೆ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿ ಅವರ ಜತೆಗೆ ಚರ್ಚಿಸಿದ್ದೇನೆ. ಮುಂದಿನ ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆ ಮಾಡುತ್ತೇವೆ.

ವಸತಿ ಸಚಿವ ಜಮೀರ್ ಅಹಮದ್ ಖಾನ್, ಪ್ರಶ್ನೆ: ನಾಮ ನಿರ್ದೇಶಿತ ಸದಸ್ಯ ಶಿವಕುಮಾರ್ ಕೆ. ಮತ್ತು ಕಾಂಗ್ರೆಸ್‌ನ ಕೆ.ಗೋವಿಂದರಾಜು

ಭೂ ಪರಿವರ್ತನೆ: 1ತಿಂಗಳಲ್ಲಿ ಜಾರಿ

ಅರ್ಜಿ ಸಲ್ಲಿಸಿದ 30 ದಿನಗಳ ಒಳಗೆ ಭೂ ಪರಿವರ್ತನೆ ಪ್ರಕ್ರಿಯೆ ಸ್ವಯಂಚಾಲಿತವಾಗಿ ಆಗುವ ವ್ಯವಸ್ಥೆಯನ್ನು ಒಂದು ತಿಂಗಳಲ್ಲಿ ಜಾರಿಗೆ ತರುತ್ತೇವೆ. ಇದಕ್ಕೆ ಸಂಬಂಧಿಸಿದ ಎಲ್ಲ ತಾಂತ್ರಿಕ ಕೆಲಸಗಳು ನಡೆದಿವೆ. ಎಂಎಸ್‌ಎಂಇಗಳು ಗರಿಷ್ಠ 2 ಎಕರೆವರೆಗಿನ ಪ್ರದೇಶದಲ್ಲಿ ಕೈಗಾರಿಕೆ ನಿರ್ಮಿಸಲು ಭೂ ಪರಿವರ್ತನೆ ಮಾಡಿಸಿಕೊಳ್ಳಬೇಕಿಲ್ಲ. ನವೀಕರಿಸಬಹುದಾದ ಇಂಧನ ಘಟಕಗಳ ಸ್ಥಾಪನೆಗೂ ಭೂಪರಿವರ್ತನೆ ಅಗತ್ಯವಿಲ್ಲ. ಮಾಸ್ಟರ್ ಪ್ಲ್ಯಾನ್‌ನ ಹೊರಗೆ ಇರುವ ಜಮೀನುಗಳಿಗೆ ಸಂಬಂಧಿಸಿದ ಅರ್ಜಿ ಸಲ್ಲಿಸಿದ 15 ದಿನದಲ್ಲಿ ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿ, ಅಗತ್ಯ ವಿವರಣೆ ಪಡೆದುಕೊಳ್ಳಬೇಕು. 30 ದಿನಗಳ ಒಳಗೆ ಅರ್ಜಿಯನ್ನು ಪುರಸ್ಕರಿಸಬೇಕು ಇಲ್ಲವೇ ತಿರಸ್ಕರಿಸಬೇಕು. ಇಲ್ಲದಿದ್ದಲ್ಲಿ, ನೂತನ ವ್ಯವಸ್ಥೆಯೇ ಸ್ವಯಂಚಾಲಿತವಾಗಿ ಭೂಪರಿವರ್ತನೆ ಪ್ರಕ್ರಿಯೆ ಪೂರ್ಣಗೊಳಿಸುತ್ತದೆ.

ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪ್ರಶ್ನೆ: ರಾಮೋಜಿಗೌಡ, ಕಾಂಗ್ರೆಸ್

ಪ್ರಶ್ನೋತ್ತರ

ಪಶು ವೈದ್ಯರ ಕೊರತೆ

ಪಶು ಸಂಗೋಪನ ಇಲಾಖೆಯಲ್ಲಿ ಒಟ್ಟು 18,562 ಹುದ್ದೆಗಳು ಮಂಜೂರಾಗಿದ್ದು, 7,180 ಹುದ್ದೆಗಳಷ್ಟೇ ಭರ್ತಿಯಾಗಿವೆ. ಗುತ್ತಿಗೆ ಸಿಬ್ಬಂದಿ ಹೊರತುಪಡಿಸಿ 7,484 ಹುದ್ದೆಗಳು ಖಾಲಿ ಇವೆ. ಇವುಗಳಲ್ಲಿ ಪಶು ವೈದ್ಯರದ್ದೇ ಹೆಚ್ಚಿನ ಸಂಖ್ಯೆ ಎಂದು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರು ಪರಿಷತ್ ಸದಸ್ಯ ಕೆ.ಎಸ್.ನವೀನ್ ಅವರ ಪ್ರಶ್ನೆಗೆ ಉತ್ತರಿಸಿದರು.

ನಿಯಮ

5,000 ಜಾನುವಾರುಗಳಿಗೆ ಒಬ್ಬ ಪಶುವೈದ್ಯ ಇರಬೇಕು ಎಂಬುದು ಜಾಗತಿಕ ನಿಯಮ

25,000 ಜಾನುವಾರುಗಳಿಗೆ ಒಬ್ಬ ಪಶುವೈದ್ಯ ಇರಬೇಕು ಎಂಬುದು ಭಾರತದ ನಿಯಮ

40,000 ಜಾನುವಾರುಗಳಿಗೆ ಒಬ್ಬ ಪಶುವೈದ್ಯ, ಇದು ಕರ್ನಾಟಕದ ಸ್ಥಿತಿ

8.98 ಕೋಟಿ ರಾಜ್ಯದಲ್ಲಿರುವ ಜಾನುವಾರುಗಳು

4,342 ರಾಜ್ಯದಲ್ಲಿರುವ ಪಶು ಚಿಕಿತ್ಸಾಲಯಗಳು

3,321 ಈ ಚಿಕಿತ್ಸಾಲಯಗಳಲ್ಲಿ ಇರುವ ಪಶು ವೈದ್ಯರ ಸಂಖ್ಯೆ

ಫಸಲ್ ಬಿಮಾ: 74 ಲಕ್ಷ ರೈತರು ನೋಂದಣಿ

ವಿಧಾನಸಭೆ

ಫಸಲ್ ಬಿಮಾ ಯೋಜನೆ ಜನಪ್ರಿಯವಾಗಿದ್ದು, ಕಳೆದ ಸಾಲಿನಲ್ಲಿ 74 ಲಕ್ಷ ರೈತರು ತಮ್ಮ ಹೆಸರನ್ನು ನೋಂದಣಿ ಮಾಡಿಸಿಕೊಂಡಿದ್ದು, ₹5,534 ಕೋಟಿ ಬೆಳೆ ವಿಮಾ ಮೊತ್ತ ಪಾವತಿ ಮಾಡಲಾಗಿದೆ. ನೋಂದಣಿ ಮಾಡಿಸಿಕೊಳ್ಳುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗಿದೆ. ಈ ಯೋಜನೆಯಡಿ ವಿಮಾ ಕಂತನ್ನು ಸರ್ಕಾರ ಶೇ 98ರಷ್ಟು ಪಾವತಿಸಿದರೆ, ರೈತರು ಶೇ 2ರಷ್ಟು ಪಾವತಿಸಿದರೆ ಸಾಕು.

ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಪ್ರಶ್ನೆ: ಅಲ್ಲಮಪ್ರಭು ಪಾಟೀಲ, ಕಾಂಗ್ರೆಸ್

'ಕೇಂದ್ರದ ಅನುದಾನ ಬಂದರೆ ಬಿಡುಗಡೆ'

ನರೇಗಾದಡಿ ಸಾಮಗ್ರಿ ವೆಚ್ಚಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಅನುದಾನ ಬಂದಿಲ್ಲ. ಅನುದಾನ ಬಿಡುಗಡೆ ಮಾಡುವಂತೆ ಕೋರಿ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಅದೇ ರೀತಿ ಹಣಕಾಸು ಆಯೋಗದಿಂದಲೂ ಸುಮಾರು ₹2,500 ಕೋಟಿ ಅನುದಾನ ಬರಬೇಕು. ಇದನ್ನು ಕೇಂದ್ರದ ಗಮನಕ್ಕೆ ತರಲಾಗುವುದು. ಅನುದಾನ ಬಂದ ಬಳಿಕ ಗ್ರಾಮ ಪಂಚಾಯಿತಿಗಳಿಗೆ ಅನುದಾನ ಬಿಡುಗಡೆ ಮಾಡಲಾಗುವುದು.

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಪ್ರಶ್ನೆ: ಎಚ್. ಡಿ.ತಮ್ಮಯ್ಯ, ಕಾಂಗ್ರೆಸ್

ಕೈಕೊಟ್ಟ ಮೈಕ್: ಕಲಾಪಕ್ಕೆ ಅಡ್ಡಿ

ಸುವರ್ಣ ವಿಧಾನಸೌಧ (ಬೆಳಗಾವಿ): ವಿಧಾನಸಭೆಯಲ್ಲಿ ಮಸೂದೆಗಳನ್ನು ಮಂಡಿಸುವ ವೇಳೆ ಮೈಕ್ ಕೈಕೊಟ್ಟಿದ್ದರಿಂದ ಕಲಾಪವನ್ನು ಸುಮಾರು 20 ನಿಮಿಷಗಳ ಕಾಲ ಮುಂದೂಡಿದ ಘಟನೆ ನಡೆಯಿತು.

ಸಚಿವ ಸಂತೋಷ್ ಲಾಡ್ ಅವರು ಮಸೂದೆ ಮಂಡಿಸುತ್ತಿದ್ದಾಗ ಮೈಕ್ ಕೆಟ್ಟು ಹೋಗಿ ಯಾರಿಗೂ ಏನೂ ಕೇಳದ ಸ್ಥಿತಿ ನಿರ್ಮಾಣವಾಯಿತು. ಆಗ ಬಿಜೆಪಿ ಸದಸ್ಯರು, 'ಇಲ್ಲಿ ಮೈಕ್ ಸದ್ದು ಇಲ್ಲ, ಸರ್ಕಾರದ ಸದ್ದೂ ಅಡಗಿ ಹೋಗಿದೆ. ಮೈಕ್‌ನಂತೆ ಸರ್ಕಾರವೂ ಗುಂಯ್ ಎಂದು ಸದ್ದು ಮಾಡುತ್ತಿದೆ' ಎಂದು ಲೇವಡಿ ಮಾಡಿದರು.

'ವಿರೋಧ ಪಕ್ಷಗಳ ಸದ್ದಡಗಿಸಲು ಮೈಕ್ ಆಫ್ ಮಾಡಿರಬೇಕು' ಎಂದೂ ಟೀಕಿಸಿದರು. ಸದನದಲ್ಲಿ ಸದಸ್ಯರು ಮಾತನಾಡಿದ್ದು ಕೇಳದ ಸ್ಥಿತಿ ನಿರ್ಮಾಣವಾದಾಗ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಿದರು. ಮತ್ತೆ ಕಲಾಪ ಆರಂಭವಾದಾಗ 20 ನಿಮಿಷ ಕಳೆದಿತ್ತು.

ಕಪ್ಪು ಪಟ್ಟಿ ಧರಿಸಿ ಬಂದ ಬೆಲ್ಲದ: ಉತ್ತರ ಕರ್ನಾಟಕದ ಕುರಿತು ಚರ್ಚೆ ನಡೆಸುವ ವೇಳೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಅವರು ತೋಳಿಗೆ ಕಪ್ಪು ಪಟ್ಟಿ ಧರಿಸಿಕೊಂಡು ಬಂದಿದ್ದನ್ನು ಸಭಾಧ್ಯಕ್ಷ ಖಾದರ್ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಬೆಲ್ಲದ, 'ಕಳೆದ ವರ್ಷ ಇದೇ ದಿನ ಸುವರ್ಣ ವಿಧಾನಸೌಧದ ಸಮೀಪ ಲಿಂಗಾಯತರ ಮೇಲೆ ದೌರ್ಜನ್ಯ ನಡೆಸಲಾಗಿತ್ತು. ಅದರ ಬಗ್ಗೆ ತನಿಖೆ ನಡೆಸಿಲ್ಲ. ಆ ಘಟನೆ ಖಂಡಿಸಿ ಕಪ್ಪು ಪಟ್ಟಿ ಧರಿಸಿದ್ದೇನೆ' ಎಂದರು.

ಆಗ ನಿಯಮ ಉಲ್ಲೇಖಿಸಿದ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು, 'ಸದನದ ಒಳಗೆ ಬಾವುಟ, ಲಾಂಛನ, ನಿಶಾನೆಗಳನ್ನು ಪ್ರದರ್ಶಿಸುವಂತಿಲ್ಲ. ಸದಸ್ಯರು ನಿಯಮ ಪಾಲಿಸಬೇಕು' ಎಂದು ಮನವಿ ಮಾಡಿದ ಬಳಿಕ ಬೆಲ್ಲದ ಕಪ್ಪು ಪಟ್ಟಿಯನ್ನು ಬಿಚ್ಚಿಟ್ಟರು.

93,925 ಉದ್ಯೋಗ ಸೃಷ್ಟಿ: ಎಂ.ಬಿ.ಪಾಟೀಲ

ಸುವರ್ಣ ವಿಧಾನಸೌಧ (ಬೆಳಗಾವಿ): 'ರಾಜ್ಯ ಸರ್ಕಾರದ ಹೊಸ ಕೈಗಾರಿಕಾ ನೀತಿಯಿಂದ ಈವರೆಗೆ 93,925 ಉದ್ಯೋಗಗಳು ಸೃಷ್ಟಿಯಾಗಿವೆ. ಎರಡೂವರೆ ವರ್ಷದಲ್ಲಿ ₹1.91 ಲಕ್ಷ ಕೋಟಿ ವಿದೇಶಿ ಬಂಡವಾಳ ಹೂಡಿಕೆಯಾಗಿದೆ' ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.

ವಿಧಾನಪರಿಷತ್‌ನ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ ಅವರು, '2022-23ರಿಂದ 2025ರ ಅಕ್ಟೋಬರ್‌ವರೆಗೆ 1,886 ಹೂಡಿಕೆ ಯೋಜನೆಗಳಿಂದ 6.92 ಲಕ್ಷ ಉದ್ಯೋಗಗಳನ್ನು ನಿರೀಕ್ಷಿಸಲಾಗಿದೆ. ಈ ಪೈಕಿ 67 ಯೋಜನೆಗಳಿಂದ 93,925 ಉದ್ಯೋಗಗಳು ಸೃಷ್ಟಿಯಾಗಿವೆ' ಎಂದು ಮಾಹಿತಿ ನೀಡಿದರು.

'ಹೊಸ ಕೈಗಾರಿಕಾ ನೀತಿ 2025-2030 ಜಾರಿಗೆ ತಂದ ನಂತರ 93 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇದರಲ್ಲಿ ₹5.50 ಲಕ್ಷ ಕೋಟಿ ಹೂಡಿಕೆ ಮತ್ತು 8.76 ಲಕ್ಷ ಉದ್ಯೋಗಾವಕಾಶಗಳು ಸೃಷ್ಟಿಯಾಗಬಹುದು ಎಂದು ನಿರೀಕ್ಷಿಸಲಾಗಿದೆ' ಎಂದರು.

ಸೂಜಿದುಂಬಿಯ ಹೊಸ ಪ್ರಭೇದ ಗೋಚರ

ಪಶ್ಚಿಮಘಟ್ಟದ ಸಂಪಾಜೆ ನದಿತೀರ, ಆಗುಂಬೆ ಗುಡ್ಡದಲ್ಲಿ ಕಂಡ ‘ಶ್ಯಾಡೊ ಡ್ಯಾಮ್ಸೆಲ್’

• ವಿಕ್ರಂ ಕಾಂತಿಕೆರೆ

ಮಂಗಳೂರು: ಕೊಡಗು ಜಿಲ್ಲೆಯ ಸಂಪಾಜೆ ಮತ್ತು ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ಸೂಜಿದುಂಬಿಯ ಹೊಸ ಪ್ರಭೇದವನ್ನು ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರದ ಜೀವ ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ.

ದುಂಬಿ, ಸೂಜಿದುಂಬಿಗಳ ಬಗ್ಗೆ ಅಧ್ಯಯನ ನಡೆಸುತ್ತಿರುವ ಕೇರಳದ ತಲಶ್ಶೇರಿ ಬ್ರೆನ್ನನ್ ಕಾಲೇಜು ಸಹಾಯಕ ಪ್ರಾಧ್ಯಾಪಕ ಮಹಮ್ಮದ್ ಹನೀಫ್ ಅವರು ಬ್ರಿಟಿಷ್ ಅಧಿಕಾರಿ ಫ್ರೇಜರ್ ಉಲ್ಲೇಖಿಸಿದ್ದ ಚಿಟ್ಟೆಗಳ ಬಗ್ಗೆ ತಿಳಿಯಲು ಸಂಪಾಜೆಗೆ ಹೋಗಿದ್ದಾಗ ಇದು ಪತ್ತೆಯಾಗಿವೆ.

ನೆರಳಿನಲ್ಲಿ ಬದುಕುವ ಇವುಗಳನ್ನು ಕೊಡಗಿನ ಛಾಯಾ ಸುಂದರಿ (ಕೊಡಗು ಶ್ಯಾಡೊ ಡ್ಯಾಮ್ಸೆಲ್) ಎಂದು ಕರೆಯಲಾಗಿದೆ. ಮಂಗಳೂರಿನ ವಿಜ್ಞಾನಿ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾಗಿದ್ದ ಎಚ್.ಸೂರ್ಯಪ್ರಕಾಶ್ ಶೆಣೈ ಅವರ ಸ್ಮರಣಾರ್ಥ ಅವುಗಳಿಗೆ ‘ಪ್ರೋಟೊಸ್ಟಿಕ್ಟಾ ಸೂರ್ಯಪ್ರಕಾಶಿ’ ಎಂಬ ಹೆಸರು ಇರಿಸಲಾಗಿದೆ.

ಬೆಂಗಳೂರಿನ ಜೈವಿಕ ವಿಜ್ಞಾನದ ರಾಷ್ಟ್ರೀಯ ಸಂಶೋಧನಾ ಕೇಂದ್ರದ ಸಂಶೋಧಕ ಕೃಷ್ಣಮೇಘ ಕುಂಟೆ, ಪುಣೆ ಎಂಐಟಿ ಪ್ರಾಧ್ಯಾಪಕ ಪಂಕಜ್ ಘೋರ್ಪಡೆ, ಮಹಮ್ಮದ್ ಹನೀಫ್ ಅವರ ಪತ್ನಿ ಮೈಮೂನತ್ ಬೀವಿ ಮತ್ತು ತ್ರಿಶೂರ್ ಅರಣ್ಯ ಕಾಲೇಜು ಪ್ರಾಧ್ಯಾಪಕ ವಿವೇಕ್ ಚಂದ್ರನ್ ಸಂಶೋಧನೆಯಲ್ಲಿ ತಂಡದಲ್ಲಿದ್ದರು. ‘ನ್ಯೂಜಿಲೆಂಡ್‌ನ ಜರ್ನಲ್ ಆಫ್ ಝೂಟ್ಯಾಕ್ಸದ ಡಿಸೆಂಬರ್ ಸಂಚಿಕೆಯಲ್ಲಿ ಲೇಖನ ಪ್ರಕಟಗೊಂಡಿದೆ’ ಎಂದು ಮಹಮ್ಮದ್ ಹನೀಫ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಉತ್ತಮ ಪರಿಸರದ ಸೂಚಕ: ಸೂಜಿ ದುಂಬಿಗಳು ಶುದ್ಧನೀರು ಇದ್ದಲ್ಲಿ ವಾಸಿಸುತ್ತವೆ. ಸೊಳ್ಳೆ, ಸಣ್ಣ ಕೀಟ ಭಕ್ಷಿಸುತ್ತವೆ. ಈ ದುಂಬಿಗಳ ಸಂಖ್ಯೆ ಕಡಿಮೆಯಾದರೆ ಪರಿಸರದ ಸಮತೋಲನವು ತಪ್ಪಿದೆ ಎಂದು ನಾವು ಊಹಿಸಬಹುದು ಎಂದು ಮಹಮ್ಮದ್ ಹನೀಫ್ ಅವರು ವಿವರಿಸಿದರು.


ಪ್ರೊಟೊಸ್ಟಿಕ್ಟ ಸೂರ್ಯಪ್ರಕಾಶಿ ಸೂಜಿದುಂಬಿ



ಸಂಪಾಜೆಯಲ್ಲಿ ಹೊಸ ಬಗೆಯ ದುಂಬಿಯನ್ನು ಕಂಡ ನಂತರ ದುಂಬಿಗಳ ಬಗ್ಗೆ ಜ್ಞಾನವುಳ್ಳ ವಿವೇಕ್ ಚಂದ್ರನ್ ಕರೆದುಕೊಂಡು ಹೋದೆ. ಇದು ಹೊಸ ಸಂಶೋಧನೆಗೆ ಹಾದಿಯನ್ನು ಒದಗಿಸಿತು.
ಮುಹಮ್ಮದ್ ಹನೀಫ್
ಸಹಾಯಕ ಪ್ರಾಧ್ಯಾಪಕ.

4 ಕೊಲೆ: ಅಪರಾಧಿಗೆ ಮರಣದಂಡನೆ

ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬೇಗೂರು ಸಮೀಪ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದಲ್ಲಿ ಅಪರಾಧಿ, ಕೇರಳದ ಎ.ಕೆ.ಗಿರೀಶ್ (39) ಎಂಬಾತನಿಗೆ ವಿರಾಜಪೇಟೆಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಮರಣದಂಡನೆ ಹಾಗೂ ₹ 10 ಸಾವಿರ ದಂಡ ವಿಧಿಸಿದೆ. ಕೃತ್ಯ ನಡೆದ 9 ತಿಂಗಳಿನಲ್ಲಿ ಶಿಕ್ಷೆ ಪ್ರಕಟವಾಗಿದೆ.

2025ರ ಮಾರ್ಚ್ 27ರಂದು ಅಕ್ರಮ ಸಂಬಂಧ ಶಂಕೆಯಡಿ ಪತ್ನಿ ನಾಗಿ (30), ಆಕೆಯ ರಕ್ಷಣೆಗೆ ಬಂದಿದ್ದ ಆಕೆಯ ಅಜ್ಜ ಕರಿಯ (75), ಅಜ್ಜಿ ಗೌರಿ (75), ನಾಗಿ ಅವರ ಪುತ್ರಿ ಕಾವೇರಿ (5) ಅವರನ್ನೂ ಕೊಲೆ ಮಾಡಿದ್ದ. ತನಿಖಾಧಿಕಾರಿಗಳಾದ ಶಿವರುದ್ರ, ಶಿವರಾಜ್ ಮುದೋಳ್ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.


‘ಹೆಣ್ಣು ಸಿಗುತ್ತಿಲ್ಲ, ಮಠ ಮಾಡಿಕೊಡಿ’

ಪ್ರಜಾವಾಣಿವಾರ್ತೆ

ಮದ್ದೂರು (ಮಂಡ್ಯ ಜಿಲ್ಲೆ): ‘ಮದುವೆಗೆ ಹೆಣ್ಣು ಸಿಗುತ್ತಿಲ್ಲ. ಮಠ ನಿರ್ಮಿಸಿಕೊಡಿ’ ಎಂದು ತಾಲ್ಲೂಕಿನ ಕೊಪ್ಪ ಹೋಬಳಿಯ ಮರಳಿಗ ಗ್ರಾಮದ 20ಕ್ಕೂ ಹೆಚ್ಚು ಯುವಕರು ಗ್ರಾಮ ಸಭೆಯಲ್ಲಿ ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ.

ಗ್ರಾಮ ಪಂಚಾಯಿತಿ ಆವರಣದಲ್ಲಿ ಯುವಕ ಪ್ರಸನ್ನ ನೇತೃತ್ವದಲ್ಲಿ ಪಂಚಾಯಿತಿ ಅಧ್ಯಕ್ಷೆ ಸುನಿತಾ ಶ್ರೀನಿವಾಸ್ ಅವರಿಗೆ ಮನವಿ ಸಲ್ಲಿಸಿ, ನೋವು ಹೇಳಿಕೊಂಡರು.

‘ರೈತ ಕುಟುಂಬದ ನಮಗೆ 35–40 ವರ್ಷವಾಗಿದ್ದರೂ ಮದುವೆಗೆ ಹೆಣ್ಣು ಸಿಗುತ್ತಿಲ್ಲ. ಹತಾಶೆಯಾಗಿದೆ. ಪೋಷಕರೂ ಪರಿತಪಿಸುತ್ತಿದ್ದಾರೆ’ ಎಂದು ಅಲವತ್ತುಕೊಂಡರು. ಸಮಸ್ಯೆಗಳ ಕುರಿತು ಅಹವಾಲು ಸಲ್ಲಿಸಲು ಬಂದಿದ್ದ ಗ್ರಾಮಸ್ಥರು ಹಾಗು ಅಹವಾಲು ಸ್ವೀಕರಿಸುತ್ತಿದ್ದ ಅಧಿಕಾರಿಗಳು ಯುವಕರು ‘ದುಮ್ಮಾನ’ ಕೇಳಿ ಕೆಲ ಹೊತ್ತು ಮೌನವಾದರು. ‘ಅರ್ಜಿಯನ್ನು ಪರಿಶೀಲಿಸಲಾಗುವುದು’ ಎಂದು ಅಧ್ಯಕ್ಷೆ ಪ್ರತಿಕ್ರಿಯಿಸಿದರು.


ಯುವಕರು ನೀಡಿರುವ ಅರ್ಜಿ

ಅಲೋಕ್‌ಕುಮಾರ್ ಪದೋನ್ನತಿ

ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ವರ್ಗಾವಣೆ


ಪ್ರಜಾವಾಣಿ ವಾರ್ತೆ


ಬೆಂಗಳೂರು: ರಾಜ್ಯ ಪೊಲೀಸ್ ತರಬೇತಿ ಕೇಂದ್ರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ (ಎಡಿಜಿಪಿ) ಅಲೋಕ್ ಕುಮಾರ್ ಅವರಿಗೆ ರಾಜ್ಯ ಸರ್ಕಾರವು ಪದನ್ನೋತಿ ನೀಡಿ, ಕಾರಾಗೃಹ ಹಾಗೂ ಸುಧಾರಣಾ ಸೇವೆಗಳ ಇಲಾಖೆಯ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ವರ್ಗಾವಣೆ ಮಾಡಿ ಬುಧವಾರ ಆದೇಶಿಸಿದೆ.

ಕಾರಾಗೃಹ ಹಾಗೂ ಸುಧಾರಣಾ ಸೇವೆಗಳ ಇಲಾಖೆಯ ಎಡಿಜಿಪಿ ಬಿ.ದಯಾನಂದ ಅವರನ್ನು ಪೊಲೀಸ್ ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. ಕಾರಾಗೃಹಗಳ ಇಲಾಖೆ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಮಾಲಿನಿ ಕೃಷ್ಣಮೂರ್ತಿ ಅವರು ನಿವೃತ್ತರಾದ ನಂತರ ಡಿಜಿಪಿ ಹುದ್ದೆ ಖಾಲಿಯಿತ್ತು.

2019ರಲ್ಲಿ ನಡೆದಿದ್ದ ದೂರವಾಣಿ ಕದ್ದಾಲಿಕೆ ಹಗರಣದಲ್ಲಿ ಅಲೋಕ್ ಕುಮಾರ್ ಸೇರಿ ಕೆಲವು ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಇಲಾಖಾ ತನಿಖೆಗೆ ಆದೇಶ ಹೊರಡಿಸಿತ್ತು. ಹಗರಣ ನಡೆದ ವೇಳೆ ಅಲೋಕ್ ಕುಮಾರ್ ಅವರು ನಗರ ಪೊಲೀಸ್ ಕಮಿಷನರ್ ಆಗಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ನ್ಯಾಯಾಲಯಕ್ಕೆ ಬಿ–ವರದಿ ಸಲ್ಲಿಸಿತ್ತು. ಆದರೆ, ಕಳೆದ ಮೇನಲ್ಲಿ ರಾಜ್ಯ ಸರ್ಕಾರ ಇಲಾಖಾ ತನಿಖೆಗೆ ಆದೇಶಿಸಿತ್ತು. ಸರ್ಕಾರದ ಆದೇಶವನ್ನು ಪ್ರಶ್ನಿಸಿ ಅಲೋಕ್ ಕುಮಾರ್ ಅವರು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮೊರೆ ಹೋಗಿದ್ದರು. ‘ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ’ ಎಂದು ವಾದಿಸಿದ್ದರು.

ಇಲಾಖಾ ತನಿಖೆಗೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಇತ್ತೀಚೆಗೆ ರದ್ದುಗೊಳಿಸಿತ್ತು. ಅದರ ಬೆನ್ನಲ್ಲೇ ಅಲೋಕ್ ಕುಮಾರ್ ಅವರಿಗೆ ಮುಂಬಡ್ತಿ ನೀಡಲಾಗಿದೆ.


ಅಲೋಕ್ ಕುಮಾರ್


ದಯಾನಂದ

ಚಿಟಿಕೆ ಸುದ್ದಿ

ಕಾರಾಗೃಹದಲ್ಲಿ ಮತ್ತೆ ಕೈದಿಗಳ ಗಲಾಟೆ

ಕಾರವಾರ: ಮಾದಕ ವಸ್ತುಗಳಿಗೆ ಬೇಡಿಕೆ ಇಟ್ಟು ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಮಂಗಳವಾರ ರಾತ್ರಿ ಐವರು ಕೈದಿಗಳು ಗಲಾಟೆ ಮಾಡಿದ್ದು, ಬ್ಯಾರಕ್‌ನಲ್ಲಿದ್ದ ಟಿ.ವಿ ಪುಡಿಗಟ್ಟಿದ್ದಾರೆ.

‘ಮಂಗಳೂರು ಕಾರಾಗೃಹದಿಂದ ಸ್ಥಳಾಂತರಿಸಲಾದ ಕೈದಿಗಳಾದ ಮಹಮ್ಮದ್ ನೌಶಾದ್, ಅಬ್ದುಲ್ ರೌಫ್, ಅಬ್ದುಲ್ ಕಬೀರ, ಜಲಾಲ್ ಮತ್ತು ಎಂ.ಡಿ. ನೌಫಾಲ್ ಮಧ್ಯೆ ವಾಗ್ವಾದ ನಡೆದಿದೆ. ಮೂವರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ತಿಳಿಸಿದ್ದಾರೆ.

‘ಪದೇ ಪದೇ ಗಲಾಟೆ ಮಾಡುತ್ತಿರುವ ಕೈದಿಗಳನ್ನು ಬೇರೆಡೆ ಸ್ಥಳಾಂತರಿಸಲು ಕಾರಾಗೃಹ ಅಧಿಕಾರಿಗಳನ್ನು ಕೋರಲಾಗುವುದು’ ಎಂದರು.

ಒಕ್ಕಣೆ ಯಂತ್ರಕ್ಕೆ ಸಿಲುಕಿ ಮಹಿಳೆಯ ಕೈ ತುಂಡು

ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ): ತಾಲ್ಲೂಕಿನ ಸತ್ತೇಗಾಲ ಗ್ರಾಮದಲ್ಲಿ ಬುಧವಾರ ರಾಗಿ ಒಕ್ಕಣೆ ಮಾಡುವಾಗ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಮಹಿಳೆ, ನಗರದ ಮುಡಿಗುಂಡ ಬಡಾವಣೆ ನಿವಾಸಿ ನಾಗಮ್ಮ ಅವರ ಎಡಗೈ ತುಂಡಾಗಿದೆ.

‘ಅವರೂ ಸೇರಿ ನಾಲ್ವರು ಮಹಿಳೆಯರು ಒಕ್ಕಣೆಯಲ್ಲಿ ತೊಡಗಿದ್ದರು. ಚಾಲಕ ಚಾಮುಂಡಿ, ಮಾಲೀಕ ಅಣ್ಣಗಳ್ಳಿ ಬಸವರಾಜು ಸುರಕ್ಷಾ ಕ್ರಮ ಕೈಗೊಂಡಿರಲಿಲ್ಲ’ ಎಂದು ದೂರಲಾಗಿದೆ.
ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಯಿತು. ಗ್ರಾಮಾಂತರ ಠಾಣೆಗೆ ಮಹಿಳೆ ಅವರ ಮಗಳು ಚನ್ನಾಜಮ್ಮ ದೂರು ನೀಡಿದ್ದಾರೆ.

ರೇಣುಕಸ್ವಾಮಿ ಸಮಾಧಿ ಅಸ್ತವ್ಯಸ್ತ

ಚಿತ್ರದುರ್ಗ: ಬೆಂಗಳೂರಿನ ಪಟ್ಟಣಗೆರೆಯಲ್ಲಿ ಕೊಲೆಯಾಗಿದ್ದ ಚಿತ್ರದುರ್ಗದ ರೇಣುಕಸ್ವಾಮಿ ಅವರ ಸಮಾಧಿ ಸ್ಥಳ ಬುಧವಾರ ಅಸ್ತವ್ಯಸ್ತಗೊಂಡಿದೆ.

2024ರ ಜೂನ್ 8ರಂದು ನಡೆದಿದ್ದ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಹಾಗೂ ಸಹಚರರು ಬಂಧಿತರಾಗಿದ್ದು, ವಿಚಾರಣೆ ನಡೆಯುತ್ತಿದೆ. ನಗರದ ಜೋಗಿಮಟ್ಟಿ ರಸ್ತೆಯ ವೀರಶೈವ ರುದ್ರಭೂಮಿಯಲ್ಲಿ ರೇಣುಕಸ್ವಾಮಿ ಅಂತ್ಯಕ್ರಿಯೆ ನಡೆಸಲಾಗಿತ್ತು.

ಸಮಾಧಿ ಸ್ಥಳದಲ್ಲಿ ರೇಣುಕಸ್ವಾಮಿ ಹೆಸರಿದ್ದ ನಾಮಫಲಕ ಅಸ್ತವ್ಯಸ್ತವಾಗಿ ಬಿದ್ದಿದ್ದು, ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಆದರೆ, ರೇಣುಕಸ್ವಾಮಿ ಅವರ ತಂದೆ ಕಾಶಿನಾಥಯ್ಯ ಶಿವನಗೌಡರ್ ಅವರು, ‘ಪುತ್ರನ ಸಮಾಧಿಯನ್ನು ಯಾರೂ ಧ್ವಂಸ ಮಾಡಿಲ್ಲ. ವೀರಶೈವ ಸಮಾಜದಿಂದ ರುದ್ರಭೂಮಿಯ ಜಾಗದ ಸಮತಟ್ಟು ಕಾರ್ಯ ನಡೆದಿದೆ. ಇದಕ್ಕೆ ನಮ್ಮಿಂದ ತಕರಾರು ಇಲ್ಲ’ ಎಂದಿದ್ದಾರೆ.

4 ಹುಲಿ ಮರಿ ಸಾವು: ಸೋಂಕು ತಗುಲಿರುವ ಶಂಕೆ

ಪ್ರಜಾವಾಣಿ ವಾರ್ತೆ

ಹುಣಸೂರು (ಮೈಸೂರು ಜಿಲ್ಲೆ): ತಾಲ್ಲೂಕಿನ ಗೌಡನಕಟ್ಟೆ ಗ್ರಾಮದಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳು ಮೃತಪಟ್ಟಿವೆ. ಸಾವಿಗೆ ಪ್ಯಾನ್ ಲ್ಯೂಕೋಪೇನಿಯ ವೈರಸ್ ಕಾರಣ ಎನ್ನಲಾಗಿದೆ.

ನಾಗರಹೊಳೆ ಅರಣ್ಯದ ವೀರನಹೊಸಹಳ್ಳಿ ವಲಯಕ್ಕೆ ಹೊಂದಿಕೊಂಡಿರುವ ಗುರುಪುರ ಪಂಚಾಯಿತಿ ವ್ಯಾಪ್ತಿಯಲ್ಲಿ ಹುಲಿಗಳ ಸೆರೆಗೆ ನಡೆದಿದ್ದ ಕಾರ್ಯಾಚರಣೆಯಲ್ಲಿ 10 ವರ್ಷದ ಹೆಣ್ಣು ಹುಲಿ ಸೆರೆಯಾಗಿದ್ದು, 3 ತಿಂಗಳ ಪ್ರಾಯದ 4 ಮರಿಗಳು ಸಿಕ್ಕಿಬಿದ್ದಿದ್ದವು. ‘ಹುಲಿ, ಮರಿಗಳನ್ನು ಕೂರ್ಗಳ್ಳಿ ವನ್ಯಪ್ರಾಣಿ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು. ಒಂದು ಮರಿ ಆರೋಗ್ಯ ಹದಗೆಟ್ಟು ಡಿ.7ರಂದು ಮೃತಪಟ್ಟಿತ್ತು. ನಂತರದ ಎರಡು ದಿನಗಳಲ್ಲಿ ಉಳಿದವು ಮೃತಪಟ್ಟವು’ ಎಂದು ಡಿಸಿಎಫ್ ಮಹಮ್ಮದ್ ಫೈಸಲ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಸೋಂಕು ಕಾರಣ?: ಹುಲಿಯಲ್ಲಿ ಸೋಂಕು ಕಾಣಿಸಿಕೊಳ್ಳುವ ತಾಯಿ ಹುಲಿಗಿದ್ದು, ಮರಿಗಳಿಗೂ ತಗುಲಿರಬಹುದು’ ಎಂದರು. ‘ತಾಯಿ ಹುಲಿ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದೆ. ತಾಯಿ ಹುಲಿ ಆರೋಗ್ಯ ಕುರಿತು ಪಶುವೈದ್ಯರು ಸಂಪರ್ಕದಲ್ಲಿದ್ದಾರೆ’ ಎಂದರು.

‘ಎರಡು ತಿಂಗಳ ಹಿಂದೆ ಪುನರ್ವಸತಿ ಕೇಂದ್ರದಲ್ಲಿ ಸೋಂಕಿನಿಂದ ಹುಲಿ ಮರಿ ಸತ್ತಿತ್ತು. ಆದರೆ ಸೋಂಕು ಯಾವುದು ಎಂಬುದು ತಿಳಿದು ಬಂದಿಲ್ಲ’ ಎಂದರು.



ಸಿಐಸಿ ಆಯ್ಕೆಗೆ ಪ್ರಧಾನಿ ನೇತೃತ್ವದ ಸಮಿತಿ ಸಭೆ

ನವದೆಹಲಿ (ಪಿಟಿಐ): ನೂತನ ಮುಖ್ಯ ಮಾಹಿತಿ ಆಯುಕ್ತರ (ಸಿಐಸಿ) ಆಯ್ಕೆಗೆ ರಚನೆಯಾದ ಪ್ರಧಾನಿ ಮೋದಿ ನೇತೃತ್ವದ ಸಮಿತಿಯು ಬುಧವಾರ ಸಭೆ ಸೇರಿ ಚರ್ಚೆ ನಡೆಸಿತು.

ಸಿಐಸಿ ಮತ್ತು 8 ಮಾಹಿತಿ ಆಯುಕ್ತರ ಆಯ್ಕೆಗೆ ಸಂಬಂಧಿಸಿದಂತೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಇದಕ್ಕೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಧಾನಮಂತ್ರಿಗಳ ಕಾರ್ಯಾಲಯದಲ್ಲಿ ಒಂದೂವರೆ ತಾಸು ಸಭೆ ನಡೆದಿದ್ದು, ರಾಹುಲ್ ಗಾಂಧಿ, ಗೃಹ ಸಚಿವ ಅಮಿತ್ ಶಾ ಅವರು ಭಾಗಿಯಾಗಿದ್ದರು.

‘ಕಾಂಗ್ರೆಸ್‌ನಿಂದಲೇ 3 ಬಾರಿ ಮತ ಕಳವು’

ಅಕ್ರಮ ನುಸುಳುಕೋರರ ರಕ್ಷಿಸಲು ಎಸ್‌ಐಆರ್‌ಗೆ ವಿರೋಧ: ಗೃಹ ಸಚಿವ

ಪ್ರಜಾವಾಣಿ ವಾರ್ತೆ

ಲೋಕಸಭಾ ಅಧಿವೇಶನ

ನವದೆಹಲಿ: ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆಯನ್ನು (ಎಸ್‌ಐಆರ್) ವಿರೋಧಿಸುತ್ತಿರುವ ‘ಇಂಡಿಯಾ’ ಮೈತ್ರಿಕೂಟದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಚುನಾವಣೆಗಳಲ್ಲಿ ಗೆಲ್ಲಲು ನಾವು ಯಾವತ್ತೂ ಮತ ಕಳವು ಮಾಡಿಲ್ಲ. ಆದರೆ, ಕಾಂಗ್ರೆಸ್ ಪಕ್ಷವು ಮೂರು ಸಲ ಮತ ಕಳವು ನಡೆಸಿದೆ’ ಎಂದು ಆರೋಪಿಸಿದರು.

ಚುನಾವಣಾ ವ್ಯವಸ್ಥೆ ಸುಧಾರಣೆ ಕುರಿತು ಲೋಕಸಭೆಯಲ್ಲಿ ಎರಡು ದಿನಗಳ ಕಾಲ ನಡೆದ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರ ನೀಡಿದ ಅವರು, ‘ಭ್ರಷ್ಟಾಚಾರದಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂದು ವಿಪಕ್ಷದ ಮುಖಂಡರು ಚಿಂತಿತರಾಗಿದ್ದಾರೆ. ಮತದಾರರ ಪಟ್ಟಿಯಲ್ಲಿ ಅಕ್ರಮ ನುಸುಳುಕೋರರನ್ನು ಇರಿಸಿಕೊಳ್ಳಲು ವಿರೋಧ ಪಕ್ಷವು ಎಸ್‌ಐಆರ್‌ಗೆ ವಿರೋಧ ವ್ಯಕ್ತಪಡಿಸುತ್ತಿದೆ’ ಎಂದು ದೂರಿದರು.

ಶಾ ಮಾತಿಗೆ ವಿಪಕ್ಷಗಳ ಸದಸ್ಯರು ಪದೇ ಪದೇ ಅಡ್ಡಿಪಡಿಸಿದರು. ಬಳಿಕ ಅವರು ಸಭಾತ್ಯಾಗ ಮಾಡಿದರು. ‘ವಿರೋಧ ಪಕ್ಷಗಳು ಎಷ್ಟೇ ಬಾರಿ ಬಹಿಷ್ಕರಿಸಿದರೂ, ಎನ್‌ಡಿಎ ಮೈತ್ರಿಕೂಟವು ಅಕ್ರಮ ನುಸುಳುಕೋರರನ್ನು ಪತ್ತೆ ಹಚ್ಚಿ ಗಡಿಪಾರು ಮಾಡುವ ತನ್ನ ನೀತಿಯನ್ನು ಮುಂದುವರಿಸುತ್ತದೆ’ ಎಂದು ಶಾ ಘೋಷಿಸಿದರು. ಪ್ರಧಾನಿ ಮತ್ತು ಮುಖ್ಯಮಂತ್ರಿ ಯಾರಾಗಬೇಕು ಎಂದು ಅಕ್ರಮ ನುಸುಳುಕೋರರು ನಿರ್ಧರಿಸಿದರೆ ದೇಶದ ಪ್ರಜಾಪ್ರಭುತ್ವ ಸುರಕ್ಷಿತವಾಗಿರಲು ಸಾಧ್ಯವೇ ಎಂದು ಅವರು ಪ್ರಶ್ನಿಸಿದರು.



ಅಮಿತ್ ಶಾ

‘ಸ್ವಾತಂತ್ರ್ಯ ನಂತರ ಪ್ರಧಾನಿ ಆಯ್ಕೆಗೆ ಕಾಂಗ್ರೆಸ್ ಸಭೆ ನಡೆದಿತ್ತು. ಈ ಸಭೆಯಲ್ಲಿ 28 ಮಂದಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಬೆಂಬಲಿಸಿದರು. ನೆಹರೂ ಅವರಿಗೆ ಬೆಂಬಲ ಸಿಕ್ಕಿದ್ದು ಇಬ್ಬರದ್ದೇ. ಆದರೆ, ಪ್ರಧಾನಿ ಆಗಿದ್ದು ನೆಹರೂ. ಇದು ಮತ ಕಳವು ಅಲ್ಲವೇ’ ಎಂದು ಶಾ ಛೇಡಿಸಿದರು.

‘ರಾಯ್‌ಬರೇಲಿ ಕ್ಷೇತ್ರದಲ್ಲಿ ಗೆದ್ದಿದ್ದ ಇಂದಿರಾ ಗಾಂಧಿ ಆಯ್ಕೆಯನ್ನು ನ್ಯಾಯಾಲಯ ರದ್ದುಗೊಳಿಸಿತ್ತು. ಆಗ ವಿಶೇಷ ವಿನಾಯಿತಿ ಪಡೆದು ಇಂದಿರಾ ಸಂಸದರಾದರು. ಇದು ಎರಡನೇ ಮತ ಕಳವು. ಸೋನಿಯಾ ಗಾಂಧಿ ದೇಶದ ಪೌರತ್ವ ಪಡೆಯುವ ಮೊದಲೇ ಮತದಾರರಾದರು. ಈ ಪ್ರಕರಣದಲ್ಲಿ ಸೋನಿಯಾ ಅವರಿಗೆ ನ್ಯಾಯಾಲಯ ನೋಟಿಸ್ ನೀಡಿದೆ. ಇದು ಮೂರನೇ ಮತ ಕಳವು’ ಎಂದು ಶಾ ಹೇಳಿದರು. ಈ ಮಾತಿಗೆ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ರಾಹುಲ್- ಶಾ ಜಟಾಪಟಿ

ಸುಧಾರಣಾ ವ್ಯವಸ್ಥೆ ಚರ್ಚೆ ಸಂದರ್ಭದಲ್ಲಿ ಅಮಿತ್ ಶಾ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ನಡುವೆ ಜಟಾಪಟಿ ನಡೆಯಿತು.

ಸರ್ಕಾರದ ಪರವಾಗಿ ಶಾ ಉತ್ತರ ನೀಡುತ್ತಿದ್ದಾಗ ಮಧ್ಯಪ್ರವೇಶಿಸಿದ ರಾಹುಲ್, ‘ನಾನು ನಿನ್ನೆ ಒಂದು ಪ್ರಶ್ನೆ ಕೇಳಿದ್ದೆ. ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಚುನಾವಣಾ ಆಯುಕ್ತರಿಗೆ ಪೂರ್ಣ ವಿನಾಯಿತಿ ನೀಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರ ಹಿಂದಿನ ಚಿಂತನೆ ಬಗ್ಗೆ ಶಾ ಉತ್ತರ ನೀಡಿದರು. ಅವರು ಹರಿಯಾಣದ ಬಗ್ಗೆ ಮಾತನಾಡಿ ಒಂದು ಉದಾಹರಣೆ ನೀಡಿದರು. ಆದರೆ, ಮತ ಕಳವಿನ ಕುರಿತು ಹಲವಾರು ಉದಾಹರಣೆಗಳಿವೆ’ ಎಂದರು.

‘ನನ್ನ ಮೂರು ಪತ್ರಿಕಾಗೋಷ್ಠಿಗಳ ಬಗ್ಗೆಯೇ ಸದನದಲ್ಲಿ ಚರ್ಚೆ ನಡೆಯಲಿ. ನನ್ನ ಪ್ರಶ್ನೆಗಳಿಗೆ ಸರ್ಕಾರ ಮೊದಲು ಉತ್ತರ ನೀಡಲಿ’ ಎಂದು ಸವಾಲು ಎಸೆದರು.

ಆಗ ಅಮಿತ್ ಶಾ, ‘ನಾನು ಏನು ಮಾತನಾಡಬೇಕು ಎಂಬುದನ್ನು ರಾಹುಲ್ ನಿರ್ಧರಿಸಬೇಕಿಲ್ಲ. ಅವರು ತಾಳ್ಮೆಯಿಂದ ಇರಲು ಕಲಿಯಬೇಕು. ರಾಹುಲ್ ಇಚ್ಛೆಗೆ ತಕ್ಕಂತೆ ಸದನ ನಡೆಸಲು ಸಾಧ್ಯವಿಲ್ಲ’ ಎಂದು ತಿರುಗೇಟು ನೀಡಿದರು. ‘ಇದು ಗಲಿಬಿಲಿಯಿಂದ ಕೂಡಿದ ಭಯದ ಪ್ರತಿಕ್ರಿಯೆ’ ಎಂದು ರಾಹುಲ್ ವ್ಯಂಗ್ಯವಾಡಿದರು.

‘ಕಾರ್ಯಕರ್ತರೇ ರಾಹುಲ್‌ರಿಂದ ವಿವರಣೆ ಕೇಳಲಿದ್ದಾರೆ’

ಕಾಂಗ್ರೆಸ್ ಪಕ್ಷದ ಚುನಾವಣಾ ಸೋಲಿಗೆ ರಾಹುಲ್ ನಾಯಕತ್ವವೇ ಕಾರಣ, ಇವಿಎಂ ಅಲ್ಲ ಎಂದು ಅಮಿತ್ ಶಾ ಟೀಕಿಸಿದರು.

‘ಬಿಹಾರದಲ್ಲಿ ನಡೆದ ಚುನಾವಣಾ ರ‍್ಯಾಲಿಗಳಲ್ಲಿ ನೀವು ಮತಕಳವು ವಿಷಯ ಎತ್ತಿದ್ದೀರಿ. ಆದರೂ ನೀವು ಚುನಾವಣೆಯಲ್ಲಿ ಸೋತಿದ್ದೀರಿ. 2014ರ ಲೋಕಸಭಾ ಚುನಾವಣೆ ಬಳಿಕ ನಿಮ್ಮ ನಾಯಕತ್ವದಲ್ಲಿ ಪಕ್ಷ ಸೋಲುತ್ತಲೇ ಬಂದಿದೆ. ಕಾಂಗ್ರೆಸ್ ಸೋಲಿಗೆ ಕಾರಣ ನಿಮ್ಮ ನಾಯಕತ್ವವೇ ಹೊರತು ಇವಿಎಂ ಅಥವಾ ಮತದಾರರ ಪಟ್ಟಿ ಅಲ್ಲ... ನಾನು ತಪ್ಪಾಗಿ ಹೇಳಬಹುದು. ಆದರೆ, ಕಾಂಗ್ರೆಸ್ ಕಾರ್ಯಕರ್ತರು ಒಂದು ದಿನ ನೀವು ಇಷ್ಟು ಚುನಾವಣೆಗಳಲ್ಲಿ ಹೇಗೆ ಸೋತಿದ್ದೀರಿ ಎಂಬುದರ ಕುರಿತು ವಿವರಣೆ ಕೇಳಲಿದ್ದಾರೆ’ ಎಂದರು.

ಶಾ ಹೇಳಿದ್ದೇನು?

- ನೆಹರೂ ಪ್ರಧಾನಿಯಾಗಿದ್ದಾಗ 1952ರಲ್ಲಿ ಮೊದಲ ಬಾರಿ ಎಸ್‌ಐಆರ್ ನಡೆಯಿತು. 1957, 1961, 1965-66, 1983-84ರಲ್ಲಿ ಈ ಪ್ರಕ್ರಿಯೆ ನಡೆಯಿತು. ಆಗ ಕಾಂಗ್ರೆಸ್ ಆಡಳಿತದಲ್ಲಿತ್ತು. ಎನ್‌ಡಿಎ ಅಧಿಕಾರದಲ್ಲಿದ್ದಾಗ (2002–03) ಒಂದೇ ಸಲ ಎಸ್‌ಐಆರ್ ನಡೆದಿದೆ. ಆಗ ಈ ಪ್ರಕ್ರಿಯೆಯನ್ನು ಯಾವುದೇ ಪಕ್ಷ ವಿರೋಧಿಸಲಿಲ್ಲ. ಏಕೆಂದರೆ, ಇದು ಚುನಾವಣೆಗಳನ್ನು ಸ್ವಚ್ಛವಾಗಿಡುವ ಮತ್ತು ಪ್ರಜಾಪ್ರಭುತ್ವವನ್ನು ಆರೋಗ್ಯಕರವಾಗಿಡುವ ಪ್ರಕ್ರಿಯೆ.
- ಮರಣ ಹೊಂದಿದವರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವುದು, 18 ವರ್ಷ ತುಂಬಿದವರ ಹೆಸರುಗಳನ್ನು ಸೇರಿಸುವುದು ಮತ್ತು ವಿದೇಶಿ ಪ್ರಜೆಗಳನ್ನು ಒಂದೊಂದಾಗಿ ಅಳಿಸುವುದು ಎಸ್‌ಐಆರ್‌ನ ಉದ್ದೇಶ. ಸತತ ಸೋಲಿನಿಂದ ಕಂಗೆಟ್ಟ ಬಳಿಕ ಕಾಂಗ್ರೆಸ್ ಪಕ್ಷವು ನಾಲ್ಕು ತಿಂಗಳಿಂದ ಎಸ್‌ಐಆರ್ ಬಗ್ಗೆ ಅಪಪ್ರಚಾರ ನಡೆಸುತ್ತಿದೆ.
- ಬಿಹಾರ ಚುನಾವಣೆಗೆ ಮೊದಲು ಕಾಂಗ್ರೆಸ್‌ನವರು ವೋಟ್ ಚೋರಿ ವಿರುದ್ಧ ಹೋರಾಟ ನಡೆಸಿದರು. ಅಕ್ರಮ ನುಸುಳುಕೋರರನ್ನು ರಕ್ಷಿಸುವ ಯಾತ್ರೆ ನಡೆಸಿದರು. ಆದರೆ, ನಾವು ಬಿಹಾರದಲ್ಲಿ ಮೂರನೇ ಎರಡು ಬಹುಮತದಿಂದ ಗೆದ್ದಿದ್ದೇವೆ.
- ನಾವು ಬಹುಕಾಲ ವಿರೋಧ ಪಕ್ಷದಲ್ಲೇ ಇದ್ದವು. ಗೆಲುವಿಗಿಂತ ಹೆಚ್ಚು ಸೋಲೇ ಕಂಡಿದ್ದೇವೆ. ಆದರೆ, ಯಾವತ್ತೂ ಆಯೋಗದ ವಿರುದ್ಧ ಟೀಕೆ ಮಾಡಲಿಲ್ಲ.
- ದೇಶದಲ್ಲಿ ಇವಿಎಂ ವ್ಯವಸ್ಥೆ ಪರಿಚಯಿಸಿದ್ದು ರಾಜೀವ್ ಗಾಂಧಿ. ಇವಿಎಂ ಬಳಸಿ 2004 ಹಾಗೂ 2009ರಲ್ಲಿ ಚುನಾವಣೆಗಳು ನಡೆದವು. ಆಗ ಗೆದ್ದಿದ್ದು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ. 2014ರಲ್ಲಿ ಹೀನಾಯವಾಗಿ ಸೋತ ಬಳಿಕ ಇವಿಎಂ ವಿರುದ್ಧ ಟೀಕೆ ಆರಂಭಿಸಿದರು.

> ಚುನಾವಣೆಗಳಲ್ಲಿ ಪ್ರತಿ ಬಾರಿ ಸೋತಾಗಲೂ ಕಾಂಗ್ರೆಸ್, ಚುನಾವಣಾ ಆಯೋಗದ ಮೇಲೆ ಆರೋಪ ಹೊರಿಸುತ್ತದೆ. ಆದಾಗ್ಯೂ, ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಇದೇ ಆಯೋಗ ಚುನಾವಣೆ ನಡೆಸಿತ್ತು. ಆದರೆ, ಆಗ ಯಾವುದೇ ಆಕ್ಷೇಪ ವ್ಯಕ್ತವಾಗಿರಲಿಲ್ಲ. ಸಾಮಾನ್ಯ ಜನರ ವಿಶ್ವಾಸ ಗಳಿಸಿರುವ ಬಿಜೆಪಿಯು ಚುನಾವಣೆಗಳಲ್ಲಿ ಗೆಲ್ಲುತ್ತಿದೆ
>
> **ರವಿಶಂಕರ್ ಪ್ರಸಾದ್,** ಬಿಜೆಪಿ ಸಂಸದ

> ಕೇಂದ್ರ ಸರ್ಕಾರವು ಚುನಾವಣಾ ಆಯೋಗದ ಸ್ವಾತಂತ್ರ್ಯವನ್ನು ನಾಶಪಡಿಸುತ್ತಿದೆ. ನಿಷ್ಪಕ್ಷಪಾತ ಅಂಪೈರ್ ಕಲ್ಪನೆಯನ್ನು ಪುಡಿಪುಡಿ ಮಾಡಲಾಗಿದೆ. ಚುನಾವಣಾ ಆಯೋಗವು ಈಗ ರಾಜಕೀಯ ಒತ್ತಡದಲ್ಲಿ ಕುಸಿದು ಬಿದ್ದು ಪಕ್ಷಪಾತಿಯಾಗಿದೆ. ಮತದಾನದ ಹಕ್ಕು ಯಾವುದೇ ಸರ್ಕಾರವು ನೀಡುವ ದಯೆಯಲ್ಲ. ಅದು ಪ್ರಜಾಪ್ರಭುತ್ವದ ಮೂಲಭೂತ ತತ್ವ
>
> **ಕೆ.ಸಿ.ವೇಣುಗೋಪಾಲ್,** ಕಾಂಗ್ರೆಸ್ ಸಂಸದ

> ಪ್ರಧಾನಿ ಮೋದಿ ಅವರು ಇವಿಎಂಗಳನ್ನು ಹ್ಯಾಕ್ ಮಾಡಿಲ್ಲ. ಅವರು ಜನರ ಹೃದಯಗಳನ್ನು ಕದ್ದಿದ್ದಾರೆ. ಕಾಂಗ್ರೆಸ್ ನಾಯಕರು ಚುನಾವಣಾ ಸೋಲುಗಳನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ. ಹೀಗಾಗಿ, ಅವರು ಸದನದ ಕಲಾಪಗಳಿಗೆ ನಿರಂತರ ಅಡ್ಡಿ ಮಾಡುತ್ತಿದ್ದಾರೆ. ವಿರೋಧ ಪಕ್ಷದ ಸಂಸದರು ಪ್ರತಿ ಅಧಿವೇಶನವನ್ನು ರಂಗಮಂದಿರವಾಗಿ ಪರಿವರ್ತಿಸುತ್ತಿದ್ದಾರೆ
>
> **ಕಂಗನಾ ರನೌತ್,** ಬಿಜೆಪಿ ಸಂಸದೆ

> ಎಸ್‌ಐಆರ್ ಎಂಬುದು ಹಿಂಬಾಗಿಲಿನ ಎನ್‌ಆರ್‌ಸಿ. ಧರ್ಮದ ಆಧಾರದಲ್ಲಿ ಜನರನ್ನು ಮತದಾನದ ಹಕ್ಕನ್ನು ಕಸಿದುಕೊಳ್ಳುವ ದುರುದ್ದೇಶಪೂರಿತವಾದ ಕೆಟ್ಟ ಪ್ರಕ್ರಿಯೆ. ಭಾರತದ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್ ಮತ್ತು ಸಂಸತ್ತಿಗಿಂತ ದೊಡ್ಡದಾಗಿ ಇರಲು ಸಾಧ್ಯವಿಲ್ಲ
>
> **ಅಸಾದುದ್ದೀನ್ ಓವೈಸಿ,** ಎಐಎಂಐಎಂ ಸಂಸದ

ನೆಹರೂ ಟೀಕಿಸಲು ಸೀಮಿತ ಜೈರಾಮ್ ಆರೋಪ

ಪ್ರಜಾವಾಣಿ ವಾರ್ತೆ/ಪಿಟಿಐ

ನವದೆಹಲಿ: ‘ವಂದೇ ಮಾತರಂನ 150ನೇ ವರ್ಷಾಚರಣೆ ಚರ್ಚೆಯು ಉದ್ದೇಶಪೂರ್ವಕವಾಗಿ ಜವಾಹರಲಾಲ್ ನೆಹರೂ ಅವರನ್ನು ಟೀಕಿಸುವುದಾಗಿತ್ತು. ಅಲ್ಲದೆ, ಅದು ಅಂತಿಮವಾಗಿ ರವಿಂದ್ರನಾಥ ಟ್ಯಾಗೋರ್ ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರನ್ನೂ ಅವಮಾನಿಸಿತು’ ಎಂದು ರಾಜ್ಯಸಭೆಯಲ್ಲಿ ಕಾಂಗ್ರೆಸ್‌ನ ಮುಖ್ಯ ಸಚೇತಕ ಜೈರಾಮ್ ರಮೇಶ್ ಬುಧವಾರ ಆರೋಪಿಸಿದರು.



ಜೈರಾಮ್ ರಮೇಶ್

ಮೇಲ್ಮನೆಯಲ್ಲಿ ವಂದೇ ಮಾತರಂ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿ, ‘ಬಿಜೆಪಿಯು ಇತಿಹಾಸವನ್ನು ವಿರೂಪಗೊಳಿಸುತ್ತಿದೆ’ ಎಂದರು.

> ಮಹಮ್ಮದ್ ಅಲಿ ಜಿನ್ನಾ ಅವರ ಸಮಾಧಿ ಬಳಿ ತಲೆಬಾಗಿದವರಿಂದ ನಾವು ರಾಷ್ಟ್ರೀಯತೆಯ ಪಾಠ ಕಲಿಯಬೇಕೇ?
>
> **ಸೈಯದ್ ನಾಸಿರ್ ಹುಸೇನ್,** ಕಾಂಗ್ರೆಸ್ ಸಂಸದ

‘1937ರ ಅಕ್ಟೋಬರ್ 28ರಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ವಂದೇ ಮಾತರಂ ಕುರಿತು ನಿರ್ಣಯ ಅಂಗೀಕರಿಸಲಾಯಿತು. ಆಗ ಸಭೆಯಲ್ಲಿ ನಾಯಕರಾದ ಮಹಾತ್ಮ ಗಾಂಧಿ, ಬೋಸ್, ವಲ್ಲಭಭಾಯಿ ಪಟೇಲ್, ಜವಾಹರಲಾಲ್ ನೆಹರೂ, ಮೌಲಾನಾ ಆಜಾದ್, ಆಚಾರ್ಯ ಕೃಪಲಾನಿ, ಜಿ.ಬಿ.ಪಂತ್ ಸೇರಿದಂತೆ ಹಲವರು ಹಾಜರಿದ್ದರು. ಹಾಗಾದರೆ ಅವರೆಲ್ಲರೂ ಮುಸ್ಲಿಮರನ್ನು ಓಲೈಸುತ್ತಿದ್ದರೇ’ ಎಂದು ಅವರು ಪ್ರಶ್ನಿಸಿದರು.

‘ಮಹಿಳಾ ಅಧಿಕಾರಿಗಳ ನೇಮಕಾತಿ ತಾರತಮ್ಯವಿಲ್ಲ’

ನವದೆಹಲಿ (ಪಿಟಿಐ): ಭಾರತೀಯ ವಾಯುಪಡೆಯಲ್ಲಿ (ಐಎಎಫ್) ‘ಶಾರ್ಟ್ ಸರ್ವಿಸ್ ಕಮಿಷನ್’ನ (ಎಸ್‌ಎಸ್‌ಸಿ) ಮಹಿಳಾ ಅಧಿಕಾರಿಗಳನ್ನು ‘ಪರ್ಮನೆಂಟ್ ಕಮಿಷನ್’ಗೆ ಮಂಜೂರು ಮಾಡುವಲ್ಲಿ ತಾರತಮ್ಯ ಮತ್ತು ಪಕ್ಷಪಾತ ನಡೆಯುತ್ತಿದೆ ಎಂಬ ಆರೋಪವನ್ನು ಕೇಂದ್ರ ಸರ್ಕಾರ ನಿರಾಕರಿಸಿದ್ದು, ಈ ಕುರಿತು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.

2019ರಿಂದ 243 ಪುರುಷ ಮತ್ತು 177 ಮಹಿಳಾ ಅಧಿಕಾರಿಗಳನ್ನು ‘ಪರ್ಮನೆಂಟ್ ಕಮಿಷನ್’ಗೆ ಕಳುಹಿಸಲಾಗಿದೆ ಎಂದು ಅದು ತಿಳಿಸಿದೆ.

‘ಪರ್ಮನೆಂಟ್ ಕಮಿಷನ್’ ಪ್ರವೇಶ ನಿರಾಕರಣೆಯನ್ನು ಪ್ರಶ್ನಿಸಿ ಕೆಲ ಎಸ್‌ಎಸ್‌ಸಿ ಮಹಿಳಾ ಅಧಿಕಾರಿಗಳ ಅರ್ಜಿಗಳನ್ನು ಸಿಜೆಐ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್, ಎನ್. ಕೋಟೀಶ್ವರ್ ಸಿಂಗ್ ಅವರ ಪೀಠ ವಿಚಾರಣೆ ನಡೆಸಿತು.

ವಾದ, ಪ್ರತಿವಾದ ಆಲಿಸಿದ ಪೀಠವು, ಇದೇ 19ರೊಳಗೆ ಲಿಖಿತ ಹೇಳಿಕೆಗಳನ್ನು ಸಲ್ಲಿಸುವಂತೆ ಸೂಚಿಸಿತು.

ಸಿಇಸಿ ಆಯ್ಕೆ: ‘ಕೈ’, ಬಿಜೆಪಿ ಚರ್ಚೆ

ನವದೆಹಲಿ (ಪಿಟಿಐ): ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಮತ್ತು ಸಹ ಚುನಾವಣಾ ಆಯುಕ್ತರನ್ನು (ಇಸಿ) ಆಯ್ಕೆ ಮಾಡುವ ಸಮಿತಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳು (ಸಿಜೆಐ) ಸದಸ್ಯರಾಗಿರುತ್ತಾರೆಯೇ ಎನ್ನುವುದರ ಬಗ್ಗೆ ಬುಧವಾರ ಲೋಕಸಭೆಯಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಬಿರುಸಿನ ಚರ್ಚೆ ನಡೆಯಿತು.

ಚುನಾವಣಾ ಸುಧಾರಣೆ ಬಗ್ಗೆ ನಡೆದ ಚರ್ಚೆಯಲ್ಲಿ ಮಾತನಾಡಿದ ಕಾಂಗ್ರೆಸ್‌ನ ಕೆ.ಸಿ. ವೇಣುಗೋಪಾಲ್, ಸಿಇಸಿ ಮತ್ತು ಇಸಿ ಅವರನ್ನು ಆಯ್ಕೆ ಮಾಡುವ ‘ಚುನಾವಣಾ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಟ್ಟಿರುವುದೇಕೆ ಎಂದು ಸರ್ಕಾರವನ್ನು ಪ್ರಶ್ನಿಸಿದರು. ಇದಕ್ಕೆ ಕಾನೂನು ಸಚಿವರು ಪ್ರತಿಕ್ರಿಯೆ ನೀಡಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್, ‘ಅಣ್ವಸ್ತ್ರ’ ಪ್ರಯೋಗಿಸುವ ವಿಷಯ ಬಂದಾಗ ಪ್ರಧಾನಿ ನೇತೃತ್ವದ ಚುನಾಯಿತ ಸರ್ಕಾರದ ಮೇಲೆ ನಂಬಿಕೆ ಇರಿಸಬಹುದಾದರೆ, ಉತ್ತಮ ಸಿಇಸಿ ಮತ್ತು ಇಸಿ ಆಯ್ಕೆ ವಿಷಯದಲ್ಲಿ ಈ ನಂಬಿಕೆ ಯಾಕಿಲ್ಲ’ ಎಂದು ಪ್ರಶ್ನಿಸಿದರು.

ಸಿಜೆಐ ಅವರನ್ನು ಹೊರಗಿಟ್ಟ ಆಯ್ಕೆ ಸಮಿತಿಯನ್ನು ಶಾಸಕಾಂಗವು ವಿವೇಚನೆಯಿಂದ ಅಂಗೀಕರಿಸಿರುವಾಗ, ಈ ವಿಷಯದಲ್ಲಿ ನ್ಯಾಯಾಂಗವನ್ನು ಎಳೆದು ತರುವುದು ಯಾಕೆ ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದರು.

ಈಗಾಗಲೇ ಸುಪ್ರೀಂ ಕೋರ್ಟ್ ಪ್ರಸ್ತಾಪಿಸಿರುವ ಆಯ್ಕೆ ಸಮಿತಿಯು ಕೇವಲ ತಾತ್ಕಾಲಿಕ ವ್ಯವಸ್ಥೆ ಎನ್ನುವುದನ್ನು ವೇಣುಗೋಪಾಲ್ ಸಹ ಒಪ್ಪಿಕೊಂಡಿದ್ದಾರೆ ಎಂದು ರವಿಶಂಕರ್ ಪ್ರಸಾದ್ ಗಮನ ಸೆಳೆದರು.

ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರ ನೇಮಕಕ್ಕೆ ಕಾನೂನು ರೂಪುಗೊಳ್ಳುವವರೆಗೆ, ಪ್ರಧಾನಿ, ಸಿಜೆಐ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ಆಯ್ಕೆ ಸಮಿತಿಯ ಸದಸ್ಯರಾಗಿರುತ್ತಾರೆ ಎಂದು ಸುಪ್ರೀಂಕೋರ್ಟ್ ನ್ಯಾ. ಕೆ.ಎಂ.ಜೋಸೆಫ್ (ಈಗ ನಿವೃತ್ತ) ನೇತೃತ್ವದ ಪೀಠವು ಮಾರ್ಗದರ್ಶನ ನೀಡಿತ್ತು.

ಆದರೆ, ಸಿಇಸಿ ನೇಮಕಕ್ಕೆ ಸಂಬಂಧಿಸಿ ಕೇಂದ್ರವು ಹೊಸ ಮಸೂದೆ ಮಂಡಿಸಿದಾಗ, ಆಯ್ಕೆ ಸಮಿತಿಯಲ್ಲಿ ಪ್ರಧಾನಿ ಮತ್ತು ಪ್ರಧಾನಿ ಸೂಚಿಸಿದ ಸಚಿವ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ಸದಸ್ಯರಾಗಿರುತ್ತಾರೆ ಎಂದಿತ್ತು. ಈ ಮಸೂದೆಯನ್ನು ಅಂಗೀಕರಿಸಲಾಗಿದೆ.

ದೇಶದ ಹೊರಗೇ ಹೆಚ್ಚು ಸಮಯ ಕಳೆದಿರುವ ಮೋದಿ: ಪ್ರಿಯಾಂಕಾ

ರಾಹುಲ್ ಗಾಂಧಿ ಮುಂದಿನ ವಾರ ಜರ್ಮನಿಗೆ ಭೇಟಿ ನೀಡುವ ಕುರಿತು ಟೀಕಿಸಿರುವ ಬಿಜೆಪಿಗೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ತಿರುಗೇಟು ನೀಡಿದ್ದಾರೆ.

‘ಪ್ರಧಾನಿ ಮೋದಿ ಅವರು ತಮ್ಮ ಕೆಲಸದ ಅರ್ಧದಷ್ಟು ಸಮಯವನ್ನು ದೇಶದ ಹೊರಗಡೆಯೇ ಕಳೆದಿರುವಾಗ ವಿರೋಧ ಪಕ್ಷದ ನಾಯಕನ ಬಗ್ಗೆ ಏಕೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ’ ಎಂದು ಪ್ರಶ್ನಿಸಿದ್ದಾರೆ.

‘ವಿದೇಶ ನಾಯಕ’ ಮತ್ತೊಮ್ಮೆ ವಿದೇಶಕ್ಕೆ ಹೋಗುತ್ತಿದ್ದಾರೆ. ಅಧಿವೇಶನ ಡಿ.19ರವರೆಗೆ ನಡೆಯಲಿದೆ. ಆದರೆ, ವರದಿಗಳ ಪ್ರಕಾರ ರಾಹುಲ್ ಡಿ.15ರಿಂದ 20ರವರೆಗೆ ಜರ್ಮನಿಗೆ ಭೇಟಿ ನೀಡಲಿದ್ದಾರೆ. ವಿರೋಧ ಪಕ್ಷದ ನಾಯಕ ರಾಹುಲ್ ಪರ್ಯಟನೆಯ ನಾಯಕ’ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲಾ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿ ಟೀಕಿಸಿದ್ದರು.

ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಮೊದಲ ಪ್ರಕರಣವೇನು?

ಒಂದನೇ ಪುಟದಿಂದ...

ಪ್ರಕರಣದ ವಿಚಾರಣೆ ನಡೆಸಿದ್ದ 54ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಿ.ಬಿ.ಮುದಿಗೌಡರ್ 2016ರ ಮಾರ್ಚ್ 31ರಂದು ಆದೇಶ ನೀಡಿ ಸ್ವಾಮೀಜಿಯನ್ನು ಆರೋಪಗಳಿಂದ ಬಿಡುಗಡೆಗೊಳಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಸಂತ್ರಸ್ತೆ ಮತ್ತು ಪ್ರಾಸಿಕ್ಯೂಷನ್ ಹೈಕೋರ್ಟ್‌ನಲ್ಲಿ ಪ್ರತ್ಯೇಕ ಕ್ರಿಮಿನಲ್ ಪುನರ್ ಪರಿಶೀಲನಾ ಅರ್ಜಿಗಳನ್ನು ಸಲ್ಲಿಸಿದ್ದರು.

ಎರಡನೇ ಪ್ರಕರಣವೇನು?

ಒಂದನೇ ಪುಟದಿಂದ...


ಸ್ವಾಮೀಜಿ ವಿರುದ್ಧ 2015ರ ಆ.29ರಂದು ದಾಖಲಾಗಿದ್ದ ಎಫ್‌ಐಆರ್‌ಗೆ ಸಂಬಂಧಿಸಿ ತನಿಖೆ ನಡೆಸಿದ್ದ ಸಿಐಡಿ, ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಈ ಕುರಿತು ವಿಚಾರಣಾ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಸ್ವಾಮೀಜಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿತ್ತು.

ಚೆನ್ನೈನ ಆರ್‌ಎಸ್‌ಎಸ್ ಶತಮಾನೋತ್ಸವ ಸಮಾರಂಭದಲ್ಲಿ ಭಾಗವತ್

‘ಉತ್ತರಾಧಿಕಾರಿ: ಮೋದಿಯೇ ನಿರ್ಧರಿಸಬೇಕು’

ಪ್ರಜಾವಾಣಿ ವಾರ್ತೆ

ಚೆನ್ನೈ: ‘ನರೇಂದ್ರ ಮೋದಿ ನಂತರ ಬಿಜೆಪಿಯಲ್ಲಿ ಮುಂದಿನ ಪ್ರಧಾನಿ ಯಾರು ಎಂಬುದನ್ನು ನಿರ್ಧರಿಸುವುದು ಪ್ರಧಾನಿ ಮತ್ತು ಬಿಜೆಪಿಯ ಜವಾಬ್ದಾರಿ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.



ಮೋಹನ್ ಭಾಗವತ್

ನರೇಂದ್ರ ಮೋದಿ ಅವರ ಉತ್ತರಾಧಿಕಾರಿ ಯಾರು ಎಂಬುದರ ಕುರಿತ ಚರ್ಚೆಯಲ್ಲಿ ಭಾಗಿಯಾಗಲು ನಿರಾಕರಿಸಿದ ಅವರು, ‘ಕೆಲವು ಪ್ರಶ್ನೆಗಳು ನನ್ನ ವ್ಯಾಪ್ತಿಯಿಂದ ಹೊರಗಿವೆ. ಆದ್ದರಿಂದ, ಅವುಗಳ ಬಗ್ಗೆ ನಾನು ಏನೂ ಹೇಳುವುದಿಲ್ಲ. ಮೋದಿ ಅವರ ನಂತರ ಯಾರು? ಎಂಬುದು ಬಿಜೆಪಿ ಮತ್ತು ಮೋದಿ ಅವರೇ ನಿರ್ಧರಿಸಬೇಕು’ ಎಂದು ಭಾಗವತ್ ಸ್ಪಷ್ಟಪಡಿಸಿದರು.

ಆರ್‌ಎಸ್‌ಎಸ್ ಶತಮಾನೋತ್ಸವದ ಅಂಗವಾಗಿ ಮಂಗಳವಾರ ಇಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಳಿಬಂದ ‘ಮೋದಿ ನಂತರ ಮುಂದಿನ ಬಿಜೆಪಿ ಪ್ರಧಾನಿ ಯಾರು’ ಎಂಬ ಪ್ರಶ್ನೆಗೆ ಭಾಗವತ್ ಈ ರೀತಿ ಪ್ರತಿಕ್ರಿಸಿದರು.

ಭಾಗವತ್ ಅವರು, ನಾಲ್ಕು ತಿಂಗಳಲ್ಲಿ ಎರಡನೇ ಬಾರಿ ಹೀಗೆ ‘75 ವರ್ಷ ದಾಟಿದ ನಾಯಕರು ನಿವೃತ್ತಿಯಾಗುವ ಬಿಜೆಪಿಯ ‘ಅಲಿಖಿತ ನಿಯಮ’ ಮತ್ತು ಮೋದಿ ನಂತರ ಯಾರು ಎಂಬ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ಆಗಸ್ಟ್‌ನಲ್ಲಿ, ಭಾಗವತ್ ಅವರು ‘ತಾವು ಅಥವಾ ಯಾರೂ 75 ನೇ ವಯಸ್ಸಿನಲ್ಲಿ ನಿವೃತ್ತರಾಗಬಾರದು’ ಎಂದು ಎಂದಿಗೂ ಪ್ರತಿಪಾದಿಸಿಲ್ಲ ಎಂದು ಹೇಳಿದ್ದರು. ಈ ಹಿಂದೆ ‘ವಿಭಿನ್ನ ಸಂದರ್ಭದಲ್ಲಿ’ ನೀಡಿದ ಹೇಳಿಕೆಗಳನ್ನು ಸ್ಪಷ್ಟಪಡಿಸಿದ್ದರು. ನಂತರ, ಈ ಸೆಪ್ಟೆಂಬರ್‌ನಲ್ಲಿ ಮೋದಿ ಅವರಿಗೆ 75 ವರ್ಷ ತುಂಬಿದ ನಂತರ ನಿವೃತ್ತಿಯಾಗುವ ಕುರಿತ ಚರ್ಚೆ ಮಹತ್ವ ಪಡೆದುಕೊಂಡಿತು. ನಂತರ ಬಿಜೆಪಿ, ‘ನಿರ್ದಿಷ್ಟ ವಯಸ್ಸಿನಲ್ಲಿ ನಿವೃತ್ತರಾಗಬೇಕೆಂದು ಹೇಳುವ ಯಾವುದೇ ನಿಯಮ ಪಕ್ಷದಲ್ಲಿ ಇಲ್ಲ’ ಎಂದು ಸ್ಪಷ್ಟಪಡಿಸಿತ್ತು.

‘ಭಕ್ತರೇ ದೇವಾಲಯ ನಿರ್ವಹಿಸಬೇಕು’

ನಂತರ ಕಾರ್ಯಕ್ರಮದಲ್ಲಿ ನಡೆದ ಸಂವಾದದಲ್ಲಿ ‘ಭಕ್ತರೇ ದೇವಾಲಯಗಳನ್ನು ನಿರ್ವಹಿಸಬೇಕೆಂಬುದು ಜನರು ಮತ್ತು ನ್ಯಾಯಾಂಗದ ಒಮ್ಮತದ ಅಭಿಪ್ರಾಯವಾಗಿದೆ. ಆದರೆ, ಪ್ರಸ್ತುತ ದೇವಾಲಯಗಳನ್ನು ಸರ್ಕಾರ ನಿರ್ವಹಿಸುತ್ತಿದೆ’ ಎಂದು ಮೋಹನ್ ಭಾಗವತ್ ಹೇಳಿದರು.

‘ಖಾಸಗಿ ವ್ಯಕ್ತಿಗಳು ಕೆಲವು ದೇವಾಲಯಗಳನ್ನು ಚೆನ್ನಾಗಿ ನಿರ್ವಹಿಸುತ್ತಿದ್ದಾರೆ. ಅದೇ ರೀತಿ, ಕೆಲವು ಸರ್ಕಾರಗಳೂ ದೇವಾಲಯಗಳನ್ನು ಚೆನ್ನಾಗಿ ನಿರ್ವಹಿಸುತ್ತಿವೆ. ಈ ಸಮಸ್ಯೆಯನ್ನು ನಿಭಾಯಿಸಲು ಒಂದು ಸಾಧನ ಬೇಕು. ಅದೇ ಅಖಿಲ ಭಾರತ ಸಮಿತಿ, ಪ್ರಾಂತೀಯ ಸಮಿತಿ, ಜಿಲ್ಲಾ ಸಮಿತಿ ಮತ್ತು ಸ್ಥಳೀಯ ಸಮಿತಿಗಳ ರಚನೆ’ ಎಂದು ಭಾಗವತ್ ಹೇಳಿದರು.

‘ಒಂದು ಸಾರಿ ಈ ಸಾಧನ ಸಿದ್ಧವಾದರೆ, ನಂತರ ದೇವಾಲಯಗಳನ್ನು ನಿರ್ವಹಿಸುವುದು ಸರ್ಕಾರವೋ, ಭಕ್ತರೋ ಎಂಬ ಪ್ರಶ್ನೆಗಳಿಗೆ ಉತ್ತರ ಸಿಗುತ್ತದೆ. ಆದರೆ, ಭಕ್ತರು ದೇವಾಲಯಗಳನ್ನು ನಿರ್ವಹಣೆ ಮಾಡಬೇಕೆಂಬುದಕ್ಕೆ ಸಾಮಾನ್ಯ ಒಮ್ಮತವಿದೆ. ನಾವು ಈ ಕುರಿತು ಹೆಚ್ಚು ಕೆಲಸ ಮಾಡಬೇಕು’ ಎಂದು ಅವರು ಹೇಳಿದರು.

ಚಿಟಿಕೆ ಸುದ್ದಿ

ಮಹಾರಾಷ್ಟ್ರ: 11 ನಕ್ಸಲರ ಶರಣಾಗತಿ

ಗಡಿಚಿರೋಲಿ: ಮಹಾರಾಷ್ಟ್ರದ ಗಡಿಚಿರೋಲಿಯಲ್ಲಿ 11 ಹಿರಿಯ ನಕ್ಸಲರು ಪೊಲೀಸರಿಗೆ ಬುಧವಾರ ಶರಣಾಗಿದ್ದಾರೆ.

‘ಗಡಿ ಚಿರೋಲಿಯಲ್ಲಿ 10ರಿಂದ 11 ನಕ್ಸಲರಷ್ಟೆ ಸಕ್ರಿಯರಾಗಿರಬಹುದು. 2026ರ ಮಾರ್ಚ್ 31ರೊಳಗೆ ಮಹಾರಾಷ್ಟ್ರವನ್ನು ನಕ್ಸಲ್ ಮುಕ್ತಗೊಳಿಸುವ ಗುರಿಯನ್ನು ತಲುಪಲಿದ್ದೇವೆ’ ಎಂದು ಡಿಜಿಪಿ ರಶ್ಮಿ ಶುಕ್ಲಾ ತಿಳಿಸಿದರು.

‘ಗಡಿ ಚಿರೋಲಿಯಲ್ಲಿ ಈ ವರ್ಷ 100ಕ್ಕೂ ಅಧಿಕ ನಕ್ಸಲರು ಶರಣಾಗಿದ್ದಾರೆ’ ಎಂದು ತಿಳಿಸಿದ್ದಾರೆ.

ಛತ್ತೀಸಗಢದಲ್ಲಿ ನಾಲ್ವರು ಶರಣು: ಛತ್ತೀಸಗಢದಲ್ಲಿ 2009ರಲ್ಲಿ 29 ಭದ್ರತಾ ಸಿಬ್ಬಂದಿಯ ಸಾವಿಗೆ ಕಾರಣವಾದ ದಾಳಿಯಲ್ಲಿ ಭಾಗಿಯಾಗಿದ್ದ ಒಬ್ಬ ನಕ್ಸಲ್ ಸೇರಿದಂತೆ ನಾಲ್ವರು ನಕ್ಸಲರು ಬುಧವಾರ ಶರಣಾಗಿದ್ದಾರೆ.

ಎಚ್1ಬಿ ವೀಸಾ ಸಂದರ್ಶನ ಮುಂದೂಡಿಕೆ

ನವದೆಹಲಿ (ಪಿಟಿಐ): ಭಾರತದಲ್ಲಿ ಈ ತಿಂಗಳು ನಿಗದಿಯಾಗಿದ್ದ ಎಚ್1–ಬಿ ವೀಸಾ ಅರ್ಜಿದಾರರ ಸಂದರ್ಶನವನ್ನು ದಿಢೀರ್ ಮುಂದೂಡಲಾಗಿದೆ. ಅರ್ಜಿದಾರರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಮತ್ತು ಆನ್‌ಲೈನ್ ಪ್ರೊಫೈಲ್‌ಗಳನ್ನು ಪರಿಶೀಲಿಸುವ ಉದ್ದೇಶದಿಂದ ಸಂದರ್ಶನವನ್ನು ಹಲವು ತಿಂಗಳು ಮುಂದೂಡಲಾಗಿದೆ.



ಕೆಲವು ಅರ್ಜಿದಾರರ ಸಂದರ್ಶನವು ಮುಂದಿನ ವಾರ ನಿಗದಿಯಾಗಿತ್ತು. ಆದರೆ ಅಮೆರಿಕದ ವಲಸೆ ಅಧಿಕಾರಿಗಳು, ಸಂದರ್ಶನವನ್ನು ಮುಂದಿನ ವರ್ಷ ಮೇ ತಿಂಗಳಿಗೆ ಮುಂದೂಡಲಾಗಿದೆ ಎಂದು ಇ–ಮೇಲ್ ಮೂಲಕ ತಿಳಿಸಿದ್ದಾರೆ.

ಡಿಸೆಂಬರ್ 15ರ ನಂತರ ನಿಗದಿಯಾಗಿದ್ದ ಸಂದರ್ಶನವನ್ನು ಸಾಮೂಹಿಕವಾಗಿ ಸ್ಥಗಿತಗೊಳಿಸಿದ್ದರಿಂದ ಈಗಾಗಲೇ ಭಾರತಕ್ಕೆ ಬಂದಿರುವ ಹಲವು ಅರ್ಜಿದಾರರು ಅಮೆರಿಕಕ್ಕೆ ಮರಳಲು ಸಾಧ್ಯವಾಗದೆ ಸಂಕಷ್ಟದಲ್ಲಿದ್ದಾರೆ.

ಈ ಮಧ್ಯೆ ಅಮೆರಿಕ ರಾಯಭಾರ ಕಚೇರಿಯು, ‘ಈ ಹಿಂದೆ ನಿಗದಿಯಾಗಿದ್ದ ದಿನಾಂಕದಂದು ಸಂದರ್ಶನಕ್ಕಾಗಿ ಕಾನ್ಸುಲರ್ ಕಚೇರಿಗೆ ಹಾಜರಾಗದಿರಿ’ ಎಂದು ತಿಳಿಸಿದೆ.

ಈ ಬೆನ್ನಲ್ಲೇ ಹಲವು ವೀಸಾ ಅರ್ಜಿದಾರರು ಅನಾಮದೇಯರಾಗಿ ಸಾಮಾಜಿಕ ಮಾಧ್ಯಮದ ಮೂಲಕ ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

‘ಸಾವರ್ಕರ್ ಪ್ರಶಸ್ತಿ ಸ್ವೀಕರಿಸಲಾರೆ’

ಅನುಮತಿ ಇಲ್ಲದೆಯೇ ಪ್ರಶಸ್ತಿ ಘೋಷಣೆ ಆಯೋಜಕರ ಬೇಜವಾಬ್ದಾರಿ: ತರೂರ್

ಪ್ರಜಾವಾಣಿ ವಾರ್ತೆ/ಪಿಟಿಐ



ಶಶಿ ತರೂರ್

ತಿರುವನಂತಪುರ/ನವದೆಹಲಿ: ಸರ್ಕಾರೇತರ ಸಂಸ್ಥೆ ‘ಎಚ್‌ಆರ್‌ಡಿಎಸ್ ಇಂಡಿಯಾ’ ನೀಡುತ್ತಿರುವ ವೀರ ಸಾವರ್ಕರ್ ಪ್ರಶಸ್ತಿ ಸ್ವೀಕರಿಸುವುದಿಲ್ಲ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

‘ಅನುಮತಿ ಇಲ್ಲದೆಯೇ, ನನಗೆ ವೀರ್ ಸಾವರ್ಕರ್ ಹೆಸರಿನ ಪ್ರಶಸ್ತಿಯನ್ನು ಘೋಷಿಸಿರುವುದು ಆಯೋಜಕರ ಬೇಜವಾಬ್ದಾರಿತನದ ಪರಮಾವಧಿ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ‘ಎಕ್ಸ್’ ಮಾಡಿರುವ ಅವರು, ಪ್ರಶಸ್ತಿಯ ಸ್ವರೂಪ ಅಥವಾ ಅದನ್ನು ಪ್ರದಾನ ಮಾಡುವ ಸಂಸ್ಥೆ ಹಾಗೂ ಸಂದರ್ಭೋಚಿತ ಸ್ಪಷ್ಟ ವಿವರಣೆ ಇಲ್ಲದಿರುವುದರಿಂದ, ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಹಾಜರಾಗುವ ಹಾಗೂ ಪ್ರಶಸ್ತಿ ಸ್ವೀಕರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

‘ಮಂಗಳವಾರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತ ಚಲಾಯಿಸಲು ಕೇರಳಕ್ಕೆ ಭೇಟಿ ನೀಡಿದಾಗ ಮಾಧ್ಯಮಗಳ ಮೂಲಕ ನನಗೆ ಈ ವಿಷಯ ತಿಳಿಯಿತು. ಆದರೆ, ನಾನು ಪ್ರಶಸ್ತಿಯನ್ನು ಸ್ವೀಕರಿಸುವುದಿಲ್ಲ, ಕಾರ್ಯಕ್ರಮಕ್ಕೂ ಹೋಗುವುದಿಲ್ಲ’ ಎಂದು ತರೂರ್ ಹೇಳಿದರು.

‘ಎಚ್‌ಆರ್‌ಡಿಎಸ್ ಇಂಡಿಯಾ’ ಸಂಸ್ಥೆ ನೀಡುತ್ತಿರುವ ವೀರ್ ಸಾವರ್ಕರ್ ಅಂತರರಾಷ್ಟ್ರೀಯ ಇಂಪ್ಯಾಕ್ಟ್ ಪ್ರಶಸ್ತಿ 2025’ಕ್ಕೆ ಶಶಿತರೂರ್ ಅವರನ್ನು ಆಯ್ಕೆ ಮಾಡಿತ್ತು. ಬುಧವಾರ ದೆಹಲಿಯಲ್ಲಿ ಪ್ರಶಸ್ತಿ ಪ್ರದಾನದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿದ್ದ ಕೇರಳದ ಕಾನೂನು ಸಚಿವ ಪಿ. ರಾಜೀವ್, ‘ಪ್ರಶಸ್ತಿ ಸ್ವೀಕರಿಸಬೇಕೇ ಅಥವಾ ಬೇಡವೇ ಎಂಬುದನ್ನು ತರೂರ್ ಅವರು ನಿರ್ಧರಿಸಬೇಕು’ ಎಂದು ಹೇಳಿದ್ದರು.

ಕಾಂಗ್ರೆಸ್ ನಾಯಕ ಕೆ. ಮುರಳೀಧರನ್ ಸುದ್ದಿಗಾರರೊಂದಿಗೆ ಮಾತನಾಡಿ, ‘ಬ್ರಿಟಿಷರ ಮುಂದೆ ತಲೆಬಾಗಿದ ವೀರ್ ಸಾವರ್ಕರ್ ಹೆಸರಿನಲ್ಲಿ ತರೂರ್ ಸೇರಿದಂತೆ ಪಕ್ಷದ ಯಾವುದೇ ಸದಸ್ಯರು ಯಾವುದೇ ಪ್ರಶಸ್ತಿಯನ್ನು ಸ್ವೀಕರಿಸಬಾರದು. ತರೂರ್ ಪ್ರಶಸ್ತಿಯನ್ನು ಸ್ವೀಕರಿಸುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಅವಮಾನ ಮತ್ತು ಮುಜುಗರವಾಗುತ್ತದೆ’ ಎಂದು ಹೇಳಿದ್ದಾರೆ.

‘ಪ್ರಶಸ್ತಿ ಬಗ್ಗೆ ತಿಳಿಸಿದ್ದೆವು’

‘ಶಶಿ ತರೂರ್ ಅವರಿಗೆ ಪ್ರಶಸ್ತಿಯ ಬಗ್ಗೆ ಮುಂಚಿತವಾಗಿಯೇ ತಿಳಿಸಲಾಗಿತ್ತು’ ಎಂದು ‘ಹೈರೇಂಜ್ ಗ್ರಾಮೀಣಾಭಿವೃದ್ಧಿ ಸೊಸೈಟಿ–ಇಂಡಿಯಾ (ಎಚ್‌ಆರ್‌ಡಿಎಸ್)’ ಸಂಸ್ಥೆ ತಿಳಿಸಿದೆ.

‘ಎಚ್‌ಆರ್‌ಡಿಎಸ್‌ನ ಪ್ರತಿನಿಧಿಗಳು ಮತ್ತು ತೀರ್ಪುಗಾರ ಸಮಿತಿಯ ಅಧ್ಯಕ್ಷರು ಶಶಿ ತರೂರ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಪ್ರಶಸ್ತಿಗೆ ಆಯ್ಕೆಯಾದ ಬಗ್ಗೆ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಂಸದರು, ಪ್ರಶಸ್ತಿ ಪುರಸ್ಕೃತ ಇತರರ ಪಟ್ಟಿಯನ್ನು ಕೇಳಿದ್ದರು’ ಎಂದು ಸಂಸ್ಥೆಯ ಕಾರ್ಯದರ್ಶಿ ಅಜಿ ಕೃಷ್ಣನ್ ತಿಳಿಸಿದ್ದಾರೆ. ‘ನಾವು ಅವರಿಗೆ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ನೀಡಿದ್ದೇವೆ. ಬಹುಶಃ ಕಾಂಗ್ರೆಸ್ ಇದನ್ನು ಒಂದು ಸಮಸ್ಯೆಯನ್ನಾಗಿ ನೋಡುತ್ತಿರುವುದರಿಂದ, ಅವರು ಪ್ರಶಸ್ತಿ ಸ್ವೀಕರಿಸಲು ಹಿಂದೇಟು ಹಾಕಿರಬಹುದು’ ಎಂದು ಕೃಷ್ಣನ್ ಹೇಳಿದ್ದಾರೆ.

ಇಂಡಿಗೊ: ಹೈಕೋರ್ಟ್ ತರಾಟೆ

ನೀವು ಅಸಹಾಯಕರೇ: ಕೇಂದ್ರಕ್ಕೆ ಪ್ರಶ್ನೆ

ಒಂದನೇ ಪುಟದಿಂದ...

ಈ ಎಲ್ಲದಕ್ಕಿಂತ ಪ್ರಮುಖವಾದ ವಿಷಯವೇನೆಂದರೆ, ‘ವಿಮಾನಯಾನ ಕೆಲಸದ ಅವಧಿ ಮಿತಿ’ (ಎಫ್‌ಡಿಟಿಎಲ್) ಮಾರ್ಗಸೂಚಿಯನ್ನು ನೀವು ಯಾಕೆ ಜಾರಿ ಮಾಡಲಿಲ್ಲ? ಈಗ ನೋಡಿ, ರಾತ್ರಿಯೊಂದರಲ್ಲಿ ಪೈಲಟ್ ಆದವನು 2 ಹಾರಾಟ ನಡೆಸಬೇಕು. ಆದರೆ, ಆತ ಈಗ 6 ಹಾರಾಟ ನಡೆಸುತ್ತಿದ್ದಾನೆ. ಇದು ಪ್ರಯಾಣಿಕರ ಪ್ರಾಣಕ್ಕೆ ಕುತ್ತಲ್ಲವೇ?

ಕೇಂದ್ರ ಸರ್ಕಾರ: ತನಿಖೆಗೆ ಸಮಿತಿ ರಚಿಸಲಾಗಿದೆ, ವಿಮಾನಯಾನವು ಸುಗಮವಾಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಸರ್ಕಾರ ಏನು ಮಾಡಬೇಕೋ ಎಲ್ಲವನ್ನೂ ಮಾಡಿದೆ. ಟಿಕೆಟ್ ದರವನ್ನು ನಿಯಂತ್ರಿಸುವ ಕ್ರಮವನ್ನೂ ಕೈಗೊಂಡಿದ್ದೇವೆ. ಸುಪ್ರೀಂ ಕೋರ್ಟ್ ಕೂಡ ತಮ್ಮ ಕಾರ್ಯವೈಖರಿಯನ್ನು ಪ್ರಶಂಸಿಸಿದೆ.

ಪೀಠ: ಬಿಕ್ಕಟ್ಟು ಎದುರಾದ ಎಷ್ಟು ದಿನಗಳ ನಂತರ ಕ್ರಮ ಕೈಗೊಂಡಿದ್ದೀರಿ? 4–5 ದಿನಗಳ ನಂತರ. ₹4 ಸಾವಿರದಿಂದ ₹5 ಸಾವಿರವಿದ್ದ ಟಿಕೆಟ್ ದರವು ₹30 ಸಾವಿರಕ್ಕೆ ಏರಿತು. ಇದೇ ಸಮಯವೆಂದು ಇತರೆ ವಿಮಾನಯಾನ ಸಂಸ್ಥೆಗಳು ಟಿಕೆಟ್ ದರವನ್ನು ಏರಿಸಿ ಹಣ ಮಾಡಿಕೊಂಡವು. ಈ ಸಂಸ್ಥೆಗಳು ಅದು ಹೇಗೆ ₹40 ಸಾವಿರ ಟಿಕೆಟ್ ದರ ನಿಗದಿ ಮಾಡಿದವು?

ಕೇಂದ್ರ ಸರ್ಕಾರ: ಎಫ್‌ಡಿಟಿಎಲ್ ನಿಯಮಗಳ ಜಾರಿಗೆ ಇಂಡಿಗೊ ಸಂಸ್ಥೆಗೆ ಒಂದು ಬಾರಿಯಷ್ಟೇ ವಿನಾಯಿತಿ ನೀಡಲಾಗಿದೆ. ಇದು 2026ರ ಫೆಬ್ರುವರಿವರೆಗೆ ಮಾತ್ರವೇ ಇರಲಿದೆ. 15 ದಿನಕ್ಕೊಮ್ಮೆ ಪರಿಶೀಲನೆ ನಡೆಸುತ್ತೇವೆ. ಅಗತ್ಯವಿದ್ದರೆ, ನೀಡಿದ ವಿನಾಯಿತಿಯನ್ನು ವಾಪಸು ಪಡೆಯುತ್ತೇವೆ

ಪೀಠ: ನೋಡಿ, ಬಿಕ್ಕಟ್ಟು ಆರಂಭವಾದ ಬಳಿಕವಷ್ಟೇ ಈ ಎಲ್ಲ ಕ್ರಮಗಳನ್ನು ಕೈಗೊಂಡಿದ್ದೀರಿ. ಇದು ಪ್ರಶ್ನೆಯಲ್ಲ. ಇಲ್ಲಿ ಪ್ರಶ್ನೆ ಇರುವುದು ಈ ಬಿಕ್ಕಟ್ಟು ಉದ್ಭವಿಸಿದ್ದು ಯಾಕೆ ಎಂದು. ನೀವೇನು ಮಾಡುತ್ತಿದ್ದಿರಿ? ಇದೇ ಕೋರ್ಟ್ ಆದೇಶದ ಬಳಿಕ, 2024ರಲ್ಲಿ ನೀವು ರೂಪಿಸಿದ ನಿಯಮಗಳನ್ನು ಹಂತ ಹಂತವಾಗಿ ಜಾರಿ ಮಾಡಬೇಕಿತ್ತು. ಈ ನಿಯಮವನ್ನು ಪಾಲಿಸದ ಇಂಡಿಗೊ ವಿರುದ್ಧ ನೀವು ಯಾವ ಕ್ರಮ ಕೈಗೊಂಡಿದ್ದೀರಿ? ಎಫ್‌ಡಿಟಿಎಲ್ ನಿಯಮ ಜಾರಿ ಮಾಡದ ಸಂಸ್ಥೆಯ ವಿರುದ್ಧ ಯಾವ ಕಾನೂನಿನ ಅಡಿ ಕ್ರಮ ಕೈಗೊಳ್ಳುತ್ತೀರಿ? ನೀವು ಅಸಹಾಯಕರಾಗಿದ್ದೀರೆ? ನಮಗೆ ಈ ಬಗ್ಗೆ ತಿಳಿಸಿ

ಕೇಂದ್ರ ಸರ್ಕಾರ: ಈ ವಿಚಾರದಲ್ಲಿ ಕೇಂದ್ರ ವಿಮಾನಯಾನ ಸಚಿವಾಲಯದ ಪಾತ್ರ ಅಷ್ಟೇನೂ ಇಲ್ಲ. ಈ ಬಿಕ್ಕಟ್ಟು ನಿಯಂತ್ರಿಸಲು ಡಿಜಿಸಿಎ ಕೆಲಸ ಮಾಡುತ್ತಿತ್ತು

ನಿಮಗೆ ಯಾವ ಅಧಿಕಾರವಿದೆ: ಡಿಜಿಸಿಎಗೆ ಪ್ರಶ್ನೆ

ಒಂದನೇ ಪುಟದಿಂದ...

ಡಿಜಿಸಿಎ: ವಿಮಾನಯಾನ ಸಂಸ್ಥೆಗಳಿಗೆ ಖುಷಿಯಿಂದಲೇನೂ ನಾವು ವಿನಾಯಿತಿ ನೀಡುತ್ತಿಲ್ಲ. ಒಂದು ವೇಳೆ ಈ ವಿನಾಯಿತಿ ನೀಡಿರಲಿಲ್ಲ ಎಂದಾಗಿದ್ದರೆ, ಬಿಕ್ಕಟ್ಟು ಕೈಮೀರುತ್ತಿತ್ತು.

ಮುಂದಿನ ವಿಚಾರಣೆದ ವೇಳೆಗೆ (2026ರ ಜನವರಿ 22) ತನಿಖಾ ಸಮಿತಿಯು ತನ್ನ ತನಿಖೆ ಪೂರ್ಣಗೊಳಿಸಿದ್ದರೆ, ಆ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು
ದೆಹಲಿ ಹೈಕೋರ್ಟ್

‘ನೀವೇಕೆ ನಿಯಮ ಪಾಲಿಸಲಿಲ್ಲ’

ಒಂದನೇ ಪುಟದಿಂದ...

ಇಂಡಿಗೊ: ನಮ್ಮ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬೇಡಿ. 19 ವರ್ಷಗಳ ನಮ್ಮ ಅನುಭವದಲ್ಲಿ ಇದೇ ಮೊದಲ ಬಾರಿಗೆ ಇಂಥ ಘಟನೆ ನಡೆದಿದೆ

ಪೀಠ: ಎಫ್‌ಡಿಟಿಎಲ್ ನಿಯಮಗಳನ್ನು ಬೇರೆ ಎಲ್ಲ ವಿಮಾನಯಾನ ಸಂಸ್ಥೆಗಳೂ ಪಾಲಿಸಿವೆ. ನೀವೇಕೆ ಪಾಲಿಸಿಲ್ಲ?

ಇಂಡಿಗೊ: ನಮ್ಮ ಕಾರ್ಯಾಚರಣೆಯು ಈಗ ಸಹಜ ಸ್ಥಿತಿಗೆ ಮರಳುತ್ತಿದೆ. ನಮ್ಮ ಶೇ 90ರಷ್ಟು ವಿಮಾನಗಳು ಹಾರಾಟ ನಡೆಸುತ್ತಿವೆ

ಪೀಠ: ಬಹಳ ಒಳ್ಳೆಯ ಕೆಲಸ ಮಾಡುತ್ತಿದ್ದೀರಿ. ಆದರೆ, ನಿಮ್ಮ ಕಾರಣದಿಂದ ವಾರಗಟ್ಟಲೇ ಸಿಕ್ಕಿಹಾಕಿಕೊಂಡ ಪ್ರಯಾಣಿಕರ ಬಗ್ಗೆ ಯೋಚಿಸಿ. ದೇಶದ ಆರ್ಥಿಕತೆ ಮೇಲಿನ ಪರಿಣಾಮದ ಬಗ್ಗೆ ಯೋಚಿಸಿ. ಇಂಥ ಪರಿಸ್ಥಿತಿಯಲ್ಲಿ ನಿಮ್ಮ ಸಿಬ್ಬಂದಿಯ ದುರಹಂಕಾರದ ವರ್ತನೆಯನ್ನೂ ಆತ ಎದುರಿಸಬೇಕಾಯಿತು. ವಿಮಾನ ರದ್ದಾದ ವಿಚಾರಕ್ಕೆ ಮಾತ್ರವೇ ಪರಿಹಾರ ನೀಡಬಾರದು, ಪ್ರಯಾಣಿಕ ಅನುಭವಿಸಿದ ಸಂಕಟಕ್ಕೂ ಪರಿಹಾರ ನೀಡಬೇಕು.

ನೃತ್ಯವೈವಿಧ್ಯದ ರಂಗು

ಪಿಟಿಐ ಚಿತ್ರ:



‘ದೀಪಾವಳಿ’ಗೆ ಯುನೆಸ್ಕೊ ಮಾನ್ಯತೆ ಲಭಿಸಿದ ಅಂಗವಾಗಿ ಬುಧವಾರ ದೆಹಲಿಯ ಕೆಂಪುಕೋಟೆ ಆವರಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಲಾವಿದರು ಸಾಂಪ್ರದಾಯಿಕ ನೃತ್ಯ ಪ್ರದರ್ಶನ ನೀಡಿದರು

‘ಬೆಳಕಿನ ಹಬ್ಬ’ಕ್ಕೆ ಯುನೆಸ್ಕೊ ಮಾನ್ಯತೆ

ಒಂದನೇ ಪುಟದಿಂದ...

ದೇಶದ ಸಾಂಸ್ಕೃತಿಕ ವೈವಿಧ್ಯ ಪ್ರತಿನಿಧಿಸುವ ಉಡುಪುಗಳನ್ನು ಧರಿಸಿದ್ದ ಕಲಾವಿದರು ಕೆಂಪುಕೋಟೆಯ ಮುಖ್ಯ ವೇದಿಕೆ ಎದುರು ಪ್ರದರ್ಶನ ನೀಡಿದರು. ಹಿನ್ನೆಲೆಯಲ್ಲಿ ದೊಡ್ಡ ಪರದೆಯಲ್ಲಿ ದೀಪಾವಳಿಯ ಸಾಂಸ್ಕೃತಿಕ, ಧಾರ್ಮಿಕ ಶ್ರೀಮಂತಿಕೆ ಸಾರುವ ಚಿತ್ರಗಳು ಮೂಡಿಬಂದವು.

‘ದೀಪಾವಳಿಯು ಉತ್ತಮ ಆಡಳಿತಕ್ಕೆ ಮಾದರಿ ಎನಿಸುವ ರಾಮ ರಾಜ್ಯದ ಹಬ್ಬವಾಗಿದೆ. ಮುಂದಿನ ದೀಪಾವಳಿ ಸಂದರ್ಭದಲ್ಲಿ ಜನರು ಹೆಚ್ಚುವರಿಯಾಗಿ ಒಂದು ಹಣತೆಯನ್ನು ಬೆಳಗಬೇಕು. ಇದು ಕೃತಜ್ಞತೆ, ಶಾಂತಿ, ಉತ್ತಮ ಆಡಳಿತ ಮತ್ತು ಮಾನವೀಯತೆಯನ್ನು ಪಸರಿಸುವ ದೀಪವಾಗಿರಬೇಕು’ ಎಂದು ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಹೇಳಿದರು. ಈ ಬಾರಿ ಯುನೆಸ್ಕೊ ‘ಮಾನವ ಕುಲದ ಅಮೂರ್ತ ಸಾಂಸ್ಕೃತಿಕ ಪರಂಪರೆ’ ಪಟ್ಟಿಗೆ ಸೇರ್ಪಡೆ ಕೋರಿ 80 ದೇಶಗಳಿಂದ 67 ನಾಮನಿರ್ದೇಶನಗಳು ಸಲ್ಲಿಕೆಯಾಗಿದ್ದವು. ಇರಾಕ್‌ನ ಅಲ್–ಮುಹೈಬಿಸ್, ಜೋರ್ಡನ್‌ನ ಅಲ್–ಮಿಹ್ರಾಸ್ ಟ್ರೀ ಮತ್ತು ಕುವೈತ್‌ನ ಸಾಂಸ್ಕೃತಿಕ ಪ್ರಕಾರವಾದ ದಿವಾನಿಯಾ ಈ ಬಾರಿ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.

ದೀಪಾವಳಿಯು ಭಾರತೀಯರ ಸಾಂಸ್ಕೃತಿಕ ಹಿರಿಮೆ. ತಲೆಮಾರಿನಿಂದ ತಲೆಮಾರಿಗೆ ಈ ಪರಂಪರೆ ಸಾಗಿಬಂದಿದೆ
ಗಜೇಂದ್ರ ಸಿಂಗ್ ಶೆಖಾವತ್,
ಕೇಂದ್ರ ಸಂಸ್ಕೃತಿ ಸಚಿವ

ಅಭಿಮತದ ವಿಳಾಸ: ಸಂಪಾದಕರು, ಅಭಿಮತ ವಿಭಾಗ, ಪ್ರಜಾವಾಣಿ, 75 ಮಹಾತ್ಮ ಗಾಂಧಿ ರಸ್ತೆ, ಬೆಂಗಳೂರು-01 **editpage@prajavani.co.in**

ಅಭಿಮತ



ಸುಭಾಷಿತ


ಉಂಬುಡುವುದಕ್ಕಿರದ ಅರಸನೋಲಗಕ್ಕಿಂತ ತುಂಬಿದೂರೊಳಗೆ ತಿರಿದುಂಬುವುದೇ ಲೇಸು.

–ಪುರಂದರದಾಸರು

ಸಂಪಾದಕೀಯ

ಮಾದಕ ವಸ್ತು ಜಾಲ ಮಟ್ಟಹಾಕಿ ಸಮಾಜದ ಆರೋಗ್ಯ ಕಾಪಾಡಿ

ರಾಜ್ಯದಲ್ಲಿ ಮಾದಕ ವಸ್ತುಗಳ ಮಾರಾಟ ಜಾಲವನ್ನು ಮಟ್ಟಹಾಕಲು ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದರೂ ದಿನದಿಂದ ದಿನಕ್ಕೆ ಈ ಜಾಲ ವಿಸ್ತರಣೆಯಾಗುತ್ತಿರುವುದು ಕಳವಳಕಾರಿ. ನಮ್ಮ ಯುವಜನರು ದೊಡ್ಡ ಸಂಖ್ಯೆಯಲ್ಲಿ ಮಾದಕ ವಸ್ತುಗಳ ದಾಸರಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ. ಈ ರೀತಿಯ ವ್ಯಸನವು ಆರೋಗ್ಯಪೂರ್ಣ ಸಮಾಜ ನಿರ್ಮಾಣದ ಹಾದಿಯಲ್ಲಿ ಒಂದು ಬಹುದೊಡ್ಡ ಅಡ್ಡಿ. ಗೃಹ ಇಲಾಖೆಯೇ ನೀಡುವ ದಾಖಲೆಗಳ ಪ್ರಕಾರ, ರಾಜ್ಯದಲ್ಲಿ ಮಾದಕ ವಸ್ತುಗಳ ಮಾರಾಟವು ಸಾವಿರಾರು ಕೋಟಿ ರೂಪಾಯಿಯ ದಂಧೆ. ಬೆಂಗಳೂರು ನಗರವೊಂದರಲ್ಲೇ ಈ ವರ್ಷ ₹162 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಲಾಗಿದೆ. ರಾಜ್ಯದಲ್ಲಿ ಮಾದಕ ವಸ್ತುಗಳ ಮಾರಾಟದ ಕುರಿತು ಗೋಪ್ಯವಾಗಿ ಮಾಹಿತಿ ಕಲೆಹಾಕಲು ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿಯೂ ವಿಶೇಷ ವ್ಯವಸ್ಥೆ ಇದೆ. ಸೈಬರ್ ಅಪರಾಧ, ಆರ್ಥಿಕ ಅಪರಾಧ ಮತ್ತು ಮಾದಕ ದ್ರವ್ಯ ಅಪರಾಧ ನಿಗ್ರಹಕ್ಕಾಗಿ ಪೊಲೀಸ್ ಠಾಣೆಗಳನ್ನೂ ಸ್ಥಾಪಿಸಲಾಗಿದೆ. ಮಾದಕ ವಸ್ತುಗಳ ಮಾರಾಟದ ಕುರಿತು ಮಾಹಿತಿ ನೀಡಲು ಸಹಾಯವಾಣಿಯನ್ನೂ ಸ್ಥಾಪಿಸಲಾಗಿದೆ. ಇಷ್ಟೆಲ್ಲಾ ಇದ್ದರೂ ರಾಜ್ಯದಲ್ಲಿ ಮಾದಕ ವಸ್ತುಗಳ ಮಾರಾಟ ನಿಲ್ಲುತ್ತಿಲ್ಲ. ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದೆ. ಯುವಜನರನ್ನು ಈ ವ್ಯಸನ ತನ್ನತ್ತ ಸೆಳೆಯುತ್ತಲೇ ಇದೆ. 18ರಿಂದ 35 ವರ್ಷದೊಳಗಿನವರು ಹೆಚ್ಚಾಗಿ ವ್ಯಸನಿಗಳಾಗುತ್ತಿದ್ದಾರೆ. 'ಮಾದಕ ವಸ್ತುಗಳ ವ್ಯಸನಕ್ಕೆ ತುತ್ತಾದವರು ಹಣಕ್ಕಾಗಿ ಅಪರಾಧ ಕೃತ್ಯಗಳಿಗೂ ಇಳಿಯುತ್ತಿದ್ದಾರೆ. ಹಣ ಹೊಂದಿಸಿಕೊಳ್ಳಲು ಕಳವು, ವಂಚನೆಯ ಜೊತೆಗೆ ಗಲಾಟೆ ಮಾಡಿ ಹಣ ಕೀಳುವ ಮಟ್ಟಕ್ಕೂ ಇಳಿಯುತ್ತಿದ್ದಾರೆ' ಎಂದೂ ಪೊಲೀಸರು ಹೇಳುತ್ತಾರೆ. 'ಅಮಲಿನ ಲೋಕ'ವು ಸಮಾಜದ ಮೇಲೆ ಬೀರುವ ದುಷ್ಪರಿಣಾಮ ಊಹೆಗೆ ನಿಲುಕದ್ದು.



ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸರ್ಕಾರದ ಆದ್ಯತೆಯಾಗಬೇಕಿದೆ. ಈ ನಿಟ್ಟಿನಲ್ಲಿ ಮಾದಕ ವಸ್ತು ಪೂರೈಕೆ ಸರಪಳಿಯನ್ನು ತುಂಡರಿಸಬೇಕಿದೆ.

ಔಷಧ ಮಳಿಗೆಗಳಲ್ಲಿ, ಪಿ.ಜಿ., ಬೇಕರಿ, ಬೀಡಾ ಅಂಗಡಿ, ಎಳನೀರು ಅಂಗಡಿಗಳಲ್ಲಿಯೂ ಮಾದಕ ದ್ರವ್ಯ ಸಿಗುತ್ತಿದೆ ಎಂಬ ಸುಳಿವು ಪೊಲೀಸರಿಗೆ ಸಿಕ್ಕಿದೆ. ಸಾಮಾಜಿಕ ಜಾಲತಾಣಗಳ ಮೂಲಕವೂ ಬಿಕರಿಯಾಗುತ್ತಿದೆ. ಶಾಲಾ– ಕಾಲೇಜುಗಳ ಸರಹದ್ದಿನಲ್ಲಿ ಮಾದಕ ವಸ್ತು ಮಾರಾಟದ ಜಾಲ ಸಕ್ರಿಯವಾಗಿದೆ ಎಂಬುದು ಈಗ ಗುಟ್ಟಿನ ಸಂಗತಿಯಾಗಿ ಏನೂ ಉಳಿದಿಲ್ಲ. ಮುಂಬೈ, ಗೋವಾ, ಕೊಚ್ಚಿ, ತಿರುವನಂತಪುರ, ಸಿಕಂದರಾಬಾದ್ ಮುಂತಾದ ಕಡೆಗಳಿಂದ ಬೆಂಗಳೂರಿಗೆ ಮಾದಕ ವಸ್ತುಗಳು ಬರುತ್ತವೆ ಎಂಬ ಗುಮಾನಿ ಇದೆ. ವಿದೇಶಿ ವಿದ್ಯಾರ್ಥಿಗಳು ಮಾದಕ ದ್ರವ್ಯ ಮಾರಾಟ ಮಾಡುತ್ತಿರುವ ಪ್ರಕರಣಗಳು ಕೂಡ ದೊಡ್ಡ ಸಂಖ್ಯೆಯಲ್ಲಿ ಬೆಳಕಿಗೆ ಬಂದಿವೆ. ಮಾದಕ ವಸ್ತುಗಳ ಸಾಗಣೆಗೆ ಪೆಡ್ಲರ್‌ಗಳು ಹೊಸ ಹೊಸ ತಂತ್ರ ಅನುಸರಿಸುತ್ತಿದ್ದಾರೆ. ಬೆಂಗಳೂರು ಮಾತ್ರವಲ್ಲದೆ, ಮೈಸೂರು ಮತ್ತು ಕರಾವಳಿ ಪ್ರದೇಶಗಳಲ್ಲಿ ಈ ದಂಧೆ ವ್ಯಾಪಕವಾಗಿದೆ ಎಂಬ ಮಾಹಿತಿ ಇದೆ. ಮೈಸೂರಿನಲ್ಲಿ ಮಾದಕ ವಸ್ತು ತಯಾರಿಕೆಯ ಕಾರ್ಖಾನೆಯೇ ಇದ್ದುದು ಇತ್ತೀಚೆಗೆ ಬಯಲಾಗಿತ್ತು. ಮಾದಕ ವಸ್ತು ಮಾರಾಟ ಜಾಲದಲ್ಲಿ ತೊಡಗಿರುವ ಪೆಡ್ಲರ್‌ಗಳಿಗೆ ಪೊಲೀಸರ ನಂಟಿದ್ದು, ಈ ಕಾರಣದಿಂದಲೇ ಜಾಲವನ್ನು ಮಟ್ಟಹಾಕಲು ಸಾಧ್ಯವಾಗುತ್ತಿಲ್ಲ ಎಂಬ ಮಾತುಗಳೂ ಕೇಳಿ ಬರುತ್ತಿವೆ. 'ಡ್ರಗ್ಸ್ ಮುಕ್ತ ಕರ್ನಾಟಕ' ಎಂಬ ಧ್ಯೇಯದ ಕುರಿತು ಮಾತನಾಡುತ್ತಿರುವ ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಆರೋಗ್ಯಪೂರ್ಣ ಸಮಾಜ ನಿರ್ಮಾಣದ ನೈಜ ಕಳಕಳಿಯಿದ್ದರೆ ಇಂತಹ ಜಾಲವನ್ನು ಪತ್ತೆ ಹಚ್ಚಿ, ಮಟ್ಟಹಾಕುವ ಕೆಲಸವನ್ನು ಮೊದಲು ಮಾಡಬೇಕು. ವಿದ್ಯಾರ್ಥಿ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕೆಲಸವೂ ಆಗಬೇಕು. ಮಾದಕ ವಸ್ತು ಪೂರೈಕೆ ಸರಪಳಿಯನ್ನು ತುಂಡರಿಸಬೇಕು. ಈ ಜಾಲವನ್ನು ತಡೆಯುವುದು ಕೇವಲ ಪೊಲೀಸರ ಕೆಲಸವಲ್ಲ; ಸಮಾಜ ಕೂಡ ಕೈಜೋಡಿಸಬೇಕು. ಪೋಷಕರು ತಮ್ಮ ಮಕ್ಕಳು ಈ ಜಾಲದಲ್ಲಿ ಬೀಳದಂತೆ ಗಮನ ನೀಡಬೇಕು. ಆರೋಗ್ಯಪೂರ್ಣ ಸಮಾಜದ ನಿರ್ಮಾಣವು ಸರ್ಕಾರದ್ದು ಮಾತ್ರವಲ್ಲ, ಪ್ರತಿಯೊಬ್ಬರ ಕರ್ತವ್ಯವೂ ಆಗಿದೆ.

ಕುಚೋದ್ಯ ಮನಃಸ್ಥಿತಿ ಬೇಡ



ಮಾತೃ ಹೃದಯವನ್ನು ಹೊಂದಿದವರಿಗೆ ಮಾತ್ರ ಮುಟ್ಟಿನ ರಜೆಯ ಮಹತ್ವ ಅರ್ಥವಾಗುತ್ತದೆ. ಮುಟ್ಟಿನ ರಜೆಯ ಕುರಿತ ಕುಹಕ, ವ್ಯಂಗ್ಯ, ಕುಚೋದ್ಯ ಮನಃಸ್ಥಿತಿಗಳು ಖಂಡನಾರ್ಹ.

ನಾಗೇಶ್ ಬಯಲು, ಉಪನ್ಯಾಸಕ, 'ಫೇಸ್‌ಬುಕ್'ನಿಂದ

ಕಿಡಿನುಡಿ



ಖಾಲಿ ಇರುವ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಒಂದು ಅಧಿಸೂಚನೆಯನ್ನೂ ಹೊರಡಿಸಿಲ್ಲ. ಉದ್ಯೋಗಾಕಾಂಕ್ಷಿಗಳ ನಂಬಿಕೆ ಉಳಿಸಿಕೊಳ್ಳುವ, ಅವರಲ್ಲಿ ವಿಶ್ವಾಸ ಮೂಡಿಸುವ ಕಾರ್ಯದಲ್ಲಿ ಸಂಪೂರ್ಣ ವಿಫಲವಾಗಿದೆ.

ಬಿ.ವೈ. ವಿಜಯೇಂದ್ರ, ಅಧ್ಯಕ್ಷ, ಬಿಜೆಪಿ ರಾಜ್ಯ ಘಟಕ

25 ವರ್ಷಗಳ ಹಿಂದೆ

ಸೋಮವಾರ, 11-12-2000

● **ಷರೀಫ್ ಗಡಿಪಾರು: ಸೌದಿಯಲ್ಲಿ ಆಶ್ರಯ**

ಇಸ್ಲಾಮಾಬಾದ್, ಡಿ. 10 (ಪಿಟಿಐ)– ಮಾಜಿ ಪ್ರಧಾನಿ ನವಾಜ್ ಷರೀಫ್ ಹಾಗೂ ಅವರ ಕುಟುಂಬದ 19 ಮಂದಿಯನ್ನು ಇಂದು ಪಾಕಿಸ್ತಾನದ ಸೇನಾ ಆಡಳಿತವು, ಸೌದಿ ಅರೇಬಿಯಾಕ್ಕೆ ಗಡಿಪಾರು ಮಾಡಿದೆ.

ಒಂದು ವರ್ಷಕ್ಕೂ ಹಿಂದೆ ನಡೆದ ಕ್ಷಿಪ್ರಕ್ರಾಂತಿಯಲ್ಲಿ ಅಧಿಕಾರ ಕಳೆದುಕೊಂಡು ವಿಮಾನ ಅಪಹರಣ ಮತ್ತು ಕೆಲವು ಭ್ರಷ್ಟಾಚಾರದ ಹಗರಣಗಳಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಷರೀಫ್ ಅವರಿಗೆ ಪಾಕಿಸ್ತಾನದ ಅಧ್ಯಕ್ಷ ರಫೀಖ್ ತರಾರ್ ಕ್ಷಮಾದಾನ ನೀಡಿದ್ದಾರೆ. ಪಾಕಿಸ್ತಾನದ ಮಿತ್ರರಾಷ್ಟ್ರವಾಗಿರುವ ಸೌದಿ ಅರೇಬಿಯಾ ನಡೆಸಿರುವ ಮಧ್ಯಸ್ಥಿಕೆಯಿಂದ ಷರೀಫ್ ಅವರಿಗೆ ಈ ಜೀವದಾನ ದೊರೆತಿದೆ.

● **ಕಿಕ್ಕಿರಿದ ಅಭಿಮಾನಿಗಳ ಸಮ್ಮುಖದಲ್ಲಿ 'ಧನ್ಯಮಿಲನ'**

ಬೆಂಗಳೂರು, ಡಿ. 10– ವೀರಪ್ಪನ್ ಒತ್ತೆಯಾಳಾಗಿ 108 ದಿನಗಳ ವನವಾಸ ಅನುಭವಿಸಿ ನಾಡಿಗೆ ವಾಪಸಾದ ಕನ್ನಡದ ಮೇರುನಟ ಡಾ. ರಾಜ್‌ಕುಮಾರ್, ಅವರ ಸುರಕ್ಷಿತ ಬಿಡುಗಡೆಗೆ ಶ್ರಮಿಸಿದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮತ್ತು ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂದು ಇಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಕರ್ನಾಟಕ ಚಲನಚಿತ್ರೋದ್ಯಮ ಕ್ರಿಯಾ ಸಮಿತಿಯು ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ ವರ್ಣರಂಜಿತ ಸಮಾರಂಭದಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳ ಕರತಾಡನದ ನಡುವೆ ಡಾ. ರಾಜ್, ಎಸ್.ಎಂ. ಕೃಷ್ಣ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭಿನಂದಿಸಲಾಯಿತು.

75 ವರ್ಷಗಳ ಹಿಂದೆ

ಸೋಮವಾರ, 11-12-1950

● **ಪವಾಡ ಪುರುಷ ಸ್ಟೇಷನ್ ಮಾಸ್ಟರ್**

ತಿರುಚನಾಪಳ್ಳಿ, ಡಿ.10– ಕುಮಾರ ಮಂಗಳಂ ರೈಲ್ವೆ ಸ್ಟೇಷನ್ ಮಾಸ್ಟರ್ ಶ್ರೀ ಟಿ.ಕೃಷ್ಣಮೂರ್ತಿ ಪಿಳ್ಳೆ ಎಂಬುವರು ಕೊಡುತ್ತಿರುವ 'ಸರ್ವರೋಗ ನಿವಾರಣೆ' ವಿಭೂತಿ ಪ್ರಸಾದವನ್ನೂ, ದಾರವನ್ನು ಸ್ವೀಕರಿಸಲು ಸಾವಿರಾರು ಜನರು ಬರುತ್ತಿದ್ದಾರೆ.

ಭಾನುವಾರ, ಶುಕ್ರವಾರಗಳಂದು ಸ್ತ್ರೀಯರಿಗೆ ಮಾತ್ರ ಪ್ರಸಾದವನ್ನು ಕೊಡಲಾಗುವುದು. ಈ ಪವಾಡ ಪುರುಷನಿಂದ ಪ್ರಸಾದವನ್ನು ಪಡೆಯಲು ಎಲ್ಲ ಜಾತಿಯ ಸಾವಿರಾರು ಮಂದಿ ಈತನ ಮನೆಯ ಮುಂದೆ ಕ್ಯೂ ನಿಲ್ಲುತ್ತಾರೆ.

ಕೆಲವು ತಿಂಗಳುಗಳಿಂದ ಅಲ್ಲಿಗೆ ಬರುವ ಜನರ ಸಂಖ್ಯೆ ಹೆಚ್ಚಿದಂತೆ ಗೂರಲು, ತೊನ್ನು ಮತ್ತು ಇತರ ವ್ಯಾಧಿಗಳು ಪ್ರಸಾದದಿಂದ ಗುಣವಾಗಿರುವ ಕತೆಗಳು ಹೆಚ್ಚಾಗುತ್ತಿವೆ.

● **ಕೊರಿಯಾ ತ್ಯಜಿಸಿ ಜಪಾನಿಗೆ ಓಟ**

ಸಿಯೋಲ್, ಡಿ.10– ದಿಗ್ಭ್ರಾಂತರಾದ ಸಾವಿರಾರು ಕೊರಿಯಾ ನಿರಾಶ್ರಿತರು ರಾತ್ರಿಯಲ್ಲಿ ಸಣ್ಣಪುಟ್ಟ ದೋಣಿಗಳಲ್ಲಿ ಜಪಾನಿಗೆ ತಪ್ಪಿಸಿಕೊಂಡು ಹೋಗಲು ತಲೆಗೆ 200 ಡಾಲರುಗಳಷ್ಟು ತೆರುತ್ತಿದ್ದಾರೆ.

ಈ ಕಳ್ಳತನದ ಸಾಗಾಟಕ್ಕೆ ಕ್ಷಣ-ಕ್ಷಣಕ್ಕೂ ಬೆಲೆ ಏರುತ್ತಿದೆ. ಅಮೆರಿಕಾ ಅಥವಾ ಜಪಾನಿನ ಹಣವನ್ನೇ ಕೊಡಬೇಕೆಂಬುದು ಒಯ್ಯುವವರ ಹಠ.

ಬಂತು ತಾರಾಲೋಕದ 'ಬೀಜನೌಕೆ'



ವಿಜ್ಞಾನ ವಿಶೇಷ

ನಾಗೇಶ ಹೆಗಡೆ

ವಿಲಕ್ಷಣ ಧೂಮಕೇತುವೊಂದು ನಕ್ಷತ್ರಲೋಕದಿಂದ ಸೌರಮಂಡಲಕ್ಕೆ ಹಾದಿ ತಪ್ಪಿ ಬಂತು. ಅದು ನಮ್ಮತ್ತ ದಾಳಿಗೆ ಬಂದ ಸಶಸ್ತ್ರ ನೌಕೆಯೆ? ಅಥವಾ ಜೀವಬೀಜ ಬಿತ್ತನೆಗೆಂದು ಬಂದ ನೇಗಿಲನೌಕೆಯೆ? ಐದು ತಿಂಗಳ ಕಾಲ ಏನೆಲ್ಲ ವಿವಾದಗಳ ದೂಳೆಬ್ಬಿಸಿದ 'ಥ್ರೀ ಐ ಅಟ್ಲಾಸ್' 2025ರ ಅತ್ಯಂತ ರೋಚಕ ವಿಜ್ಞಾನ ವಿದ್ಯಮಾನ.

ರಷ್ಯಾದ 'ತುಂಗುಸ್ಕಾ' ಸ್ಫೋಟ ನೆನಪಿದೆಯೆ? ಬಾಹ್ಯಲೋಕದಿಂದ ಬಂದ ಉಲ್ಕಾ ಬಂಡೆಯೊಂದು 1908ರಲ್ಲಿ ಸೈಬೀರಿಯಾದ ತುಂಗುಸ್ಕಾ ನದಿಯ ಬಳಿ ಸ್ಫೋಟಗೊಂಡಿತು. ನೆಲದಿಂದ ಏಳೆಂಟು ಕಿ.ಮೀ. ಎತ್ತರದಲ್ಲಿದ್ದಾಗಲೇ ಸಿಡಿದಿದ್ದರಿಂದ ನೆಲಕ್ಕೆ ಗಾಯವೇನೂ ಆಗಲಿಲ್ಲ. ಆದರೆ, ಎರಡು ಸಾವಿರ ಚ.ಕಿ.ಮೀ ವಿಸ್ತೀರ್ಣದ ಎಂಟು ಕೋಟಿ ಮರಗಳು ದೂಳೀಪಟ ಆದವು. ಆ ಆಘಾತ ಹಿರೊಶಿಮಾ ಬಾಂಬ್‌ನ ಕನಿಷ್ಠ 500 ಪಟ್ಟು ಹೆಚ್ಚಿತ್ತು. ನಿರ್ಜನ ಪ್ರದೇಶವಾಗಿದ್ದರಿಂದ ನೂರಾರು ಕಿ.ಮೀ ಆಚೆ ಇದ್ದವರು ಪಲ್ಟಿ ಹೊಡೆದು ಬಿದ್ದರೇ ವಿನಾ ಮನುಷ್ಯರ ಸಾವು–ನೋವಿನ ವರದಿ ಆಗಲಿಲ್ಲ.

ಭೂಮಿಯ ಸುದೀರ್ಘ ಚರಿತ್ರೆಯಲ್ಲಿ ಇಂಥ ಲೆಕ್ಕವಿಲ್ಲದಷ್ಟು ಆಘಾತಗಳು ಆಗಿಹೋಗಿವೆ. ದೈತ್ಯ ಡೈನೊಸಾರ್ ಸಂತತಿಯೇ ಹೀಗೆ ನಿರ್ನಾಮ ಆಗಿದ್ದು ನಮಗೆ ಗೊತ್ತಿದೆ. ತುಂಗುಸ್ಕಾ ಮಾದರಿಯ ಸಾಮಾನ್ಯ ಸ್ಫೋಟ ಈಗೇನಾದರೂ ಸಂಭವಿಸಿದರೆ ಏನಾದೀತು ಗೊತ್ತೆ? ವೈರಿದೇಶದ ಪರಮಾಣು ಬಾಂಬ್ ಬಿತ್ತೆಂದು ಭ್ರಮಿಸಿ ಆ ಕ್ಷಣವೇ ಅದೆಷ್ಟೊ ಖಂಡಾಂತರ ಕ್ಷಿಪಣಿಗಳು ಮೇಲಕ್ಕೆ ಚಿಮ್ಮಿ 'ಮರುದಾಳಿ' ನಡೆಯಬಹುದು. ಆ ಮರುದಾಳಿಗೆ ಪ್ರತಿದಾಳಿ ನಡೆದೀತು. ನೆಲದಲ್ಲಿ ನಾವು ಬಚ್ಚಿಟ್ಟಿರುವ ಪರಮಾಣು ಬಾಂಬ್‌ಗಳೇ ಉಲ್ಕೆಗಳಾಗಿ ಭೂಮಿಯ ಪಾಲಿಗೆ ನಾವೇ ಭಸ್ಮಾಸುರ ಆಗಬಹುದು.

ಬಾನಲ್ಲಿ ಇಂಥ ಭಾನಗಡಿ ಆಗಬಾರದಲ್ಲ? ಅದಕ್ಕೇ ಬಾಹ್ಯಾಕಾಶದಿಂದ ಯಾವುದೇ ಬಂಡೆ, ಕ್ಷುದ್ರಗ್ರಹ ಅಥವಾ ಧೂಮಕೇತು ನಮ್ಮ ಕಡೆ ಬರುತ್ತಿದ್ದರೆ ಸಾಕಷ್ಟು ಮುಂಚಿತವೇ ಗೊತ್ತಾಗಲೆಂದು ಅಮೆರಿಕದ 'ನಾಸಾ' ಸಂಸ್ಥೆ ಭೂಮಿಯ ನಾಲ್ಕು ಖಂಡಗಳಲ್ಲಿ 'ಅಟ್ಲಾಸ್' ಹೆಸರಿನ ವೀಕ್ಷಣಾ ಕೇಂದ್ರಗಳನ್ನು ಹೂಡಿಟ್ಟಿದೆ. ದಕ್ಷಿಣ ಅಮೆರಿಕದ ಚಿಲಿಯಲ್ಲಿರುವ ಅಂಥ ವೇಧಶಾಲೆಗೆ ಜುಲೈ 1ರಂದು ಧನು ರಾಶಿಯ ಕಡೆಯಿಂದ ಒಂದು ಚುಕ್ಕಿ ಹೊರಟಿದ್ದು ಗೋಚರಿಸಿತು. ಮಾಮೂಲು ಧೂಮಕೇತು ಎಂದರೆ ಕ್ರಿಕೆಟ್ ಆಟದ ಮಧ್ಯೆ ಯಾವನೋ ಪಿರ್ಕಿಯೊಬ್ಬ ಪೆವಿಲಿಯನ್ ಕಡೆಯಿಂದ ಪಿಚ್ ಕಡೆ ನುಗ್ಗಿ ಬಂದು ರೌಂಡ್ ಹಾಕಿ ಬೈಸಿಕೊಂಡು ಸ್ವಸ್ಥಾನಕ್ಕೆ ಹೋಗುವ ಹಾಗಿರುತ್ತದೆ. ಅಂಥದೇ ಒಂದು ಕಾಯ ಹೊರಟಿದೆ ಎಂದು 'ಅಟ್ಲಾಸ್' ವಿಜ್ಞಾನಿಗಳು ಮೊದಲು ಅದನ್ನು ದಾಖಲಿಸಿದ್ದರು. ಆದರೆ, ಈ ಕಾಯ ತುಸು ದೊಡ್ಡದಾಗುತ್ತ ಬಂದಂತೆ ಅದರ ಲಕ್ಷಣಗಳು ಧೂಮಕೇತುವಿನ ಥರಾ ಇಲ್ಲ; ಅದು ಹಿಂದಿರುಗಿ ತಾನು ಹೊರಟಲ್ಲಿಗೇ ಹೋಗಲು ಬಂದಿಲ್ಲ ಎಂಬುದೂ ಗೊತ್ತಾಯಿತು. ಸುದ್ದಿ ಎಲ್ಲೆಡೆ ಹಬ್ಬಿತು. ಜಗತ್ತಿನಾದ್ಯಂತ ಖಗೋಲ ವೀಕ್ಷಕರು ಧಿಗ್ಗನೆದ್ದರು. ತಮ್ಮ ದುರ್ಬೀನ್‌ಗಳನ್ನು ಅತ್ತ ತಿರುಗಿಸಿದರು.

ಆಗಸ್ಟ್ ಕಳೆದು ಸೆಪ್ಟಂಬರ್ ಹೊತ್ತಿಗೆ ಈ ಪಿರ್ಕಿ ಬಂಡೆಯ ಇನ್ನಷ್ಟು ವಿಲಕ್ಷಣ ಚಹರೆಗಳು ಬೆಳಕಿಗೆ ಬಂದವು. ಸಾಮಾನ್ಯ ಧೂಮಕೇತು ಸೂರ್ಯನ ಸಮೀಪ ಬಂದ ಹಾಗೆ ಅದರ ಹಿಂದೆ ಬೆಳಕಿನ ಬಾಲ ಬೆಳೆಯುತ್ತದೆ. ಏಕೆಂದರೆ ಅದರ ತಲೆಯಲ್ಲಿನ ಹೊಟ್ಟು ಸೂರ್ಯನ ಬೆಳಕಿನಲ್ಲಿ ಆವಿಯಾಗಿ ಜಡೆಯಂತೆ ಹಿಂದಕ್ಕೆ ಸಾಗುತ್ತದೆ. ಆದರೆ ಇದಕ್ಕೆ ತಲೆಯ ಮೇಲೆ ಜುಟ್ಟಿನಂತೆ ಮುಂಬಾಲ ಬೆಳೆಯತೊಡಗಿತ್ತು. ಅದರ ಆಕಾರವೂ ಬಂಡೆಯಂತಿರದೆ, ಶಿಲ್ಪಿಯೊಬ್ಬ ಕಟೆದಂತಿತ್ತು. ಮೂಲೆಗಳಲ್ಲಿ ಮಿಂಚು ಮಿನುಗಿತೆಂದೂ ವರದಿಗಳು ಬರತೊಡಗಿದವು. ಅದರ ಕೆಮಿಕಲ್ ಚಹರೆ ಮತ್ತು ಪಥಸೂಚಿಯನ್ನೆ ನೋಡಿದ ನಾಸಾ ತಜ್ಞರು ಇದು ದೂರದ ತಾರಾಲೋಕದಿಂದ ಬಂತೆಂದು ಹೇಳಿದ್ದೇ ತಡ, ಧೂಮಕತೆಗೆ ಕಾಲು ಬಾಲ ಬೆಳೆದವು. ಈ ಕಾಯಕ್ಕೆ 'ಥ್ರೀ ಐ ಅಟ್ಲಾಸ್' ಎಂದು ಹೆಸರಿಟ್ಟಿದ್ದೂ ಆಯಿತು.

ನಭೋಚರಿತ್ರೆಯಲ್ಲಿ ಹೀಗೆ ನಕ್ಷತ್ರ ಲೋಕದಿಂದ ಬಂದ 3ನೆಯ ತಾರಾಮೂಲದ (ಇಂಟರ್‌ಸ್ಟೆಲ್ಲರ್) ಬಂಡೆ ಇದು. ಹಿಂದೆ 2017ರಲ್ಲಿ ಕಂಡ ಮೊದಲನೆಯ ಇಂಥ ತಾರಾಮೂಲದ ಬಂಡೆಗೆ '1 ಐ ರಾಮ' ಎಂದು ಹೆಸರಿಡಲಾಗಿತ್ತು. ಮುಂದೆ ಹವಾಯಿ ಭಾಷೆಯನ್ನೇ ಬಳಸಿ ಅದರ ಹೆಸರನ್ನು '1ಐ 'ಔಮುವಾಮುವಾ' ಎಂದು ಬದಲಿಸಲಾಗಿತ್ತು. 2019ರಲ್ಲಿ ಬಂದ ಎರಡನೆ ಬಂಡೆಗೆ '2 ಐ ಬೊರಿಸೊವ್' ಎಂದು ಹೆಸರು ಬಿತ್ತು. ಈಗ ಮೂರನೆಯದು ಅಟ್ಲಾಸ್ ವ್ಯವಸ್ಥೆಗೆ ಮೊದಲು ಕಂಡಿದ್ದರಿಂದ ಅದು '3 ಐ ಅಟ್ಲಾಸ್' ಎನಿಸಿತು.

ಸೌರಮಂಡಲದ ಕ್ರೀಡಾಂಗಣಕ್ಕೆ ಇದು ಹೀಗೆ ಹಠಾತ್ ನುಗ್ಗಿಬಂದಿದ್ದು ಕೆಲವರ ಪಾಲಿಗೆ ಅಪ್ಸರೆಯಾಗಿ, ಮತ್ತೆ ಕೆಲವರಿಗೆ ತೋಳವಾಗಿ, ಇನ್ನೂ ಕೆಲವರಿಗೆ ನಿಗೂಢ ಶೋಧಯಂತ್ರವಾಗಿ ಊಹಾಪೋಹಗಳ ಕಣ್ಮಣಿ ಎನಿಸಿತು. ಕ್ರೀಡಾಂಗಣದ ಎಲ್ಲ ಕ್ಯಾಮೆರಾಗಳೂ ಅತ್ತ ಫೋಕಸ್ ಆದವು. ಕೈಯಲ್ಲಿ ದುರ್ಬೀನ್ ಇಲ್ಲದವರು ಕ್ರೀಡಾ ವರದಿಗಾರರ ಥರಾ ಕಂಡ ಕಂಡ 'ತಜ್ಞ'ರ ಮುಖಕ್ಕೆ ಮೈಕ್ ಒತ್ತಿದರು. ಇನ್ನು ಕೆಲವರು ಮನೆಯಲ್ಲೇ ಕೂತು ಎಐ ನೆರವಿನಿಂದ ಫೇಕ್ ವಿಡಿಯೊಗಳನ್ನು ಸೃಷ್ಟಿಸಿ ವೈರಲ್ ಮಾಡತೊಡಗಿದರು. ಈ ಮಧ್ಯೆ ಸಾಚಾ ಖಗೋಲ ವಿಜ್ಞಾನಿಗಳಿಗೂ ತಾರಾಲೋಕದಿಂದ ಏನೇನು ಕೆಮಿಕಲ್‌ಗಳು ಬಂದಿವೆ ಎಂಬ ಕುತೂಹಲ ಮೂಡಿತ್ತು. ವಾಸ್ತವ ಏನೆಂದು ತಿಳಿಯಲು ಒಂದಲ್ಲ, ಎರಡಲ್ಲ, ಬಾಹ್ಯಾಕಾಶದಲ್ಲಿರುವ ಹನ್ನೊಂದು ಶೋಧನೌಕೆಗಳ ಕ್ಯಾಮೆರಾಗಳನ್ನು, ಜೊತೆಗೆ ಹಬ್ಲ್ ದೂರದರ್ಶಕವನ್ನು ನಾಸಾ ಸಂಸ್ಥೆ ಅದರತ್ತ ಫೋಕಸ್ ಮಾಡಿತು. ಮಂಗಳನ ಕಕ್ಷೆಯಲ್ಲಿ ಸುತ್ತುತ್ತಿದ್ದ ಮೇವೆನ್ ನೌಕೆಗೆ, ಅಷ್ಟೇ ಅಲ್ಲ, ಅಲ್ಲೇ ಕೆಳಕ್ಕೆ ಮಂಗಳನ ಅಂಗಳದಲ್ಲಿ ಓಡಾಡುತ್ತಿದ್ದ 'ಪರ್ಸಿವೆರೆನ್ಸ್' ಬಂಡಿಗೂ ಅತ್ತ ನೋಡಲು ನಿರ್ದೇಶನ ಸಿಕ್ಕಿತು. ಅನ್ಯಲೋಕದ ಜೀವಿಗಳ ಅನ್ವೇಷಣೆಗೆಂದೇ ಸ್ಯಾನ್‌ಫ್ರಾನ್ಸಿಸ್ಕೊದಲ್ಲಿ ಹೂಡಲಾಗಿರುವ 42 ಅಂಟೆನಾಗಳ ರೇಡಿಯೊ ಟೆಲಿಸ್ಕೋಪ್ ಕೂಡ ಈ ಧೂಮಕೇತುವಿನಿಂದ 'ಸುಸಂಬದ್ಧ' ಸಿಗ್ನಲ್ ಏನಾದರೂ ಹೊಮ್ಮುತ್ತಿವೆಯೇ ಎಂಬ ಪರೀಕ್ಷೆ ನಡೆಯಿತು. ಐರೋಪ್ಯ ಬಾಹ್ಯಾಕಾಶ ಸಂಸ್ಥೆಯ ನೌಕೆಯೊಂದು ಗುರುಗ್ರಹದ ಹಿಮಚಂದ್ರಗಳ ಅನ್ವೇಷಣೆಗೆ ಹೊರಟಿದ್ದು, ಅದನ್ನೂ 'ಥ್ರೀಐ ಅಟ್ಲಾಸ್' ಕಡೆಗೆ ತಿರುಗಿಸಲಾಯಿತು. ಹೀಗೆ ಹಿಂದೆಂದೂ ಕಂಡಿರದಷ್ಟು ವ್ಯಾಪಕ ಪರಿಮಾಣದಲ್ಲಿ ಇಪ್ಪತ್ತು ಕೋನಗಳಿಂದ ಧೂಮಕೇತುವಿನ ಪರಿವೀಕ್ಷಣೆ ನಡೆಯಿತು. ಭೌತವಿಜ್ಞಾನ, ಗಣಿತ, ಖಗೋಲ ವಿಜ್ಞಾನ, ರಸಾಯನ ವಿಜ್ಞಾನ, ಜೀವ ವಿಜ್ಞಾನ ಹೀಗೆ ಎಷ್ಟೊಂದು ವಿಷಯಗಳ ತಜ್ಞರು ಧೂಮಕೇತುವಿನ ವಿಶ್ಲೇಷಣೆಯಲ್ಲಿ ತೊಡಗಿದರು. ಅದು ಭೂಮಿಯತ್ತ ಬರುತ್ತಿಲ್ಲ, ಮೇಲಾಗಿ ಅದರಲ್ಲಿ ತೀರ ವಿಶೇಷದ್ದೇನೂ ಇಲ್ಲವೆಂದು ಹೇಳುತ್ತಿದ್ದಾಗಲೇ ಇನ್ನೊಂದು ಸಂಗತಿ ಮುನ್ನೆಲೆಗೆ ಬಂತು: ಅಟ್ಲಾಸ್ ತಲೆಯಿಂದ ಹೊಮ್ಮುವ ಅನಿಲದಲ್ಲಿ ಮೀಥೇನ್ ಇದೆ, ಸೈನೈಡ್ ಇದೆ ಎಂಬ ವರದಿಗಳು ಬಂದವು.

ಈಗಂತೂ ಕಥನಕೋರರಿಗೆ ರೆಕ್ಕೆಪುಕ್ಕ ಬಂದವು. ಮೀಥೇನ್ ಎಂದರೆ ಜೀವ ಬೀಜ ಬಿತ್ತನೆಗೆ ಬೇಕಾದ ಸಾವಯವ ಕೆಮಿಕಲ್ ಇದೆ; ಸೈನೈಡ್ ಎಂದರೆ ಈಗಿರುವ ಜೀವಿಗಳ ನಿರ್ನಾಮಕ್ಕೆ ಬೇಕಾದ ವಿಷಮಯ ಅಸ್ತ್ರವಿದೆ ಎಂದೆಲ್ಲ ಗುಲ್ಲೆದ್ದಿತು. ಕೆಲವು ವಿಷಯತಜ್ಞರ ನಿಲುವುಗಳೂ ಅಲ್ಲಾಡಿದವು. 'ಇದು ಇಲ್ಲಿಗೆ ಹೊಸ ಜೀವ ಬಿತ್ತನೆಗೆಂದು ಅನ್ಯಲೋಕದಿಂದ ಬಂದ ನೌಕೆಯೇ ಇರಬಹುದು' ಎಂದು ಹಾರ್ವರ್ಡ್‌ನ ಖಭೌತವಿಜ್ಞಾನಿ ಎವಿ ಲೊಯೆಬ್ ಹೇಳಿದ್ದು ಇನ್ನಷ್ಟು ರೋಚಕ ಚರ್ಚೆಗಳಿಗೆ ಕಾರಣವಾದವು. ಆರ್ಥರ್ ಕ್ಲಾರ್ಕ್ ಪ್ರಶಸ್ತಿ ಪಡೆದ ವಿಜ್ಞಾನ ಸಂವಹನಕಾರ ಡಾ. ಮಿಚಿವೊ ಕಾಕು ಕೂಡ ದಾರಿ ತಪ್ಪಿದರು. ಅಟ್ಲಾಸ್‌ನ ಕೆಲವು ಭಾಗ ಕಳಚಿ ಬೇರ್ಪಟ್ಟಿದ್ದು ಗೊತ್ತಾಗಿ 'ಇದು ಅನ್ಯಲೋಕದ ಬುದ್ಧಿಜೀವಿಗಳ ನೌಕೆಯೇ ಹೌದು' ಎಂದರು.

ಅಪ್ಪಟ ವಿಜ್ಞಾನದೊಂದಿಗೆ ಊಹಾಪೋಹದ ರಂಜಕತೆ, ಥ್ರಿಲ್ಲರ್ ಕಥನ, ಬುರುಡೆ ಭಯ ಎಲ್ಲವೂ ಸೇರಿಕೊಂಡು ಗೊಂದಲದ ಗೊಂಬೆಯಾಗಿ ಅಟ್ಲಾಸ್ ಧೂಮಕೇತು ನಾಲ್ಕು ತಿಂಗಳು ಕಾಲ ವಿಜೃಂಭಿಸಿತು. ಯೂಟ್ಯೂಬ್‌ನಲ್ಲಿ ಲೈಕ್‌ಗಳ ಮೆರವಣಿಗೆ ನಡೆಯಿತು. ವಾಸ್ತವ ಏನೆಂದು ಮತ್ತೊಮ್ಮೆ ತಿಳಿಸಲು ನವೆಂಬರ್‌ನಲ್ಲಿ ನಾಸಾ ಸಂಸ್ಥೆ ವಿಶೇಷ ಚರ್ಚಾಮೇಳ ನಡೆಸಬೇಕಾಗಿ ಬಂತು. ಅದು ಅನ್ಯಲೋಕದ ಬುದ್ಧಿಜೀವಿಗಳ ನೌಕೆ ಅಲ್ಲವೆಂದು ವಿವರಿಸಿತು.

ಪುರಾತನ ಕಾಲದಿಂದಲೂ ಧೂಮಕೇತು ಎಂದರೆ ನಾನಾ ಬಗೆಯ ಮೂಢನಂಬಿಕೆಗಳ ಮೂಟೆಯಾಗಿ ಸುತ್ತುತ್ತಿವೆ. ವೈರಸ್ ದಾಳಿ, ಕ್ಷಾಮಡಾಮರ, ಯುದ್ಧಭೀತಿಯೇ ಮುಂತಾದ ಪ್ರಕೋಪಗಳಿಗೆಲ್ಲ ದೇವರ ಕೋಪವೇ ಕಾರಣವೆಂದು ರಾಜರುಗಳಿಂದ ಪರಿಹಾರ ಯಜ್ಞಗಳನ್ನು ಪೀಕಿಸುವ ಪಂಡಿತರ ಚರಿತ್ರೆ ಆಗಿನಿಂದಲೂ ದಾಖಲಾಗುತ್ತ ಬಂದಿದೆ. ಖಗೋಲದ ವಿದ್ಯಮಾನಗಳಿಗೆ ವೈಜ್ಞಾನಿಕ ಕಾರಣಗಳು ಬೆಳಕಿಗೆ ಬಂದಂತೆಲ್ಲ ದೇವರ ಪಾತ್ರ ನಗಣ್ಯವಾಗುತ್ತ ಹೋಗಿದೆಯಾದರೂ ಇನ್ನೊಂದು ಬಗೆಯ ಭ್ರಮೆ ಬೇರೂರುತ್ತಿದೆ. ಅನ್ಯಲೋಕದ ಜೀವಿಗಳು ನಮ್ಮಲ್ಲಿಗೆ ಬರುತ್ತಿವೆ ಎಂಬ ರೋಚಕತೆಯನ್ನು ಹಬ್ಬಿಸಿ ಲೈಕ್ ಪಡೆಯುವ ತವಕ ಅದು.

ದೇವರ ಅಸ್ತಿತ್ವವನ್ನೇ ನಿರಾಕರಿಸುತ್ತ, 'ಆತ ಇದ್ದಿದ್ದರೆ ಒಳ್ಳೆಯದಾಗುತ್ತಿತ್ತೇನೊ' ಎಂದು ನಮ್ಮ ಎ.ಎನ್. ಮೂರ್ತಿರಾಯರು 'ದೇವರು' ಹೆಸರಿನ ತಮ್ಮ ಪುಸ್ತಕದಲ್ಲಿ ಆಶಿಸಿದ್ದರು. ಹಾಗೆಯೇ ನಾವಿಂದು ಅನ್ಯಲೋಕದ ಜೀವಿಗಳು ಬಂದಿದ್ದರೆ ಒಳ್ಳೆಯದಿತ್ತೇನೊ ಎನ್ನಬೇಕಾಗಿದೆ. ಅಕಸ್ಮಾತ್ ಅವು ಬಂದಿದ್ದೇ ಆದರೆ ಸಹಜವಾಗಿ ನಮಗಿಂತ ಅದೆಷ್ಟೊ ಪಟ್ಟು ಬುದ್ಧಿವಂತ ಆಗಿರಲೇಬೇಕು. ಮನುಷ್ಯರು ಹೊಸ ಭೂಖಂಡಕ್ಕೆ ಹೋಗುವಾಗಲೆಲ್ಲ ಯುದ್ಧ ಸಿದ್ಧತೆಯಲ್ಲೇ ಹೋಗಿದ್ದರೇ ವಿನಾ ಮೈತ್ರಿಯ ಆಶಯ ಇರಲೇ ಇಲ್ಲ. ಅನ್ಯಜೀವಿಗಳು ಆ ದೃಷ್ಟಿಯಲ್ಲಿ ವಿವೇಕಿಗಳೇ ಆಗಿದ್ದರೆ ಕಕ್ಷೆಯಲ್ಲಿ ನಿಂತು ನಮ್ಮೆಲ್ಲ ಅಪಸವ್ಯಗಳನ್ನು ನೋಡಿ ಹೇಸಿಗೆಪಟ್ಟು, ಇವರ ಸಹವಾಸವೇ ಬೇಡವೆಂದು ಹಿಂದಿರುಗಿ ಹೋಗುತ್ತವೇನೊ.

ಸೂರ್ಯನ ಹಿಂದೆ ಮರೆಯಾಗಿದ್ದ 'ಥ್ರೀ ಐ ಅಟ್ಲಾಸ್' ಸುತ್ತ ವಿವಾದಗಳೆಲ್ಲ ತಣ್ಣಗಾಗುತ್ತಿವೆ. ಈಗ ಅದಕ್ಕೆ 'ಸಿ/2025 ಎನ್1' ಎಂದು ಮರುನಾಮಕರಣ ಮಾಡಲಾಗಿದೆ. ಡಿಸೆಂಬರ್ 19ರಂದು ಭೂಮಿಗೆ 17 ಕೋಟಿ ಕಿ.ಮೀ. ದೂರದಲ್ಲಿ ಹಾದು ಅದು ಸೌರಲೋಕವನ್ನು ದಾಟಿ ಹೋಗಲಿದೆ. ಹಾಗೆ ತನ್ನ ಪಾಡಿಗೆ ತಾನು ಹೋಗುತ್ತಿರುವುದು ಒಂದರ್ಥದಲ್ಲಿ ನಿರಾಶಾಜನಕ ಎಂತಲೇ ಹೇಳಬೇಕು. ಅದೇನಾದರೂ ಭೂಮಿಗೆ ತುಸು ಸಮೀಪ ಬಂದಂತೆ ನಟಿಸಿ ಹೋಗಿದ್ದರೆ ನಮಗೆ ಏನೆಲ್ಲ ಲಾಭ ಇತ್ತು. ಆಗಲಾದರೂ ನಾವು ನಮ್ಮ ಈ ಏಕೈಕ ಜೀವಂತ ಗ್ರಹದ ರಕ್ಷಣೆಯ ಹೆಸರಲ್ಲಿ ಒಟ್ಟಾಗುತ್ತಿದ್ದೇವೇನೊ.



ವಾಚಕರ ವಾಣಿ

ಸಮೀಕ್ಷೆ: ಗೌರವಧನ ಜಮೆ ವಿಳಂಬ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಪೂರ್ಣಗೊಂಡು ಒಂದೂವರೆ ತಿಂಗಳಾಗಿದೆ. ಶಿಕ್ಷಕರು ಸೇರಿದಂತೆ ವಿವಿಧ ಇಲಾಖೆಯ ನೌಕರರು ವ್ಯತಿರಿಕ್ತ ಪರಿಸ್ಥಿತಿಯಲ್ಲೂ ಸಮೀಕ್ಷೆ ನಡೆಸಿದ್ದಾರೆ. ದೂರದ ಸ್ಥಳಗಳಿಗೆ ತೆರಳಲು ಸ್ವಂತವಾಗಿ ಸಾವಿರಾರು ರೂಪಾಯಿ ಖರ್ಚು ಮಾಡಿದ್ದಾರೆ. ಸಮೀಕ್ಷೆ ಪೂರ್ಣಗೊಂಡ ತಕ್ಷಣವೇ ಸಮೀಕ್ಷೆದಾರರ ಬ್ಯಾಂಕ್ ಖಾತೆಗಳಿಗೆ ಗೌರವಧನ ಜಮೆ ಮಾಡುವುದಾಗಿ ಸರ್ಕಾರ ಹೇಳಿತ್ತು. ಇಂದಿಗೂ ಜಮೆ ಮಾಡಿಲ್ಲ. ಇದು ಆಡಳಿತ ಯಂತ್ರ ಜಡಗೊಂಡಿರುವುದರ ಸಂಕೇತ. ತ್ವರಿತವಾಗಿ ಗೌರವಧನ ಬಿಡುಗಡೆಗೆ ಕ್ರಮವಹಿಸಬೇಕಿದೆ.

ವಿ.ಎಸ್. ಕುಮಾರ್, ಬೆಂಗಳೂರು

ಸರ್ಕಾರಿ ಶಾಲೆ ಅಭಿವೃದ್ಧಿ: ಮಾದರಿ ನಡೆ

ಹೊಳಲ್ಕೆರೆ ತಾಲ್ಲೂಕಿನ ನಂದನ ಹೊಸೂರು ಗ್ರಾಮದ ಯುವಕರು, ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ ನೀರಿನ ಪೈಪ್‌ಲೈನ್ ಅಳವಡಿಸಿದ್ದಾರೆ (ಪ್ರ.ವಾ., ಡಿ. 8). ಹೊಸ ದೇಗುಲ ನಿರ್ಮಾಣ, ಅದ್ದೂರಿ ಜಾತ್ರೆ, ರಾಜಕೀಯ ಸಮಾವೇಶಗಳಿಗೆ ದುಂದುವೆಚ್ಚ ಮಾಡಲಾಗುತ್ತದೆ. ಆದರೆ, ಸಮಾಜಮುಖಿ ಕೆಲಸಗಳಿಗೆ ಹಣ ಖರ್ಚು ಮಾಡುವವರು ವಿರಳ. ಗ್ರಾಮೀಣ ಪ್ರದೇಶದಲ್ಲಿ ಹಲವು ಶಾಲೆಗಳ ಕಟ್ಟಡಗಳು ಶಿಥಿಲಗೊಂಡಿವೆ. ಶೌಚಾಲಯ ಇಲ್ಲದೆ ಶಿಕ್ಷಕರು, ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಅಂತಹ ಶಾಲೆಗಳ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕಿದೆ.

ಶಾಂತವೀರ ಎಸ್., ಚಿತ್ರದುರ್ಗ

ಧರ್ಮ ಸಹಿಷ್ಣುತೆಯ ಪಠ್ಯಕ್ರಮ ರೂಪಿಸಿ

ಯುವಜನರು ಮಾದಕ ವ್ಯಸನಿಗಳಾಗುತ್ತಿದ್ದಾರೆ; ಅವರನ್ನು ಸರಿದಾರಿಗೆ ತರಲು ವಿದ್ಯಾರ್ಥಿ ದಿಸೆಯಲ್ಲಿಯೇ ಭಗವದ್ಗೀತೆ ಬೋಧಿಸಬೇಕೆಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಪಠ್ಯದಲ್ಲಿ ಭಗವದ್ಗೀತೆ ಬೋಧಿಸಿದರಷ್ಟೇ ಸಾಕೆ? ವಚನಗಳ ಸಾರವನ್ನು ಮಕ್ಕಳು ಅರಿಯಬಾರದೆ? ದಾಸ ಸಾಹಿತ್ಯ ಬೇಡವೆ? ಇಸ್ಲಾಂ, ಸಿಖ್, ಜೈನ, ಕ್ರೈಸ್ತ ಧರ್ಮದಲ್ಲಿರುವ ಮಾನವೀಯ ಅಂಶಗಳನ್ನು ಶಾಲಾ–ಕಾಲೇಜಿನ ಪಠ್ಯದಲ್ಲಿ ಅಳವಡಿಸಿದರೆ ಉತ್ತಮ.

ತು.ರು. ಚಂದ್ರಶೇಖರ, ಬೆಂಗಳೂರು

ಚರಿತ್ರೆ ಕೆದಕಿ ಸಮಸ್ಯೆ ಮುಚ್ಚಿಡಲು ಯತ್ನ

ಪ್ರಸ್ತುತ ಸಂಸತ್ ಮತ್ತು ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ದೇಶ ಮತ್ತು ರಾಜ್ಯದಲ್ಲಿ ರೈತರು, ಮಹಿಳೆಯರು, ಯುವಕರು, ಕೂಲಿ ಕಾರ್ಮಿಕರು ಅನೇಕ ಸಮಸ್ಯೆ ಎದುರಿಸುತ್ತಿದ್ದಾರೆ. ಅಧಿವೇಶನದಲ್ಲಿ ಅವುಗಳಿಗೆ ಪರಿಹಾರ ಹುಡುಕುವ ಕೆಲಸವಾಗಬೇಕಿದೆ. ಅನಗತ್ಯ ಚರ್ಚೆಯಿಂದ ಜನರ ಬದುಕಿಗೆ ಅನ್ನ ಸಿಗುವುದಿಲ್ಲ. ಇತಿಹಾಸವನ್ನು ಕೆದಕಿ ವರ್ತಮಾನದ ಸಮಸ್ಯೆಗಳನ್ನು ಮುಚ್ಚಿಡುವ ಪ್ರಯತ್ನ ಜನಪ್ರತಿನಿಧಿಗಳಿಗೆ ಶೋಭೆ ತರುವುದಿಲ್ಲ. ಸಂಸತ್ ಮತ್ತು ವಿಧಾನಸಭೆಯಲ್ಲಿ ರಚನಾತ್ಮಕ ಚರ್ಚೆಗಳಾದರೆ, ಅದರಿಂದ ಪ್ರಜೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.

ಸಿದ್ದಣ್ಣ ಪೂಜಾರಿ, ಯಾದಗಿರಿ

ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ನೀಡಿ

ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಮಹಿಳಾ ನೌಕರರಿಗೆ ಪ್ರತಿ ತಿಂಗಳು ಒಂದು ದಿನದ ಮುಟ್ಟಿನ ರಜೆ ನೀಡಿರುವುದು ಸರಿಯಷ್ಟೆ. ಮಹಿಳೆಯರ ಆರೋಗ್ಯಕ್ಕೆ ಸರ್ಕಾರ ಕೈಗೊಂಡಿರುವ ಈ ದಿಟ್ಟಹೆಜ್ಜೆ ಶ್ಲಾಘನೀಯ. ಆದರೆ, ಈ ರಜೆ ಕೇವಲ ಉದ್ಯೋಗಸ್ಥೆಯರಿಗೆ ಸೀಮಿತವಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೂ ಅನ್ವಯಿಸಿದರೆ ನಿಜವಾದ ಸಮಾನತೆ ದೊರಕಿದಂತಾಗುತ್ತದೆ.

ಎನ್. ಮಹಾರಾಜ, ಹೊಸಪೇಟೆ

ಕೊಳಚೆ ನೀರು ಶುದ್ಧೀಕರಣ ಕಡ್ಡಾಯ

10 ಎಕರೆ ಮೇಲ್ಪಟ್ಟ ಜಮೀನಿನಲ್ಲಿ ನಿರ್ಮಿಸುವ ವಸತಿ ಬಡಾವಣೆಗಳಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣಕ್ಕೆ ಸರ್ಕಾರ ಆದೇಶಿಸಿದೆ. ಭೂಪರಿವರ್ತನೆ ಅಂಗೀಕಾರ ಪತ್ರದಲ್ಲಿಯೇ ಇದನ್ನು ಸ್ಪಷ್ಟವಾಗಿ ನಮೂದಿಸಬೇಕಿದೆ. ಇದನ್ನು ಕಾರ್ಯರೂಪಕ್ಕೆ ತರದ ಲೇಔಟ್ ಮಾಲೀಕರಿಗೆ ದಂಡ ವಿಧಿಸಬೇಕಿದೆ. ನಗರಾಭಿವೃದ್ಧಿ ಪ್ರಾಧಿಕಾರಗಳಿಂದ ನಿರ್ಮಾಣ ಆಗುವ ಬಡಾವಣೆಗಳಲ್ಲಿಯೂ ಶುದ್ಧೀಕರಣ ಘಟಕ ಸ್ಥಾಪಿಸಲು ವಿಳಂಬ ಮಾಡುವ ಅಧಿಕಾರಿಗಳ ಮೇಲೂ ಕ್ರಮಕೈಗೊಳ್ಳಬೇಕು. ಆಗಷ್ಟೇ ಜಲಮೂಲಗಳ ಸಂರಕ್ಷಣೆ ಸಾಧ್ಯ.

ಹುಸೇನಬಾಷಾ ತಳೇವಾಡ, ಹುಬ್ಬಳ್ಳಿ

ವಂದೇ ಮಾತರಂ: ಕೆಸರೆರಚಾಟ ಬೇಡ

ಚಿಕ್ಕವಯಸ್ಸಿನಲ್ಲಿ ನಾವು 'ವಂದೇ ಮಾತರಂ' ಗೀತೆ ಹೇಳುವಾಗ, ಕೇಳುವಾಗ ದೇಶಾಭಿಮಾನದ ಸ್ಫೂರ್ತಿ ಉಕ್ಕುತ್ತಿತ್ತು. ಜಾತಿ, ಧರ್ಮ ಎಲ್ಲವೂ ಮರೆಯಾಗಿ ನಾವೆಲ್ಲರೂ ಒಂದೇ ಎಂಬ ಭಾವನೆ ಮೂಡುತ್ತಿತ್ತು. ಆ ಶಕ್ತಿ 'ವಂದೇ ಮಾತರಂ'ಗಿದೆ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಅಂದಿನ ಹೋರಾಟಗಾರರಿಗೂ ಈ ಗೀತೆ ದೇಶಾಭಿಮಾನದ ಸ್ಫೂರ್ತಿಯ ಚಿಲುಮೆಯಾಗಿತ್ತು. 'ವಂದೇ ಮಾತರಂ' ಪದವೇ ದೇಶದ ಅಸ್ಮಿತೆ ಮತ್ತು ಶಕ್ತಿ. ಇಂತಹ ಮಹತ್ವ ಪಡೆದ ಗೀತೆಯು ಈಗ ರಾಜಕೀಯ ಕೆಸರೆರಚಾಟಕ್ಕೆ ತುತ್ತಾಗಿರುವುದು ವಿಪರ್ಯಾಸ.

ಸಿ. ಸಿದ್ದರಾಜು ಆಲಕೆರೆ, ಮಂಡ್ಯ

ಭ್ರಷ್ಟಾಚಾರ ತಡೆಗೆ ಜನಜಾಗೃತಿ ಅಗತ್ಯ

ಭ್ರಷ್ಟಾಚಾರದ ನಿರ್ಮೂಲನೆ ಅಸಾಧ್ಯವೆಂಬ ಮನೋಭಾವ ಬಹುತೇಕರಲ್ಲಿದೆ. ತಪ್ಪು ಮಾಡಿದವರನ್ನು ಶಿಕ್ಷಿಸುವ ಬದಲಿಗೆ, ತಪ್ಪು ಮಾಡಲು ಅವಕಾಶ ಕೊಡುವವರೇ ಹೆಚ್ಚಿದ್ದಾರೆ. ಇದು ಬದಲಾಗಲು ಜನಜಾಗೃತಿ ಮೂಡಿಸಬೇಕು. ನಾಗರಿಕರಿಂದ ಪ್ರಾರಂಭಿಸಿ ಸರ್ಕಾರಿ ಅಧಿಕಾರಿಗಳು, ರಾಜಕಾರಣಿಗಳು ತಮ್ಮ ಜವಾಬ್ದಾರಿ ಅರಿಯಬೇಕು. ಎಲ್ಲರೂ ಭ್ರಷ್ಟಾಚಾರರಹಿತ ಸಮಾಜ ನಿರ್ಮಾಣಕ್ಕೆ ಪಣತೊಡಲಿ.

ರುಕ್ಮಿಣಿ ನಾಗಣ್ಣವರ, ಬೆಂಗಳೂರು

ಚುರುಮುರಿ



ಗೀತಾ ಎಕನಾಮಿಕ್ಸ್!

● ಗುರು ಪಿ.ಎಸ್.

ಕುರ್ತಾ- ಪೈಜಾಮದ ಮೇಲೊಂದು ಜಾಕೆಟ್ ಹಾಕ್ಕೊಂಡು ಮಿಂಚುತ್ತಿದ್ದ ಎಕನಾಮಿಕ್ಸ್ ಲೆಕ್ಚರರ್ ಕ್ಲಾಸ್ ರೂಂ ಪ್ರವೇಶಿಸಿದರು.

'ಇವತ್ತು ನಾವು ರೂಪಾಯಿ ಮೌಲ್ಯ ಕುಸಿತ ಕುರಿತು ತಿಳಿದುಕೊಳ್ಳೋಣ. ಹೀಗಂದ್ರೆ ಏನಂತ ಯಾರ್ ಹೇಳ್ತೀರಿ' ಕೇಳಿದರು ಲೆಕ್ಚರರ್.

ಉತ್ಸಾಹದಿಂದ ಕೈ ಎತ್ತಿದ ಸ್ಟೂಡೆಂಟ್ ವಿಜಿ, 'ಅಮೆರಿಕದ ಡಾಲರ್ ಎದುರು ಮೌಲ್ಯ ಕಳೆದುಕೊಳ್ಳೋದನ್ನ ರೂಪಾಯಿ ಮೌಲ್ಯ ಕುಸಿತ ಅಂತಾರೆ ಸರ್. ಉದಾಹರಣೆಗೆ, ಈಗ ರೂಪಾಯಿ ಮೌಲ್ಯ ರಪ್ ಅಂತ ಕೆಳಗೆ ಬಿದ್ದಿದೆ. 1 ಡಾಲರ್‌ಗೆ 90 ರೂಪಾಯಿ ಕೊಡಬೇಕು ನಾವೀಗ...'

'ಕಮಲ'ಪ್ರಿಯ ಲೆಕ್ಚರರ್‌ಗೆ ಈ ಉತ್ತರ ರುಚಿಸಲಿಲ್ಲ. ಇವತ್ತು ಈ ಪಾಠ ಬೇಡ. ಮೊನಾಪಲಿ ಅಂದ್ರೆ ಏಕಸ್ವಾಮ್ಯದ ಬಗ್ಗೆ ತಿಳಿದುಕೊಳ್ಳೋಣ. ಹೀಗಂದ್ರೆ ಏನಂತ ಗೊತ್ತಾ?'

ಮತ್ತೆ ಎದ್ದ ವಿಜಿ, 'ಗೊತ್ತು ಸರ್, ಮೊನಾಪಲಿ ಅಂದ್ರೆ, ಒಬ್ಬರ ಕೈಯಲ್ಲೇ ಎಲ್ಲ ಇರೋದು. ಏಕಸ್ವಾಮ್ಯ ಹೊಂದಿದೋರು ಕೆಳಗೆ ಬಿದ್ದರೆ ಇಡೀ ವ್ಯವಸ್ಥೆಯೇ ಏರುಪೇರಾಗುತ್ತೆ. ಉದಾಹರಣೆಗೆ ಇಂಡಿಗೊ...' ಎನ್ನುತ್ತಿದ್ದಂತೆ ಮಾತು ತುಂಡರಿಸಿದ ಉಪನ್ಯಾಸಕರು, 'ನಿನಗೆ ಉತ್ತರ ಕೊಡು ಅಂತ ಮಾತ್ರ ಹೇಳಿದ್ದು, ಉದಾಹರಣೆಗಳನ್ನಲ್ಲ. ಈ ತಪ್ಪಿಗೆ 111 ಸಲ ಜವಾಹರಲಾಲ್ ನೆಹರೂ ಅವರ ಹೆಸರು ಬರಿ' ಎಂದು ಆಜ್ಞಾಪಿಸಿದರು.

'ಸರ್, ಎಕನಾಮಿಕ್ಸ್‌ನಲ್ಲಿ ತಪ್ಪಾದಾಗಲೆಲ್ಲ ನೀವು ಹಿಸ್ಟರಿ ಗ್ಯಾಕ್ ಹೋಗ್ತೀರಿ' ಹೆದರುತ್ತಲೇ ಎದುರುತ್ತರಿಸಿದ ವಿಜಿ.

'ವಿಶ್ವಗುರು' ಆರಾಧಕ ಲೆಕ್ಚರರ್‌ಗೆ ಪಿತ್ತ ನೆತ್ತಿಗೇರಿತು. 'ಓಕೆ, ನೆಹರೂ ಅವರ ಹೆಸರು ಬೇಡ. ವಂದೇ ಮಾತರಂ ಗೀತೆಯನ್ನ ಪೂರ್ತಿಯಾಗಿ 100 ಸಲ ಬರಿ'

'ಚಿಕ್ಕಂದಿನಿಂದಲೂ ನಮಗೆ ಹೇಳಿಕೊಟ್ಟಷ್ಟು ಬರೀತಿನಿ ಸಾರ್. ಪೂರ್ತಿ ಬರಲ್ಲ'

'ನೀನು ಸ್ಟೂಡೆಂಟ್ ಅಲ್ಲ, ದೇಶದ್ರೋಹಿ ಅನಿಸುತ್ತೆ. ವಂದೇ ಮಾತರಂ ಬಗ್ಗೆ ಇಷ್ಟೊಂದು ಅಗೌರವವೇ ನಿನಗೆ'

'ಗೀತೆ-ಭಗವದ್ಗೀತೆ ಎರಡರ ಬಗ್ಗೆಯೂ ಗೌರವವಿದೆ ಸಾರ್. ಆದರೆ, ಇದಕ್ಕೂ ಎಕನಾಮಿಕ್ಸ್‌ಗೂ ಏನು ಸಂಬಂಧ ಅಂತ ಅರ್ಥವಾಗ್ತಿಲ್ಲ' ಎಂದ. ಲೆಕ್ಚರರ್ ಕೈಲಿದ್ದ ಡಸ್ಟರ್ ವಿಜಿ ಕಡೆ ತೂರಿಬಂತು.

ಸಂಗತ

ಸಾಹಿತ್ಯ 'ಮ್ಯೂಸಿಯಂ'ಗೆ ಸೀಮಿತ ಆಗದಿರಲಿ

ಹಳೆಯದೆಲ್ಲವೂ ಚೆನ್ನ ಎನ್ನುವ ಮನೋಭಾವ ಅಪಾಯಕಾರಿ. ಹೊಸಬರ ಉತ್ತಮ ಪ್ರಯೋಗಗಳನ್ನು ಬೆಂಬಲಿಸದಿದ್ದರೆ, ಕನ್ನಡ ಸಾಹಿತ್ಯ 'ಮ್ಯೂಸಿಯಂ'ಗೆ ಸೇರುತ್ತದೆ.

● ಸದಾಶಿವ ಸೊರಟೂರು


ಹೆಚ್ಚು ಮಾರಾಟವಾಗುವ ಪುಸ್ತಕಗಳು ಯಾರವು? ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರನ್ನು ಈ ಪ್ರಶ್ನೆ ಕೇಳಿದರೆ ಅವರು ಬೆರಳು ಮಾಡಿ ತೋರಿಸುವುದು ಹಿರಿಯ ಸಾಹಿತಿಗಳ ಕೃತಿಗಳತ್ತ. ಈ ಉತ್ತರ, ಈ ಹೊತ್ತಿನ ಬರಹಗಾರರ ಪುಸ್ತಕಗಳಿಗೆ ದೊಡ್ಡ ಓದುಗ ಸಮೂಹವಿಲ್ಲ ಎನ್ನುವ ಕಹಿಸತ್ಯವನ್ನು ಹೇಳುವಂತಿದೆ.

ಹಳಬರ ಪುಸ್ತಕಗಳ ಸತ್ತ್ವದ ಬಗ್ಗೆ ಮಾತನಾಡುತ್ತಿದ್ದ ಗೆಳೆಯರೊಬ್ಬರು, 'ಹೊಸಬರ ಪುಸ್ತಕದಲ್ಲಿ ಏನಿದೆ ಎಂದು ಓದಬೇಕು? ಅವರ ಪುಸ್ತಕಗಳನ್ನು ಓದುವುದರಿಂದ ಹಣ ಮತ್ತು ಸಮಯ ಎರಡೂ ವ್ಯರ್ಥ' ಎಂದರು. ಅವರ ಮಾತಿಗೆ ಪ್ರತಿಯಾಗಿ, 'ಹೊಸಬರ ಯಾವ ಪುಸ್ತಕಗಳನ್ನು ನೀವು ಓದಿದ್ದೀರಿ?' ಎಂದು ಕೇಳಿದೆ. ತಡಬಡಾಯಿಸಿದರು. 'ಹಳೆಯದೆಲ್ಲ ಸರಿ, ಹೊಸದೆಲ್ಲಾ ಸರಿಯಿಲ್ಲ' ಎನ್ನುವ ರೂಢಿಗತ ಧೋರಣೆಯಲ್ಲಿ ಅವರ ಓದು ವರ್ತಮಾನಕ್ಕೆ ತೆರೆದುಕೊಂಡಿರಲಿಲ್ಲ. ಇದು ಯಾವುದೋ ಒಬ್ಬ ಓದುಗ, ಬರಹಗಾರನ ಸಮಸ್ಯೆಯಲ್ಲ. ಬಹುತೇಕರು ಹೊಸಬರನ್ನು ಓದದೆಯೇ ಅವರ ಸಾಹಿತ್ಯದ ಬಗ್ಗೆ ತೀರ್ಮಾನಗಳನ್ನು ಕೊಡುತ್ತಾರೆ. ಇದೊಂದು ಬಗೆಯ ಬೌದ್ಧಿಕ ಜಡತ್ವ.

ಹೊಸಬರು ಗಟ್ಟಿಯಾದದ್ದು ಏನನ್ನೂ ಬರೆಯುತ್ತಿಲ್ಲ ಎನ್ನುವ ತಪ್ಪುಕಲ್ಪನೆ ಚಾಲ್ತಿಯಲ್ಲಿರುವುದರಿಂದಲೇ, ಹೊಸ ಬರಹಗಾರರ ಪುಸ್ತಕಗಳು ನಿರೀಕ್ಷಿತ ಮಟ್ಟದಲ್ಲಿ ಮಾರಾಟವಾಗುತ್ತಿಲ್ಲ ಎನ್ನಿಸುತ್ತದೆ. ಇಲ್ಲೊಂದು ಸಂಗತಿಯನ್ನು ನಾವು ಗಮನಿಸಬೇಕು: ಹಳಬರು ಕೂಡ ಒಂದು ಕಾಲದಲ್ಲಿ ಹೊಸಬರೇ ಅಲ್ಲವೇ?

ವಿಲಿಯಂ ಷೇಕ್ಸ್‌ಪಿಯರ್ ನಾಟಕಗಳನ್ನು ಬರೆಯಲು ಆರಂಭಿಸಿದಾಗ, ಆ ಕಾಲದ ವಿಶ್ವವಿದ್ಯಾಲಯಪೋಷಿತ ಬರಹಗಾರರು– 'ಕಾಗೆಯ ಪುಕ್ಕ ಸಿಕ್ಕಿಸಿಕೊಂಡವನು' ಎಂದು ಗೇಲಿ ಮಾಡಿದ್ದರಂತೆ. ಅಂದಿನ ಸಹೃದಯರು ಷೇಕ್ಸ್‌ಪಿಯರ್‌ನ ಹೊಸ ಪ್ರಯೋಗಗಳನ್ನು ಬೆಂಬಲಿಸದೆ ಹೋಗಿದ್ದಿದ್ದರೆ, ಇಂಗ್ಲಿಷ್ ಸಾಹಿತ್ಯ ಖಂಡಿತ ಬಡವಾಗುತ್ತಿತ್ತು. ಹ್ಯಾರಿ ಪಾಟರ್ ಸರಣಿಯ ಮೂಲಕ ಇಡೀ ಜಗತ್ತನ್ನೇ ಮೋಡಿ ಮಾಡಿದ ಜೆ.ಕೆ. ರೌಲಿಂಗ್ ಅವರ ಮೊದಲ ಹಸ್ತಪ್ರತಿಯನ್ನು 12 ಪ್ರಕಾಶಕರು ತಿರಸ್ಕರಿಸಿದ್ದರು! ಆಮೇಲೆ ಅದು ಇತಿಹಾಸವನ್ನೇ ಸೃಷ್ಟಿಸಿತು.

ಹಿಂದಿನ ಅಸಂಖ್ಯ ಲೇಖಕರಲ್ಲಿ ಇಂದಿಗೂ ಉಳಿದಿರುವವರು ಬೆರಳೆಣಿಕೆಯಷ್ಟು ಮಂದಿ. ಆ ಕಾಲದಲ್ಲೂ ಸಾವಿರಾರು ಕಳಪೆ ಪುಸ್ತಕಗಳು ಬಂದಿದ್ದವು, ಅವೆಲ್ಲವೂ ಕಾಲಗರ್ಭದಲ್ಲಿ ಕಳೆದುಹೋಗಿವೆ. ನಾವು ಇಂದಿನ ಹೊಸ ಬರಹಗಾರರನ್ನು, ನಮ್ಮ ಪರಂಪರೆಯ ಮೇರು ಲೇಖಕರೊಂದಿಗೆ ಹೋಲಿಸುತ್ತಿದ್ದೇವೆ. ಇದು ತರ್ಕಬದ್ಧವಲ್ಲದ ಹಾಗೂ ನ್ಯಾಯಸಮ್ಮತವಲ್ಲದ ಹೋಲಿಕೆ. ಇಂದಿನ ನೂರು ಲೇಖಕರಲ್ಲಿ ಅರವತ್ತು ಜನ ಸಾಧಾರಣ ಇರಬಹುದು. ಆದರೆ, ಉಳಿದ ನಲವತ್ತು ಜನರನ್ನು ಗುರುತಿಸಿ ಉಳಿಸಿಕೊಳ್ಳದಿದ್ದರೆ, ಮುಂದಿನ ತಲೆಮಾರಿಗೆ 'ಉತ್ತಮ ಲೇಖಕರು' ಸಿಗುವುದಾದರೂ ಎಲ್ಲಿಂದ?



ವರ್ತಮಾನದ ಸಂಕೀರ್ಣ ಬದುಕಿನ ಸಮಸ್ಯೆಗಳಿಗೆ ಹಳೆಯ ಕೃತಿಗಳಲ್ಲಿ ಉತ್ತರ ಕಂಡುಕೊಳ್ಳುವುದು ಸಾಧ್ಯವಿಲ್ಲ. ಸಾಮಾಜಿಕ ಜಾಲತಾಣಗಳು ಸೃಷ್ಟಿಸಿರುವ ಒಂಟಿತನ, ಕಾರ್ಪೊರೇಟ್ ಜಗತ್ತಿನ ಒತ್ತಡ, ಲಿವ್-ಇನ್ ಸಂಬಂಧಗಳ ಸಂಕೀರ್ಣತೆ, ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಮನುಷ್ಯನ ಅಸ್ತಿತ್ವದ ಪ್ರಶ್ನೆ– ಈ ವಿಷಯಗಳ ಬಗ್ಗೆ ಅರ್ಧ ಶತಮಾನದ ಹಿಂದಿನ ಕಾದಂಬರಿಗಳು ಮಾತನಾಡಲು ಸಾಧ್ಯವೆ?

ಇಂದಿನ ಯುವಜನರ ಭಾಷೆ, ಆಲೋಚನಾಕ್ರಮ ಮತ್ತು ಸಂಕಟಗಳನ್ನು ಹಿಡಿದಿಡಲು ಸಮಕಾಲೀನ ಬರಹಗಾರರಿಂದಲೇ ಸಾಧ್ಯ. ಹಳೆಯ ಸಾಹಿತ್ಯವು ಇತಿಹಾಸವನ್ನು ಕಲಿಸಿದರೆ, ಹೊಸ ಸಾಹಿತ್ಯವು ಪ್ರಸ್ತುತ ಬದುಕನ್ನು ಎದುರಿಸುವುದನ್ನು ಕಲಿಸುತ್ತದೆ. ಎರಡೂ ಬೇಕು.

ಭಾಷೆ ಹರಿಯುವ ನದಿ. ಈ ಹಿಂದಿನ ಸಾಹಿತ್ಯದ ಕ್ಲಿಷ್ಟ ವಿಚಾರಗಳು, ಕ್ಲಿಷ್ಟ ಪದಗಳು ಇಂದಿನ ಓದುಗರಿಗೆ ಅರ್ಥವಾಗುವುದಿಲ್ಲ. ಇಂಥ ಸಮಯದಲ್ಲಿ, ಸರಳವಾದ, ಆಡುಭಾಷೆಗೆ ಹತ್ತಿರವಾದ ಕನ್ನಡದಲ್ಲಿ ಬರೆಯುವ ಹೊಸ ಲೇಖಕರು 'ಸೇತುವೆ'ಯಂತೆ ಕೆಲಸ ಮಾಡುತ್ತಾರೆ.

'ಹೊಸಬರ ಭಾಷೆ ಚೆನ್ನಾಗಿಲ್ಲ' ಎಂದು ಮೂಗು ಮುರಿಯುವವರು ಅರ್ಥಮಾಡಿಕೊಳ್ಳಬೇಕಾದ ಸಂಗತಿಯೆಂದರೆ– ಹೊಸಬರ ಪುಸ್ತಕಗಳೇ ಇಲ್ಲದಿದ್ದರೆ, ಯುವಪೀಳಿಗೆ ಕನ್ನಡ ಓದುವುದನ್ನೇ ಬಿಟ್ಟು ಇಂಗ್ಲಿಷ್‌ಗೆ ವಲಸೆ ಹೋಗುತ್ತದೆ. ಕನ್ನಡ ಉಳಿಯಬೇಕಾದರೆ, ಭಾಷೆಯಲ್ಲಿನ ಬದಲಾವಣೆ ಮತ್ತು ಹೊಸ ಶೈಲಿಯನ್ನು ನಾವು ಒಪ್ಪಿಕೊಳ್ಳಬೇಕು. ಹೊಸಗಾಲದ ಭಾಷೆಗೆ ಈ ಕಾಲದ ಸಂಕೀರ್ಣತೆಯ ಸ್ವರೂಪವಿದೆ.

ಬಟ್ಟೆಗೆ, ಊಟಕ್ಕೆ ಯಾಕಿಷ್ಟು ದುಬಾರಿ ಬೆಲೆ ಎಂದು ಕೇಳದ ನಾವು ಹೊಸಬರ ಪುಸ್ತಕಕ್ಕೆ ನೂರಿನ್ನೂರು ರೂಪಾಯಿ ಕೊಡಲು ಯೋಚಿಸುತ್ತೇವೆ. ಒಂದು ಪುಸ್ತಕ ಕೆಲವು ಹಾಳೆಗಳ ಕಂತೆ ಅಲ್ಲ; ಅದೊಂದು ಸಾಂಸ್ಕೃತಿಕ ಹೂಡಿಕೆ. ನಾವು ಕೊಳ್ಳುವ ಪ್ರತಿಯೊಂದು ಪುಸ್ತಕವೂ, ಒಬ್ಬ ಹೊಸ ಲೇಖಕನಿಗೆ, ಪ್ರಕಾಶಕನಿಗೆ, ಮತ್ತು ಅಂತಿಮವಾಗಿ ಕನ್ನಡ ಭಾಷೆಗೆ ನೀಡುವ ಆಮ್ಲಜನಕ.

ಎಲ್ಲ ಪುಸ್ತಕಗಳೂ ಉತ್ತಮ ಕೃತಿಗಳಾಗಲು ಸಾಧ್ಯವಿಲ್ಲ. ಆದರೆ, ಓದುಗನಾಗಿ ನಾವು ಪುಸ್ತಕವನ್ನು ಕೊಂಡು, ಓದಿ, 'ಇಲ್ಲಿ ತಪ್ಪಾಗಿದೆ, ಇದನ್ನು ತಿದ್ದಿಕೊಳ್ಳಬೇಕು' ಎಂದು ಹೇಳುವ ಸಹೃದಯರಾಗಬೇಕು. ಓದದೆಯೇ ತಿರಸ್ಕರಿಸುವ ತೀರ್ಪುಗಾರ ಆಗಬಾರದು. ಹಳೆಯ ಸಾಹಿತ್ಯದ ವೈಭವವನ್ನೇ ಮೆಲುಕು ಹಾಕುತ್ತಾ ಕುಳಿತರೆ, ಕನ್ನಡ ಸಾಹಿತ್ಯವು ಮ್ಯೂಸಿಯಂ ಆಗಿಬಿಡುವ ಅಪಾಯವಿದೆ. ಸಾಹಿತ್ಯವು ಮ್ಯೂಸಿಯಂ ಆಗದಂತೆ ನೋಡಿಕೊಳ್ಳುವುದು ನಮ್ಮ ಕೈಯಲ್ಲೇ ಇದೆ.


Printed and published by B A Ravi on behalf of The Printers (Mysore) Private Ltd., at The Printers (Mysore) Private Ltd, Plot Nos. 7-12, Kumbalgodu Industrial Area, Bengaluru-560 074. News Editor (Responsible for selection of news under the PRB Act): Praveen Kulkarni. Editorial Office: 75, Mahatma Gandhi Road, Bengaluru-560 001. E-mail: editorpv@prajavani.co.in. Phone: 080-45557333, Editorial: 080-45557251, Circ: 080-45557204, Advt: 080-45557163/080-45557164. Also printed at Hubballi-Dharwad, Mangaluru, Kalaburagi, Davanagere, Mysuru and Hosapete.

ಈವರೆಗೆ ಈ ಪಟ್ಟಿಗೆ ಸೇರ್ಪಡೆಗೊಂಡ ಭಾರತದ ಕಲೆ/ ಆಚರಣೆಗಳು (ಸೇರ್ಪಡೆಯಾದ ವರ್ಷ)

ದೀಪಾವಳಿಗೆ ಯುನೆಸ್ಕೊ ಪ್ರಭೆ

ದೀಪಾವಳಿ ಭಾರತದ ಪ್ರಮುಖ ಹಬ್ಬ. ಕತ್ತಲಿನ ಮೇಲೆ ಬೆಳಕಿನ ವಿಜಯವನ್ನು ಸಂಕೇತಿಸುವ ಈ ಹಬ್ಬಕ್ಕೆ ಜಾಗತಿಕ ಮನ್ನಣೆ ದೊರೆತಿದೆ. ದೀಪಾವಳಿಯನ್ನು 'ಮಾನವಕುಲದ ಅಮೂರ್ತ ಸಾಂಸ್ಕೃತಿಕ ಪರಂಪರೆ' ಎಂದು ಯುನೆಸ್ಕೊ ಗುರುತಿಸಿದೆ. ಹಬ್ಬಕ್ಕೆ ಸಂಬಂಧಿಸಿದ ಆಚರಣೆಗಳನ್ನು ರಕ್ಷಿಸುವ ದಿಸೆಯಲ್ಲಿ ಮತ್ತು ಭವಿಷ್ಯದ ತಲೆಮಾರುಗಳಿಗೆ ಅದನ್ನು ದಾಟಿಸುವ ದೃಷ್ಟಿಯಿಂದ ಈ ಮನ್ನಣೆಯು ಮುಖ್ಯಪಾತ್ರ ವಹಿಸಲಿದೆ ಎನ್ನುವ ವಿಶ್ವಾಸ ವ್ಯಕ್ತವಾಗಿದೆ


1. ಕೂಡಿಯಾಟ್ಟಂ: ಕೇರಳದ ಸಂಸ್ಕೃತ ರಂಗಕಲೆ (2008)


2. ವೇದ ಮಂತ್ರ ಘೋಷದ ಸಂಪ್ರದಾಯ (2008)


3. ರಾಮ್‌ಲೀಲಾ: ಸಾಂಪ್ರದಾಯಿಕ ರಾಮಾಯಣ ಪ್ರದರ್ಶನ ಕಲೆ (2008)


4. ರಮ್ಮಣ್: ಉತ್ತರಾಖಂಡದ ಗಡವಾಲ್ ಪ್ರಾಂತ್ಯದಲ್ಲಿ ಚಾಲ್ತಿಯಲ್ಲಿರುವ ಧಾರ್ಮಿಕ ಉತ್ಸವ (2009)


5. ಛವ್ರೂ ನೃತ್ಯ: ಉತ್ತರ ಭಾರತದ ಜಾರ್ಖಂಡ್, ಒಡಿಶಾ ಇನ್ನಿತರ ರಾಜ್ಯಗಳಲ್ಲಿ ಚಾಲ್ತಿಯಲ್ಲಿರುವ ರಾಮಾಯಣ ಆಧಾರಿತ ನೃತ್ಯ ಪ್ರಕಾರ (2010)


6. ರಾಜಸ್ಥಾನದ ಕಾಲ್‌ಬೆಲಿಯಾ ಜಾನಪದ ಹಾಡುಗಳು ಮತ್ತು ನೃತ್ಯಗಳು (2010)

ಪ್ರಜಾವಾಣಿ ವಾರ್ತೆ

ದೇಶದ ವಿವಿಧ ಭಾಗಗಳಲ್ಲಿ ವಿವಿಧ ರೀತಿಯಲ್ಲಿ ಆಚರಿಸಲ್ಪಡುವ ದೀಪಾವಳಿಯು ಜನರ ಬದುಕು, ಭಾವನೆ, ಪುರಾಣ, ಐತಿಹ್ಯಗಳೊಂದಿಗೆ ನಂಟು ಹೊಂದಿದ್ದು, ಅತ್ಯಂತ ಸಂಭ್ರಮದಿಂದ ಆಚರಿಸುವ ಹಬ್ಬವಾಗಿದೆ. ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯು (ಯುನೆಸ್ಕೊ) ದೀಪಾವಳಿಯನ್ನು 'ಮಾನವಕುಲದ ಅಮೂರ್ತ ಸಾಂಸ್ಕೃತಿಕ ಪರಂಪರೆ'ಯ ಪಟ್ಟಿಗೆ ಸೇರಿಸಿದೆ. ಯುನೆಸ್ಕೊದಿಂದ ಈ ಗೌರವಕ್ಕೆ ಪಾತ್ರವಾಗಿರುವ ಭಾರತದ 16ನೇ ಸಾಂಸ್ಕೃತಿಕ ಕಲೆ/ ಆಚರಣೆ ಇದು. ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಯುನೆಸ್ಕೊದ ಅಂತರಸರ್ಕಾರಿ ಸಮಿತಿಯ 20ನೇ ಅಧಿವೇಶನದಲ್ಲಿ ಈ ಘೋಷಣೆಯನ್ನು ಮಾಡಲಾಗಿದೆ.

ಪರಂಪರೆ ಎಂದರೆ, ಕೇವಲ ಕಟ್ಟಡ ಅಥವಾ ಸ್ಮಾರಕ ಅಲ್ಲ; ಜೀವಂತ ಆಚರಣೆಗಳೂ ಅದರ ಭಾಗವಾಗಿವೆ. ಜಾನಪದ, ಸಾಮಾಜಿಕ ಆಚರಣೆ, ಹಬ್ಬ, ಪ್ರಕೃತಿಗೆ ಸಂಬಂಧಿಸಿದ ಆಚರಣೆಗಳೂ ಸಾಂಸ್ಕೃತಿಕ ಪರಂಪರೆಯಲ್ಲಿರುತ್ತವೆ. ಅವುಗಳನ್ನು ಸಂರಕ್ಷಿಸಿ, ಮುಂದಿನ ತಲೆಮಾರುಗಳಿಗೆ ಕೊಂಡೊಯ್ಯುವ ದಿಸೆಯಲ್ಲಿ ಸಮುದಾಯಗಳನ್ನು, ಸರ್ಕಾರಗಳನ್ನು ಉತ್ತೇಜಿಸುವುದು ಈ ಮನ್ನಣೆಯ ಮುಖ್ಯ ಧ್ಯೇಯ.

ದೀಪಾವಳಿ ಬೆಳಕಿನ ಹಬ್ಬ. ದೇಶದಾದ್ಯಂತ ವಿಭಿನ್ನ ಸಮುದಾಯಗಳು, ವ್ಯಕ್ತಿಗಳು ಹಬ್ಬವನ್ನು ಭಿನ್ನ ರೀತಿಯಲ್ಲಿ ಆಚರಿಸುತ್ತಾರೆ. ಅಕ್ಟೋಬರ್ ಅಥವಾ ನವೆಂಬರ್ (ಕಾರ್ತಿಕ) ಮಾಸದಲ್ಲಿ ಆಚರಿಸಲಾಗುವ ಈ ಹಬ್ಬವನ್ನು ಹಟ್ಟಿ ಹಬ್ಬ ಎಂದೂ ಕರೆಯಲಾಗುತ್ತದೆ. ಕತ್ತಲೆಯ ಮೇಲೆ ಬೆಳಕಿನ, ಕೇಡಿನ ವಿರುದ್ಧ ಒಳಿತಿನ ವಿಜಯವನ್ನು ಹಬ್ಬವು ಸಂಕೇತಿಸುತ್ತದೆ. ಕಾಲಾತೀತವಾದ ಹಬ್ಬವಾಗಿರುವ ದೀಪಾವಳಿಯನ್ನು ಭಾರತವಷ್ಟೇ ಅಲ್ಲದೆ ಜಗತ್ತಿನ ಹಲವು ಭಾಗಗಳಲ್ಲಿಯೂ ಆಚರಿಸಲಾಗುತ್ತದೆ.

ಹಬ್ಬದ ಸಂದರ್ಭದಲ್ಲಿ ಮನೆಗಳನ್ನು, ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸಿ, ಸಿಂಗರಿಸಲಾಗುತ್ತದೆ. ಮನೆ, ಅಂಗಳದಲ್ಲಿ ದೀಪಗಳನ್ನು ಹಚ್ಚಿ ಮನೆಮಂದಿಯೆಲ್ಲಾ ಸಂಭ್ರಮಿಸುತ್ತಾರೆ. ಪಟಾಕಿಗಳನ್ನು ಸಿಡಿಸಿ, ಸಮೃದ್ಧಿಗಾಗಿ ಪ್ರಾರ್ಥಿಸುತ್ತಾರೆ. ಸಾಮಾಜಿಕ ಬಂಧಗಳನ್ನು ಗಟ್ಟಿಗೊಳಿಸುವ, ಒಳಗೊಳ್ಳುವಿಕೆಯನ್ನು ಹೆಚ್ಚು ಮಾಡುವ, ಕರುಣೆ, ಕೃತಜ್ಞತೆ ಮತ್ತು ಭರವಸೆಯಂಥ ಮೌಲ್ಯಗಳನ್ನು ಬಿತ್ತುವ ಶಕ್ತಿ ಹಬ್ಬಕ್ಕಿದೆ. ಸ್ಥಳೀಯ ಆರ್ಥಿಕತೆ ಮತ್ತು ಸೃಜನಶೀಲ ಅಭಿವ್ಯಕ್ತಿಯನ್ನೂ ದೀಪಾವಳಿ ಉತ್ತೇಜಿಸುತ್ತದೆ ಎಂದು ಭಾರತ ಸರ್ಕಾರವು ಯುನೆಸ್ಕೊಗೆ ಮಾಡಿದ್ದ ನಾಮ ನಿರ್ದೇಶನದಲ್ಲಿ ಪ್ರತಿಪಾದಿಸಿತ್ತು.

ದೀಪಾವಳಿಯು ಜನರು, ಕುಟುಂಬಗಳು ಮತ್ತು ಸಮುದಾಯಗಳು ಒಟ್ಟಿಗೆ ಸೇರುವ, ಉಡುಗೊರೆ, ಸಿಹಿ ಪದಾರ್ಥಗಳನ್ನು ವಿನಿಮಯ ಮಾಡಿಕೊಳ್ಳುವ ಸಮಯವಾಗಿದೆ. ಜತೆಗೆ, ಒಟ್ಟಿಗೆ ಊಟ ಸವಿಯುವುದು, ಸಂಗೀತ, ನೃತ್ಯ ಮತ್ತು ಆಚರಣೆಗಳನ್ನೂ ಇದು ಒಳಗೊಂಡಿದೆ. ಸಂಪ್ರದಾಯಗಳನ್ನು ಹೇಗೆ ವಿಧ್ಯುಕ್ತವಾಗಿ ಪಾಲಿಸಬೇಕು ಎನ್ನುವ ಜ್ಞಾನವು ತಲೆಮಾರುಗಳಿಂದ ತಲೆಮಾರಿಗೆ ಅನೌಪಚಾರಿಕವಾಗಿ, ಕಥೆಗಳ ಮೂಲಕ, ಪ್ರತ್ಯಕ್ಷ ಕಲಿಕೆಯ ಮೂಲಕ ಹರಿದುಬರುತ್ತಲೇ ಇದೆ. ದೇವಾಲಯಗಳು, ಶಾಲೆಗಳು, ಸಾಂಸ್ಕೃತಿಕ ಸಂಘಟನೆಗಳು ಮತ್ತು ಡಿಜಿಟಲ್ ವೇದಿಕೆಗಳು ಹಬ್ಬದ ಸಂಪ್ರದಾಯವನ್ನು ಕಾಪಾಡುವಲ್ಲಿ ಮತ್ತು ಪ್ರಚಾರ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂಬ ಪ್ರತಿಪಾದನೆಯನ್ನು ಯುನೆಸ್ಕೊ ಉಲ್ಲೇಖಿಸಿದೆ.



ಏನೇನು ಪ್ರಯೋಜನ?

- **ಸ್ಥಳೀಯ ಆಚರಣೆಗಳ ದಾಖಲೀಕರಣ;** ಸಂಪ್ರದಾಯಗಳ ರಕ್ಷಣೆಗೆ ಸಮುದಾಯದ ಮುಖಂಡರನ್ನು ಬೆಂಬಲಿಸುವುದು ಮತ್ತು ನಿಯಮಗಳನ್ನು ರೂಪಿಸುವುದು (ಉದಾಹರಣೆಗೆ, ಪಟಾಕಿಗಳನ್ನು ಸಿಡಿಸುವುದಕ್ಕೆ ಸಂಬಂಧಿಸಿ ಸಂಪ್ರದಾಯವನ್ನು ಪಾಲಿಸುತ್ತಲೇ ಪರಿಸರ ಮತ್ತು ಜನರ ರಕ್ಷಣೆಯ ವಿಚಾರಕ್ಕೆ ಗಮನ ಕೊಡುವುದು)
- ಆಚರಣೆಗಳಲ್ಲಿ ಸಮುದಾಯದ ಸಕ್ರಿಯ ಪಾಲ್ಗೊಳ್ಳುವಿಕೆ, ಪ್ರಸಾರ, ರಕ್ಷಣಾ ಕ್ರಮಗಳನ್ನು ಗುರುತಿಸಿ, ಅವುಗಳನ್ನು ಜಾಗತಿಕ ಮಟ್ಟದಲ್ಲಿ ಪ್ರತಿಬಿಂಬಿಸುವುದು ಮತ್ತು ರಕ್ಷಣೆಗೆ ಸಹಕಾರ ನೀಡುವುದು
- ಸಮುದಾಯದ ಸಹಭಾಗಿತ್ವ, ಸಾಂಸ್ಕೃತಿಕ ಪರಂಪರೆ ಮತ್ತು ವೈವಿಧ್ಯವನ್ನು ಗುರುತಿಸುವುದು
- ಹಬ್ಬದ ಸಂಪ್ರದಾಯಗಳನ್ನು, ಆಚರಣೆಗಳನ್ನು ಉಳಿಸಿ ಬೆಳೆಸಲು ನೆರವು

ಆಧಾರ: ಯುನೆಸ್ಕೊ ಇನ್‌ಟ್ಯಾಂಜಿಬಲ್ ಕಲ್ಚರಲ್ ಹೆರಿಟೇಜ್, ಪಿಟಿಐ, ಪಿಐಬಿ
ಚಿತ್ರಗಳು: ಸಂಸ್ಕೃತಿ ಸಚಿವಾಲಯ, ಸಂಗೀತ ನಾಟಕ ಅಕಾಡೆಮಿ

ಆಯ್ಕೆ ಪ್ರಕ್ರಿಯೆ ಹೇಗೆ?

ಯುನೆಸ್ಕೊ, ಪ್ರಾಚ್ಯ ವಸ್ತು ಸ್ಮಾರಕಗಳು, ಪಾರಂಪರಿಕ ಕಟ್ಟಡಗಳು, ನೈಸರ್ಗಿಕವಾದ ಪ್ರವಾಸಿ ತಾಣಗಳಿಗೆ ಪಾರಂಪರಿಕ ತಾಣ ಎಂಬ ಮಾನ್ಯತೆ ನೀಡುತ್ತದೆ. ಅದೇ ಮಾದರಿಯಲ್ಲಿ ಚಾಲ್ತಿಯಲ್ಲಿಯಲ್ಲಿರುವ ಸಂಪ್ರದಾಯಗಳು, ಆಚರಣೆಗಳು, ಸಾಮಾಜಿಕ ಪದ್ಧತಿಗಳನ್ನು ಆಯ್ಕೆ ಮಾಡಿ ಅವುಗಳನ್ನು 'ಮಾನವಕುಲದ ಸಾಂಸ್ಕೃತಿಕ ಪರಂಪರೆ'ಯ ಪಟ್ಟಿಗೆ ಸೇರಿಸಲಾಗುತ್ತದೆ.

ಮೌಖಿಕ ಸಂಪ್ರದಾಯಗಳು, ಪ್ರದರ್ಶನ ಕಲೆಗಳು, ಸಾಮಾಜಿಕ/ಧಾರ್ಮಿಕ ಆಚರಣೆಗಳು/ಹಬ್ಬ/ಉತ್ಸವಗಳು, ಪ್ರಕೃತಿ/ಸಾರ್ವತ್ರಿಕ ಜ್ಞಾನ ಮತ್ತು ಸಾಂಪ್ರದಾಯಿಕ ಕರಕುಶಲ ಕಲೆಗಳನ್ನು ಈ ಮಾನ್ಯತೆ ನೀಡಲು ಯುನೆಸ್ಕೊ ಪರಿಗಣಿಸುತ್ತದೆ. ಸದ್ಯ, 140 ದೇಶಗಳ 700 ಕಲೆ/ ಆಚರಣೆ/ಉತ್ಸವಗಳು/ ಸಾಂಸ್ಕೃತಿಕ ಪರಂಪರೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಇದರಲ್ಲಿ ಭಾರತದ 16 ಕಲೆ/ ಆಚರಣೆಗಳು ಸೇರಿವೆ.

ಈ ಪಟ್ಟಿಗೆ ಆಯ್ಕೆಯಾಗಬೇಕಾದರೆ ಯಾವುದೇ ಆಚರಣೆಯು ಪ್ರಮುಖವಾಗಿ ಮೂರು ಮಾನದಂಡಗಳಿಗೆ ಹೊಂದುವಂತಿರಬೇಕು. ಎಲ್ಲರನ್ನೂ ಒಳಗೊಳ್ಳುವಂತಿರಬೇಕು, ಪ್ರಾತಿನಿಧಿಕರವಾಗಿರಬೇಕು ಮತ್ತು ಸಮುದಾಯ ಆಧಾರಿತವಾಗಿರಬೇಕು. ಸಮುದಾಯಗಳಲ್ಲಿ ಜೀವಂತವಾಗಿರುವ ಸಂಪ್ರದಾಯ, ಆಚರಣೆಗಳನ್ನು ಸಂರಕ್ಷಿಸಿ, ಮುಂದಿನ ತಲೆಮಾರುಗಳಿಗೂ ಅದನ್ನು ತಲುಪಿಸುವ ಉದ್ದೇಶವೂ ಇದರ ಹಿಂದೆ ಅಡಗಿದೆ.

ನಾಮನಿರ್ದೇಶನ: ನಿರ್ದಿಷ್ಟ ಕಲೆ/ಆಚರಣೆಯನ್ನು ಈ ಪಟ್ಟಿಗೆ ಸೇರಿಸುವ ಬಗ್ಗೆ ಆಯಾ ದೇಶಗಳು ಯುನೆಸ್ಕೊಗೆ ನಾಮ ನಿರ್ದೇಶನ ಮಾಡಬೇಕು. ಭಾರತವು 2023ರಲ್ಲಿ ದೀಪಾವಳಿಯನ್ನು ಪಟ್ಟಿಗೆ ಸೇರಿಸುವಂತೆ ನಾಮ ನಿರ್ದೇಶನ ಮಾಡಿತ್ತು.

ಇದಕ್ಕಾಗಿ ಸಂಗೀತ ನಾಟಕ ಅಕಾಡೆಮಿಯು ವಿದ್ವಾಂಸರು, ಕಲಾವಿದರು, ಲೇಖಕರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿರುವ ತಜ್ಞರ ಸಮಿತಿಯೊಂದನ್ನು ರಚಿಸಿತ್ತು. ಸಮಿತಿಯು ಆದಿವಾಸಿಗಳು, ಲಿಂಗತ್ವ ಅಲ್ಪಸಂಖ್ಯಾತರು, ಕೃಷಿಕರು, ಕಲಾವಿದರು, ಧಾರ್ಮಿಕ ಸಂಘಟನೆಗಳು ಸೇರಿದಂತೆ ದೇಶದಾದ್ಯಂತ ವಿವಿಧ ಸಮುದಾಯಗಳನ್ನು ಸಂಪರ್ಕಿಸಿ ಅಭಿಪ್ರಾಯಗಳನ್ನು ಸಂಗ್ರಹಿಸಿತ್ತು. ದೀಪಾವಳಿಯ ಸಾಂಸ್ಕೃತಿಕ ಮಹತ್ವ, ಅದರ ವೈವಿಧ್ಯ, ವಿವಿಧ ಸಮುದಾಯಗಳಲ್ಲಿ ಅದನ್ನು ಆಚರಿಸುವ ರೀತಿ ಸೇರಿದಂತೆ ಈ ಹಬ್ಬಕ್ಕೆ ಸಂಬಂಧಿಸಿದ ಎಲ್ಲ ವಿವರಗಳನ್ನೂ ದಾಖಲು ಮಾಡಿಕೊಂಡಿತ್ತು.


7. ಮುಡಿಯೇಟ್ಟು: ಕೇರಳದಲ್ಲಿ ಪ್ರಚಲಿತದಲ್ಲಿರುವ ಧಾರ್ಮಿಕ ರಂಗ ಮತ್ತು ನೃತ್ಯ ಕಲೆ (2010)


8. ಲಡಾಖ್‌ನಲ್ಲಿ ಬೌದ್ಧ ಭಿಕ್ಕುಗಳು ಮಾಡುವ ಮಂತ್ರಘೋಷ (2012)

9. ಸಂಕೀರ್ತನ: ಮಣಿಪುರದಲ್ಲಿ ಚಾಲ್ತಿಯಲ್ಲಿರುವ, ಕೃಷ್ಣನಿಗೆ ಸಂಬಂಧಿಸಿದ ಗೀತೆಗಳನ್ನು ಚರ್ಮ ವಾದ್ಯ ಸೇರಿದಂತೆ ವಿವಿಧ ಸಂಗೀತ ಪರಿಕರಗಳನ್ನು ನುಡಿಸುವುದರ ಜೊತೆಗೆ ನೃತ್ಯ ಮಾಡುವ ಆಚರಣೆ (2013)


10. ಪಂಜಾಬ್‌ನ ಜಂಡಿಯಾಲಾ ಗುರು ಗ್ರಾಮದಲ್ಲಿ ಠಠೇರ ಸಮುದಾಯದವರು ತಾಮ್ರ ಮತ್ತು ಕಂಚಿನಿಂದ ಪಾತ್ರೆ ಹಾಗೂ ಇತರ ಪರಿಕರಗಳನ್ನು ತಯಾರಿಸುವ ಸಾಂಪ್ರದಾಯಿಕ ಕರಕುಶಲ ಕಲೆ (2014)




11. ಯೋಗ (2016)

12. ಕುಂಭಮೇಳ (2017)



13. ಕೋಲ್ಕತ್ತದ ದುರ್ಗಾ ಪೂಜೆ (2021)


14. ಗುಜರಾತ್‌ನ ಗರ್ಬಾ ನೃತ್ಯ (2023)



15. ನೌವ್‌ರೋಜ್: ಭಾರತದಲ್ಲಿ ಪಾರ್ಸಿಗಳು ಆಚರಿಸುವ ಹೊಸ ವರ್ಷದ ಮೊದಲ ದಿನ (2024)

ಪಿವಿ ಫ್ಯಾಕ್ಟ್ ಚೆಕ್

ಮಾಹಿತಿ/ವಿಡಿಯೊ ಕಳುಹಿಸಬೇಕಾದ ಸಂಖ್ಯೆ 9606038256


ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ವಿಮಾನವು ಭಾರತದ ವಾಯುಪ್ರದೇಶ ಪ್ರವೇಶಿಸಿದ ನಂತರ ಭಾರತೀಯ ವಾಯು ಪಡೆಯ ಯುದ್ಧ ವಿಮಾನಗಳು ಅವರ ವಿಮಾನಕ್ಕೆ ಬೆಂಗಾವಲಾಗಿ ಹಾರಾಟ ನಡೆಸಿದ್ದವು ಎಂದು ಪ್ರತಿಪಾದಿಸುತ್ತಾ, ಪುಟಿನ್ ಅವರು ವಿಮಾನದಿಂದ ಬೆಂಗಾವಲಾಗಿ ಹಾರಾಟ ನಡೆಸುತ್ತಿದ್ದ ಯುದ್ಧ ವಿಮಾನಗಳನ್ನು ವೀಕ್ಷಿಸುತ್ತಿರುವ ವಿಡಿಯೊವೊಂದನ್ನು ಬಳಕೆದಾರರೊಬ್ಬರು 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ. ಅದನ್ನು ಹಲವರು ಹಂಚಿಕೊಳ್ಳುತ್ತಿದ್ದಾರೆ. ಆದರೆ, ಇದು ಸುಳ್ಳು. ಅದು ಭಾರತಕ್ಕೆ ಸಂಬಂಧಿಸಿದ್ದಲ್ಲ.



ವಿಡಿಯೊದ ಕೀಫ್ರೇಮ್ ಒಂದನ್ನು ರಿವರ್ಸ್ ಇಮೇಜ್ ವಿಧಾನದಲ್ಲಿ ಗೂಗಲ್ ಲೆನ್ಸ್‌ನಲ್ಲಿ ಹಾಕಿ ಹುಡುಕಿದಾಗ, ಇದೇ ವಿಡಿಯೊವನ್ನು ಹೊಂದಿದ್ದ ಹಲವು ಪೋಸ್ಟ್‌ಗಳು ಸಿಕ್ಕಿದವು. ಅವೆಲ್ಲವೂ 2017ರಲ್ಲಿ ಮಾಡಲಾಗಿದ್ದ ಪೋಸ್ಟ್‌ಗಳಾಗಿದ್ದವು. ಅವುಗಳಲ್ಲಿ ಒಂದು ವಿಡಿಯೊವನ್ನು 2017ರ ಡಿಸೆಂಬರ್ 12ರಂದು ಅಪ್‌ಲೋಡ್ ಮಾಡಲಾಗಿತ್ತು. ಪುಟಿನ್ ಅವರು ಸಿರಿಯಾಕ್ಕೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಅವರ ವಿಮಾನಕ್ಕೆ ಯುದ್ಧ ವಿಮಾನಗಳು ಬೆಂಗಾವಲಾಗಿ ಹಾರಾಟ ನಡೆಸಿದ್ದ ವಿಡಿಯೊ ಅದಾಗಿತ್ತು. ರಷ್ಯಾದ ಸರ್ಕಾರಿ ಸ್ವಾಮ್ಯದ ಸುದ್ದಿ ಜಾಲ 'ಆರ್‌ಟಿ'ಯ ಲಾಂಛನ ಹೊಂದಿದ್ದ ಇದೇ ವಿಡಿಯೊವನ್ನು ಮತ್ತೊಂದು ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಅದರಲ್ಲಿ ಕೂಡ ಸಿರಿಯಾ ಭೇಟಿ ಸಂದರ್ಭದ ಬಗ್ಗೆ ಪ್ರಸ್ತಾಪ ಇತ್ತು. ಇದರ ಆಧಾರದಲ್ಲಿ ನಿರ್ದಿಷ್ಟ ಪದಗಳನ್ನು ಬಳಸಿ ಹುಡುಕಾಡಿದಾಗ ರಷ್ಯಾ ಮೂಲದ ಸ್ಪುಟ್ನಿಕ್ ನ್ಯೂಸ್, ಆರ್‌ಐಎ ನೊವೊಸ್ತಿ ಎಂಬ ಮಾಧ್ಯಮಗಳು ಕೂಡ 2017ರಲ್ಲಿ ಈ ವಿಡಿಯೊ ಸಹಿತ ಮಾಡಿದ್ದ ವರದಿಗಳು ಸಿಕ್ಕವು. ಬೆಂಗಾವಲಿಗಿದ್ದ ವಿಮಾನವೊಂದರ ಪೈಲಟ್ ಜೊತೆ ಮಾಡಲಾದ ಸಂದರ್ಶನವೂ ಸಿಕ್ಕಿತು. ಎಂಟು ವರ್ಷಗಳಷ್ಟು ಹಳೆಯ ವಿಡಿಯೊವನ್ನು ಪುಟಿನ್ ಅವರ ಭಾರತ ಭೇಟಿಯ ಸಂದರ್ಭದ ವಿಡಿಯೊ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ ಎಂದು ಬೂಮ್ ಫ್ಯಾಕ್ಟ್ ಚೆಕ್ ವರದಿ ತಿಳಿಸಿದೆ.

ಬುದ್ಧನ ಪರೀಕ್ಷೆ

ನುಡಿ ಬೆಳಗು


ಪಿ.ಚಂದ್ರಿಕಾ

ಪೂರ್ಣನೆಂಬ ಒಬ್ಬ ಶಿಷ್ಯ ಬುದ್ಧನ ಬಳಿಗೆ ಬಂದು, 'ನನ್ನ ಸಾಧನೆ ಪೂರ್ಣವಾಗಿದೆ ಎಂದಾದರೆ ಇನ್ನು ನಾನು ನಿಮ್ಮ ಸಂದೇಶಗಳನ್ನು ಜನರಿಗೆ ತಲುಪಿಸುವ ಕೆಲಸಕ್ಕೆ ತೊಡಗಬೇಕೆಂದಿದ್ದೇನೆ' ಎಂದ. ಬುದ್ಧ ಯಾರನ್ನೂ ಪರೀಕ್ಷಿಸದೆ ಒಪ್ಪುವುದು ಸಾಧ್ಯವೇ ಇರಲಿಲ್ಲವಾದ್ದರಿಂದ ನಗುತ್ತಾ, 'ನನ್ನ ಕೆಲವು ಪ್ರಶ್ನೆಗಳಿಗೆ ಉತ್ತರ ಹೇಳು ಪೂರ್ಣಾ' ಎಂದನು. ಪೂರ್ಣನಿಗೆ ತನ್ನ ಪರೀಕ್ಷೆಯ ಕಾಲವಿದು ಎಂದು ಅರ್ಥವಾಗಿ ಹೋಯಿತು. ಬುದ್ಧ ಕೇಳಿದ, 'ನನ್ನ ಸಂದೇಶದ ಅಗತ್ಯ ಯಾರಿಗಿದೆ ಎಂದು ಎನಿಸುತ್ತಿದೆ ನಿನಗೆ' ಎಂದು ಕೇಳಿದ. ಅದಕ್ಕೆ ಪೂರ್ಣನೆಂದ, 'ಯಾರು ಇದುವರೆವಿಗೂ ನಿಮ್ಮ ಮಾತುಗಳನ್ನು ಕೇಳಿಲ್ಲವೋ ಅವರಿಗಿದೆ. ಹಾಗಾಗಿ, ಯಾವ ಭಿಕ್ಷುವೂ ಹೋಗದ ಸ್ಥಳಗಳಿಗೆ ಹೋಗಬೇಕೆಂದಿರುವೆ. ನಿಮ್ಮ ಸಂದೇಶಗಳಿಂದ ವಂಚಿತರಾದವರಿಗೆ ಅದನ್ನು ತಲುಪಿಸುವೆ' ಎಂದ. ಆಗ ಬುದ್ಧ ಹೇಳಿದ, 'ಪೂರ್ವ ದಿಕ್ಕಿನ ಕಾಡಿನ ಮಾರ್ಗವನ್ನು ದಾಟಿ ಹೋದರೆ ಅಲ್ಲಿ ದೊಡ್ಡದೊಂದು ನಗರವಿದೆ. ಅಲ್ಲಿಗೆ ಇದುವರೆಗೂ ಯಾವ ಭಿಕ್ಷುವೂ ಹೋಗಿಲ್ಲ. ಯಾಕೆಂದರೆ ಆ ದಟ್ಟವಾದ ಕಾಡಿನಲ್ಲಿ ಕಳ್ಳರ ದೊಡ್ಡ ದೊಡ್ಡ ದಂಡುಗಳೇ ಇವೆ. ಒಬ್ಬರು ಬಿಟ್ಟರೂ ಇನ್ನೊಬ್ಬರ ಕೈಗೆ ಸಿಕ್ಕಿಕೊಳ್ಳುವ ಭೀತಿ ಇದ್ದೇ ಇರುತ್ತದೆ. ಹೇಳು ಅಲ್ಲಿಗೆ ಹೋಗುತ್ತೀಯಾ' ಎನ್ನುತ್ತಾನೆ. ಆಗ ಪೂರ್ಣ, 'ಹೋಗಬಲ್ಲೆ ಗುರುವೇ, ನನಗೆ ಜನರನ್ನು ದುಃಖಮುಕ್ತವಾಗಿಸುವುದಷ್ಟೇ ಬೇಕಿದೆ' ಎನ್ನುತ್ತಾನೆ.

ಬುದ್ಧನಿಗೆ ತನ್ನ ಶಿಷ್ಯನ ಗುರಿ ಮತ್ತು ಉದ್ದೇಶಗಳ ಸ್ಪಷ್ಟತೆಯಲ್ಲಿ ನಂಬಿಕೆ ಬಂದಿತಾದರೂ, ಪೂರ್ತಿಯಾಗಿ ಪರೀಕ್ಷಿಸುವುದು ಅವನ ಗುಣವೇ ಆಗಿತ್ತಾದ್ದರಿಂದ, 'ಅಕಸ್ಮಾತ್ ಆಗಿ ಕಳ್ಳರು ನಿನ್ನ ಬಳಿ ಇರುವ ಎಲ್ಲವನ್ನೂ ಕೊಡು, ಇಲ್ಲದಿದ್ದರೆ ಸಾಯಿಸುತ್ತೇವೆ ಎಂದರೆ ಏನು ಮಾಡುವೆ' ಎನ್ನುತ್ತಾನೆ. 'ನನ್ನ ಬಳಿ ನೀನು ನೀಡಿದ ಜ್ಞಾನದ ಹೊರತಾಗಿ ಏನಿದೆ? ಅದು ಬಿಟ್ಟರೆ ನನ್ನ ಬಳಿ ಇರುವುದು ಈ ಭಿಕ್ಷಾಪಾತ್ರೆ ಮಾತ್ರ. ಅದು ಅವರಿಗೆ ಗೊತ್ತಿರುವುದಿಲ್ಲ. ಹಾಗಾಗಿ, ನನ್ನ ಜೋಳಿಗೆಯಲ್ಲಿರುವುದನ್ನೆಲ್ಲಾ ಕೊಡುವೆ; ಒಂದು ಗಂಟೆ ನನ್ನ ಮಾತನ್ನು ಕೇಳಿ' ಎಂದು ನನ್ನ ಎಲ್ಲ ಮಾತುಗಳನ್ನೂ ಅವರಿಗೆ ತಲುಪಿಸುವೆ. ನನ್ನ ಮಾತುಗಳಿಂದ ಅವರಲ್ಲಿ ಬದಲಾವಣೆಯಾದರೆ, ನನ್ನ ಗುರುವಿನ ಸಂದೇಶದಿಂದ ನಿಮ್ಮ ಜೀವನವನ್ನು ಬದಲಿಸಲು ನನ್ನಿಂದ ಸಾಧ್ಯವಾಯಿತು. ಇದಕ್ಕೆ ಕಾರಣರಾದ ನಿಮಗೆ ನನ್ನ ಕೃತಜ್ಞತೆಗಳು ಎನ್ನುವೆ ಪ್ರೀತಿಯಿಂದ' ಎನ್ನುತ್ತಾನೆ ಪೂರ್ಣ. ಬುದ್ಧ ಮತ್ತೂ ಕೇಳಿದ, 'ಅವರು ನಿನ್ನ ಮಾತನ್ನು ಕೇಳದೆ ನೀನು ತಪ್ಪಿಸಿಕೊಳ್ಳಲು ಇದನ್ನೆಲ್ಲಾ ಮಾಡುತ್ತಿರುವೆ ಎಂದು ನಿನ್ನ ತಲೆ ಕಡಿದೇ ಕಡಿಯುತ್ತೇವೆ ಎಂದರೆ?'. ಪೂರ್ಣ ಶಾಂತವಾಗಿ ಹೇಳಿದ, 'ಭಯ ಏಕೆ ಗುರುವೇ? ಹುಟ್ಟಿದ ಎಲ್ಲವೂ ಸಾಯುವುದು ಪ್ರಕೃತಿ ಧರ್ಮ. ನನ್ನನ್ನು ಮುಕ್ತರಾಗಿಸುತ್ತಿರುವ ನಿಮಗೆ ನನ್ನ ಕೃತಜ್ಞತೆಗಳು ಎಂದು ಹೇಳುತ್ತೇನೆ ಅದೇ ಪ್ರೀತಿಯಿಂದ' ಎಂದ. ಬುದ್ಧನಿಗೆ ಖಾತ್ರಿಯಾಯಿತು ಇವನು ಸಾಧನೆಯ ಎಲ್ಲ ಹಂತಗಳನ್ನು ದಾಟಿ ಪೂರ್ಣನೇ ಆಗಿದ್ದಾನೆಂದು- ಹೇಳಿದ, 'ಎಲ್ಲವನ್ನೂ ಪ್ರೀತಿಯಿಂದಲೇ ಹೇಳಬೇಕೆನ್ನುವ ನಿನ್ನ ಭಾವನೆ ದೊಡ್ಡದು. ಈಗ ಇಡೀ ಜಗತ್ತು ನಿನ್ನದೇ. ನೀನು ಜಗತ್ತಿನ ಯಾವ ಮೂಲೆಗೆ ಹೋದರೂ ನನ್ನ ಮಾತುಗಳನ್ನು ತಲುಪಿಸುತ್ತೀಯ ಎನ್ನುವ ನಂಬಿಕೆ ನನಗೆ ಬಂದಿದೆ. ನೀನಿನ್ನು ಹೊರಡಬಹುದು' ಎನ್ನುತ್ತಾನೆ.

ಇನ್ನೊಬ್ಬರಿಗೆ ಏನನ್ನಾದರೂ ಹೇಳುವಾಗ ಯಾವ ಪ್ರತಿಕ್ರಿಯೆ ಬಂದರೂ ಸರಿಯೇ, ಅದನ್ನು ಪ್ರೀತಿಯಿಂದ ಸ್ವೀಕರಿಸುವ ಮನಃಸ್ಥಿತಿ ಬೇಕು. ಇಲ್ಲವಾದರೆ ಬಂದದ್ದನ್ನು ಸಮಸ್ಥಿತಿಯಲ್ಲಿ ಸ್ವೀಕರಿಸಲು ಸಾಧ್ಯವೇ ಇಲ್ಲ. ❖

ಗುಂಡಣ್ಣ




ಪದಬಂಧ 6250

ವಿದ್ಯಾ ವಿನಯ್

ಎಡದಿಂದ ಬಲಕ್ಕೆ
1.ಹೊಚ್ಚ ಹೊಸದಾದುದು (4)
3.ಶಿರ ಮೇಲೆತ್ತಿಕೊಂಡು ಬರುತ್ತಿರುವ ಧೂರ್ತ! (4)
5.ಅಕ್ಕಿ ತೊಳೆದ ನೀರು (4)
7.ಈತ ಕೆಲಸಕ್ಕೆ ಬಾರದವನು (4)
9.ಗಂಡು ಕೋಳಿ ಇಲ್ಲಿದೆ (2)
10.ನ್ಯಾಯಾಲಯದ ತೀರ್ಪು (2)
11.ನಯವಾದ ಮಾತು (4)
14.ಈತ ಹಾಲು ಮಾರುವವನು (4)
17.ದಷ್ಟ ಪುಷ್ಟವಾದುದನ್ನು ಹೀಗೆನ್ನಿ (4)
18.ಮನಸ್ಸಿನ ಪ್ರೇರಣೆ (4)

ಮೇಲಿಂದ ಕೆಳಕ್ಕೆ
1.ಈತ ನೃತ್ಯ ಮಾಡುವವನು (3)
2.ಸುಲಭಸಾಧ್ಯವಲ್ಲದುದು ಉಲ್ಟಾ ಕಾಣುತ್ತಿದೆ (3)
3.ನಿಧಾನದಿಂದಾದ ತಬ್ಬಿಬ್ಬು! (4)
4.ಜಟಿಲವಾದ ಸಮಸ್ಯೆ (3)
6.ಭೋಜನ ಸಮಾರಂಭಕ್ಕೆ ಬೇಕಾದ ಸಾಮಗ್ರಿ (4)
7.ಸದಭಿಪ್ರಾಯ ಸಂಪಾದನೆಗಾಗಿ ಕೊಡುವ ಹಣ (3)
8.ಮಿಡಿ ಹಿಡಿದಿದ್ದಕ್ಕೇ ಈ ಸಿಟ್ಟು! (4)
12.ವಿಶೇಷಾರ್ಥವುಳ್ಳ ಪದಪುಂಜ (4)
13.ಗಿಡದ ಹತ್ತಿರ ಕಾಣಿಸಿದ ಡೇಗೆ (3)
15.ವಿಷ್ಣುವಿನ ಐದನೆಯ ಅವತಾರ (3)
16.ಗಾಳಿ ಬೆಳಕು ಬರಲು ಮಾಡಿರುವ ಕಿಂಡಿ (3)



6249ನೇ ಪದಬಂಧದ ಉತ್ತರ

ಎಡದಿಂದ ಬಲಕ್ಕೆ: 3.ಪದಕ 5.ಮೌನ 7.ಆನೆ 8.ಸಮಯ 9.ವನಚರಿ 11.ವ್ಯರ್ಥ 13.ವಾರ 14.ಪಂಚನಾಮೆ 17.ಪಲ್ಲಂಗ 18.ಮಿತ್ರ 19.ಡಬ್ಬ 20.ಋರುಕ

ಮೇಲಿಂದ ಕೆಳಕ್ಕೆ: 1.ಅಪವ್ಯಯ 2.ಮನೆ 4.ಕಕವ 6.ನಸರಿ 7.ಆಯವ್ಯಯ 10.ಚಮಚ 12.ಕರಪತ್ರ 14.ಪಂಗಡ 15.ಮೆದುಳು 16.ಮಧುಕರಿ 18.ಮಿಡಿ

ಸುಡೊಕು 6634

ಆಡುವುದು ಹೀಗೆ: ಮನೆಗಳನ್ನು 1ರಿಂದ 9ರವರೆಗಿನ ಅಂಕಿಗಳಿಂದ ತುಂಬಿ. ಮೇಲಿನಿಂದ ಕೆಳಕ್ಕೆ, ಎಡದಿಂದ ಬಲಕ್ಕೆ ಪ್ರತಿ ಸಾಲಿಗೂ ಇದೇ ನಿಯಮ. ದೊಡ್ಡ ಚೌಕದ ಒಳಗಿನ ಮಧ್ಯಮ ಚೌಕದ ಮನೆಗಳನ್ನೂ ತುಂಬಬೇಕು. ಯಾವ ಅಂಕಿಯೂ ಯಾವುದೇ ಸಾಲು, ಮಧ್ಯಮ ಚೌಕದಲ್ಲಿ ಪುನರಾವರ್ತನೆ ಆಗಬಾರದು.

3	2			8		9		1
	9	8						4
	4		9			3		8
6								9
	5		7	6	9		8	
8						6		
			2			7		6
				9	7			
						4		5

6633 ಸುಡೊಕು

4	5	6	9	7	1	8	3	2
1	9	2	6	8	3	5	7	4
8	7	3	4	2	5	9	6	1
7	2	1	3	4	9	6	5	8
3	8	5	1	6	2	4	9	7
6	4	9	7	5	8	2	1	3
2	3	8	5	1	6	7	4	9
9	6	4	8	3	7	1	2	5
5	1	7	2	9	4	3	8	6

ದಿನ ಭವಿಷ್ಯ

ವಿದ್ಯಾಶಂಕರ ಸೋಮಯಾಜಿ, ಕಮ್ಮರಡಿ

11 ಡಿಸೆಂಬರ್ 2025 ಗುರುವಾರ ಶ್ರೀ ವಿಶ್ವಾವಸು ನಾಮ ಸಂವತ್ಸರ ದಕ್ಷಿಣಾಯನ ಹೇಮಂತ ಋತು ತಿಥಿ: ಮಾರ್ಗಶಿರ ಕೃಷ್ಣ ಸಪ್ತಮಿ ಗಂ. 13-58 ನಕ್ಷತ್ರ: ಪೂರ್ವಫಲ್ಗುನಿ ಗಂ. 27-56 ಯೋಗ: ವಿಷ್ಕಂಭ ಗಂ. 11-40 ಕರಣ: ಬವ ಗಂ. 13-58 ವೃಶ್ಚಿಕ ಮಾಸದ 25 ನೇ ದಿನ. **ಮಳೆ ನಕ್ಷತ್ರ :** ಜ್ಯೇಷ್ಠ 3 ನೇ ಪಾದ. **ರಾಹುಕಾಲ :** ಮಧ್ಯಾಹ್ನ 01-30 - 03-00 **ಸೂರ್ಯೋದಯ :** 06-47 **ಸೂರ್ಯಾಸ್ತ :** 06-01 **ಮುಸ್ಲಿಂ ದಿನಾಂಕ :** 19 ಜುಮಾದುಸ್ಸಾನಿ **ಅದೃಷ್ಟ ಸಂಖ್ಯೆ :** 7, 6

ಮೇಷ: ಎಲ್ಲರೊಂದಿಗೆ ಬೆರೆಯುವ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿಯಾಗುವ ಸಂದರ್ಭ ಬರಲಿದೆ. ಮನೆಯ ಕಟ್ಟಡದ ದುರಸ್ತಿ ಕಾರ್ಯಗಳು ಅನಿವಾರ್ಯವಾಗುತ್ತದೆ. ಮಗಳ ಮದುವೆ ಬಗ್ಗೆ ಯೋಚಿಸುವಿರಿ.

ವೃಷಭ: ಹೊಸ ಮನೆಯ ಕೆಲಸಗಳು ಮುಗಿದು ಹಿರಿಯರ ಸಲಹೆಯಂತೆಯೇ ಗೃಹ ಪ್ರವೇಶದ ದಿನ ನಿಗದಿಗೊಳಿಸುವಿರಿ. ನಿಮ್ಮೆದುರಿಗಿರುವ ಸವಾಲನ್ನು ಎದುರಿಸುವ ಶಕ್ತಿ ಮತ್ತು ಸಾಮರ್ಥ್ಯ ಅಭಿವೃದ್ಧಿಯಾಗುವುದು.

ಮಿಥುನ: ಪರೋಪಕಾರ ಮತ್ತು ಪಾರಮಾರ್ಥಿಕ ವಿಷಯಗಳತ್ತ ಮನಸ್ಸು ಹರಿಯುವುದು. ನಿಮ್ಮಲ್ಲಿರುವ ಪಾರಮಾರ್ಥಿಕತೆಯಿಂದಾಗಿ ದೇವರ ರಕ್ಷಣೆ ಸದಾಕಾಲ ದೊರೆಯುವುದು. ಅಧಿಕಾರಕ್ಕಾಗಿ ಹೆಚ್ಚಿನ ಓಡಾಟ ನಡೆಸುವಿರಿ.

ಕರ್ಕಾಟಕ: ನಿಮ್ಮ ಕೋಪದ, ದಡ್ಡತನದ ತೀರ್ಮಾನದಿಂದ ಪಶ್ಚಾತ್ತಾಪ ಪಡುವ ಘಟನೆ ನಡೆಯುತ್ತದೆ. ನಿಮ್ಮ ಶ್ರಮದ ಫಲ ಏನು ಎಂಬುದು ಮಕ್ಕಳಿಗೆ ಅರಿವಾಗಲಿದೆ. ವಾತ ಸಂಬಂಧ ಅನಾರೋಗ್ಯಕ್ಕೆ ಔಷಧಿ ತೆಗೆದುಕೊಳ್ಳಿರಿ.

ಸಿಂಹ: ಕೆಲ ದಿನಗಳ ಹಿಂದೆ ನೀವು ತೆಗೆದುಕೊಂಡ ತೀರ್ಮಾನ ಸರಿಯೇ ಎಂಬುದರ ಬಗ್ಗೆ ಇಂದು ಆಲೋಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಬೇಕಾಗುವುದು. ವರ್ಷದ ಖರ್ಚುವೆಚ್ಚಗಳಲ್ಲಿ ಸರಿಯಾದ ಲೆಕ್ಕಾಚಾರ ನಡೆಸಿ.

ಕನ್ಯಾ: ಹಲವು ಕಾಲದಿಂದ ನಿಂತು ಹೋಗಿದ್ದ ಕೆಲಸಗಳು ದೈವಾನುಗ್ರಹದಿಂದ ಆರಂಭವಾಯಿತೆಂದು ಸಂತೋಷ ಪಡುವಿರಿ. ಒಳಗೊಳಗೆ ಅಸೂಯೆ ಪಡುವಂತಹ ಸಂಬಂಧಿಗಳು ನಿಮ್ಮ ಸಾಧನೆಗೆ ಅಡ್ಡಿ ತಂದಾರು.

ತುಲಾ: ಬಹಳ ದಿನಗಳಿಂದ ವರ್ತಮಾನ ಕಾಲದಲ್ಲಿರುವ ಕೆಲಸವು ಶುಭ ಅಂತ್ಯ ನೋಡುತ್ತದೆ. ತಿಳಿಯದ ವಿಷಯಗಳ ಬಗ್ಗೆ ಸಹೋದರರ ಜೊತೆ ವಾದಿಸಬೇಡಿ. ಸೋದರ ಮಾವನ ಮನೆಯ ಕಾರ್ಯಕ್ರಮದಲ್ಲಿ ಭಾಗವಹಿಸುವಿರಿ.

ವೃಶ್ಚಿಕ: ನ್ಯಾಯವಾದಿಗಳಿಗೆ ಉತ್ತಮ ದಿನ, ಜಯ ಸಾಧಿಸುವ ಬಗ್ಗೆ ಉತ್ತಮ ಅಂಶ ಸಿಗಲಿದೆ. ಹಿರಿಯರನ್ನು ನೋಡಿಕೊಳ್ಳುವ ಕರ್ತವ್ಯದಿಂದ ತಪ್ಪಿಸಿಕೊಳ್ಳಬೇಡಿ. ಇಲ್ಲ ಸಲ್ಲದ ವಿಷಯಗಳಲ್ಲಿ ತಲೆ ಹಾಕಲು ಹೋಗದಿರುವುದು ಕ್ಷೇಮ.


ಧನು: ಸಾಂಕ್ರಾಮಿಕ ರೋಗಗಳಿಂದ ನಿಮ್ಮ ಅಧ್ಯಯನಕ್ಕೆ ತೊಂದರೆ ಉಂಟಾಗಬಹುದು. ಹಿರಿಯರ ಮಾತಿನಂತೆ ನಡೆದುಕೊಳ್ಳುವ ನಿರ್ಧಾರ ಶುಭಪ್ರದವಾಗುತ್ತದೆ. ಪರಿಸ್ಥಿತಿಗೆ ಹೊಂದಿಕೊಳ್ಳುವ ಸ್ವಭಾವವು ನಿಮ್ಮಲ್ಲಿ ಬರಲಿದೆ.

ಮಕರ : ನಿಮಗೆ ಉಪಕಾರ ಮಾಡುವವರೆಲ್ಲರೂ ನಿಮ್ಮ ಹಿತಚಿಂತಕರೆಂದು ತಿಳಿಯಬೇಡಿ ಏಕೆಂದರೆ ನಯವಂಚಕರು ಸಹ ಆಗಬಹುದು. ತಂದೆಯಾಗುವ ಸುದ್ದಿ ಕೇಳಿ ಸಂತೋಷವನ್ನು ಎಲ್ಲರೊಂದಿಗೆ ಹಂಚಿಕೊಳ್ಳುವಂತಾಗುವುದು.

ಕುಂಭ: ಸಮಯ ಕಳೆಯಲು ಮಾಡಿದ ಕೆಲಸದಿಂದ ನಿಮ್ಮ ಸೃಜನಶೀಲತೆ ಹಾಗೂ ಚಾಣಾಕ್ಷತನ ಹೆಚ್ಚಲಿದೆ. ಬರುವ ಸಂಬಂಧಿಗಳು ನಿಮ್ಮ ಆತಿಥ್ಯದಿಂದ ಸಂತುಷ್ಟರಾಗುವರು. ವಾಸ್ತು ಶಿಲ್ಪದ ವಿದ್ಯಾರ್ಥಿಗಳಿಗೆ ಉತ್ತಮ ಬೇಡಿಕೆ.

ಮೀನ: ಈ ದಿನ ಯಾವುದೇ ತೀರ್ಪು ನೀಡುವುದು ಅಥವಾ ಇನ್ನೊಬ್ಬರನ್ನು ಪರೀಕ್ಷಿಸುವ ಕೆಲಸವು ನಿಮಗೆ ಸರಿಯಲ್ಲ. ಜಗದ್ಗುರುವಿನ ಸೇವೆಯಿಂದ ಪುಣ್ಯ ಪ್ರಾಪ್ತಿಯಾಗುವುದರ ಜೊತೆಗೆ ನಿಮ್ಮ ಭವಿಷ್ಯಕ್ಕೆ ಸರಿ ಮಾರ್ಗ ಸಿಗುತ್ತದೆ.

ಷೇರುಪೇಟೆ ವಹಿವಾಟು



ಎನ್‌ಎಸ್‌ಇ ನಿಫ್ಟಿ

ಹಿಂದಿನ ಅಂತ್ಯ:	25,839
ಇಂದಿನ ಅಂತ್ಯ:	25,758
ದಿನದ ಕನಿಷ್ಠ:	25,734
	81

ಮೊಟ್ಟೆ ಧಾರಣೆ (ಎನ್‌ಇಸಿಸಿ)

ಬೆಂಗಳೂರು	100 ಕ್ಕೆ	₹675
	12 ಕ್ಕೆ	₹96
ಮೈಸೂರು:	100 ಕ್ಕೆ	₹675

ಎನ್.ಆರ್.ಪುರ ರಬ್ಬರ್ (ಪ್ರತಿ ಕೆ.ಜಿಗೆ)

ಆರ್‌ಎಸ್‌ಎಸ್-4	₹180
ಆರ್‌ಎಸ್‌ಎಸ್-5	₹175
ಗುಡ್ ಲಾಟ್	₹163

ರಾಮನಗರ ರೇಷ್ಮೆಗೂಡು

ಮಿಶ್ರತಳಿ(ಸಿ.ಬಿ)	₹465-725
ದ್ವಿತಳಿ (ಬಿ.ವಿ)	₹289-869

ಮುದ್ರೆಮನೆ ಕಾಫಿ

ಎಪಿ	₹28400
ಎಸಿ	₹15400
ಆರ್‌ಪಿ	₹18800
ಆರ್‌ಸಿ	₹10325

ಮುಂಬೈ ಖಾದ್ಯ ತೈಲ (ಆವರಣದಲ್ಲಿ ಕಳೆದ ವಹಿವಾಟಿನ ದರ) (10 ಕೆ.ಜಿಗೆ)

ಶೇಂಗಾ (ರಿಫೈನ್ಡ್)	₹1515 (1520)
ಸೋಯಾ (ರಿಫೈನ್ಡ್)	₹1275 (1275)
ಸೂರ್ಯಕಾಂತಿ (ರಿಫೈನ್ಡ್)	₹1485 (1485)
ಪಾಮೋಲಿನ್	₹1240 (1245)

ಅಮೆಜಾನ್: ₹3 ಲಕ್ಷ ಕೋಟಿ ಹೂಡಿಕೆ

2030ರ ವೇಳೆಗೆ ಭಾರತದಲ್ಲಿ ಮಾಡಲಿರುವ ಹೊಸ ಹೂಡಿಕೆಯ ಬಗ್ಗೆ ವಿವರ ನೀಡಿದ ಕಂಪನಿ

ನವದೆಹಲಿ (ಪಿಟಿಐ): ಅಮೆಜಾನ್ ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ 35 ಬಿಲಿಯನ್ ಡಾಲರ್ (ಸರಿಸುಮಾರು ₹3.14 ಲಕ್ಷ ಕೋಟಿ) ಹೂಡಿಕೆ ಮಾಡುವ ಉದ್ದೇಶ ಹೊಂದಿದೆ.

ಈ ಹೂಡಿಕೆಯನ್ನು ಕ್ವಿಕ್-ಕಾಮರ್ಸ್, ಕ್ಲೌಡ್ ಕಂಪ್ಯೂಟಿಂಗ್ ಮತ್ತು ಕೃತಕ ಬುದ್ಧಿಮತ್ತೆ (ಎ.ಐ) ಕ್ಷೇತ್ರಗಳಲ್ಲಿನ ವಹಿವಾಟು ವಿಸ್ತರಣೆಗೆ ಬಳಸಿಕೊಳ್ಳಲಾಗುತ್ತದೆ ಎಂದು ಕಂಪನಿ ಹೇಳಿದೆ.

ಮೈಕ್ರೊಸಾಫ್ಟ್ ಕಂಪನಿಯು ಭಾರತದಲ್ಲಿ ದತ್ತಾಂಶ ಕೇಂದ್ರ, ಎ.ಐ ಮತ್ತು ಕ್ಲೌಡ್ ಮೂಲಸೌಕರ್ಯದ ಮೇಲೆ 2030ರೊಳಗೆ 17.5 ಬಿಲಿಯನ್ ಡಾಲರ್ (₹1.57 ಲಕ್ಷ ಕೋಟಿ) ಹೂಡಿಕೆ ಮಾಡುವುದಾಗಿ ಹೇಳಿದ ಮಾರನೆಯ ದಿನವೇ ಅಮೆಜಾನ್ ಕಂಪನಿಯಿಂದ ಈ ಘೋಷಣೆ ಹೊರಬಿದ್ದಿದೆ. ದತ್ತಾಂಶ ಕೇಂದ್ರ ನಿರ್ಮಾಣಕ್ಕೆ ಮುಂದಿನ ಐದು ವರ್ಷಗಳಲ್ಲಿ 15 ಬಿಲಿಯನ್ ಡಾಲರ್ (₹1.34 ಲಕ್ಷ ಕೋಟಿ) ಹೂಡಿಕೆ ಮಾಡುವುದಾಗಿ ಗೂಗಲ್ ಕಂಪನಿಯು ಈಚೆಗೆ ಹೇಳಿದೆ.

ಮುಖ್ಯಾಂಶಗಳು
- 10 ಲಕ್ಷ ಹೆಚ್ಚುವರಿ ಉದ್ಯೋಗ ಸೃಷ್ಟಿ
- ಎ.ಐ., ಸರಕು ಸಾಗಣೆ ಕ್ಷೇತ್ರದಲ್ಲಿ ಹೂಡಿಕೆ
- ಹೂಡಿಕೆಯಿಂದ ರಫ್ತು ಹೆಚ್ಚಳಕ್ಕೆ ನೆರವು

ಕೃತಕ ಬುದ್ಧಿಮತ್ತೆ, ಸರಕು ಸಾಗಣೆ ಮೂಲಸೌಕರ್ಯದ ಮೇಲಿನ ಹೂಡಿಕೆಗಳು ಭಾರತದಲ್ಲಿ ಹೆಚ್ಚುವರಿಯಾಗಿ 10 ಲಕ್ಷ ಉದ್ಯೋಗ ಸೃಷ್ಟಿಸಲಿವೆ ಎಂದು ಅಮೆಜಾನ್ ಹೇಳಿದೆ.

ಜೆಪ್ಟೊ, ವಾಲ್‌ಮಾರ್ಟ್ ಒಡೆತನದ ಫ್ಲಿಪ್‌ಕಾರ್ಟ್, ಎಟರ್ನಲ್ ಲಿಮಿಟೆಡ್‌ನ ಬ್ಲಿಂಕಿಟ್, ಸ್ವಿಗ್ಗಿ ಕಂಪನಿಯ ಇನ್‌ಸ್ಟಾಮಾರ್ಟ್, ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಕಂಪನಿಗಳಿಗೆ ಪೈಪೋಟಿ ನೀಡಲು ಅಮೆಜಾನ್ ಕಂಪನಿಯು ಹೂಡಿಕೆಯನ್ನು ಹೆಚ್ಚಿಸುತ್ತಿದೆ.

ಅಮೆಜಾನ್ ಕಂಪನಿಯು 2010ರ ನಂತರದಲ್ಲಿ ಭಾರತದಲ್ಲಿ ಒಟ್ಟು 40 ಬಿಲಿಯನ್ ಡಾಲರ್ (ಸರಿಸುಮಾರು ₹3.59 ಲಕ್ಷ ಕೋಟಿ) ಹೂಡಿಕೆ ಮಾಡಿದೆ. ಒಟ್ಟು 26 ಬಿಲಿಯನ್ ಡಾಲರ್ (ಸರಿಸುಮಾರು ₹2.33 ಲಕ್ಷ ಕೋಟಿ) ಹೂಡಿಕೆ ಮಾಡುತ್ತಿರುವುದಾಗಿ ಕಂಪನಿಯು 2023ರಲ್ಲಿ ಹೇಳಿತ್ತು.

ಹೊಸದಾಗಿ ಈಗ ಮಾಡುತ್ತಿರುವ ಹೂಡಿಕೆಯು ಕಂಪನಿಗೆ ಭಾರತದಿಂದ ರಫ್ತು ಹೆಚ್ಚು ಮಾಡಲು ನೆರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

'ನಾವು ಭಾರತದ ಬೆಳವಣಿಗೆಗೆ ವೇಗವರ್ಧಕವಾಗಿ ಇರುತ್ತೇವೆ. ಭಾರತದ ಲಕ್ಷಾಂತರ ಮಂದಿಯ ಕೈಗೆ ಎ.ಐ. ಪ್ರಯೋಜನ ದೊರೆಯುವಂತೆ ಮಾಡುತ್ತೇವೆ' ಎಂದು ಅಮೆಜಾನ್ ಕಂಪನಿಯ ಹಿರಿಯ ಅಧಿಕಾರಿ ಅಮಿತ್ ಅಗರ್ವಾಲ್ ಹೇಳಿದ್ದಾರೆ.

ಭಾರತದಿಂದ ಕಂಪನಿಯ ಮೂಲಕ ₹1.79 ಲಕ್ಷ ಕೋಟಿ ಮೌಲ್ಯದ ಉತ್ಪನ್ನಗಳು ರಫ್ತಾಗುತ್ತಿವೆ. ಇದನ್ನು 2030ರ ವೇಳೆಗೆ ₹7.19 ಲಕ್ಷ ಕೋಟಿಗೆ ಹೆಚ್ಚಿಸುವ ಗುರಿಯನ್ನು ಹೊಂದಲಾಗಿದೆ. ಹಾಗೆಯೇ ಆ ಹೊತ್ತಿಗೆ ನೇರವಾಗಿ ಹಾಗೂ ಪರೋಕ್ಷವಾಗಿ 10 ಲಕ್ಷ ಹೆಚ್ಚುವರಿ ಉದ್ಯೋಗ ಸೃಷ್ಟಿಸುವ ಗುರಿ ಇದೆ ಎಂದು ಅಗರ್ವಾಲ್ ಅವರು 'ಅಮೆಜಾನ್ ಸಂಭವ್ ಶೃಂಗ'ದಲ್ಲಿ ಹೇಳಿದ್ದಾರೆ.

ಚಿಟಿಕೆ ಸುದ್ದಿ

ಜಿಡಿಪಿ ಅಂದಾಜು ಪರಿಷ್ಕರಿಸಿದ ಎಡಿಬಿ



ನವದೆಹಲಿ (ಪಿಟಿಐ): ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ ಒಟ್ಟು ಆಂತರಿಕ ಉತ್ಪಾದನೆಯ (ಜಿಡಿಪಿ) ಬೆಳವಣಿಗೆ ದರ ಶೇ 7.2ರಷ್ಟು ಇರಲಿದೆ ಎಂದು ಏಷ್ಯಾ ಅಭಿವೃದ್ಧಿ ಬ್ಯಾಂಕ್ (ಎಡಿಬಿ) ಅಂದಾಜಿಸಿದೆ.

ಈ ಮೊದಲು ಅದು ಜಿಡಿಪಿ ಬೆಳವಣಿಗೆ ಶೇ 6.5ರಷ್ಟಾಗಲಿದೆ ಎಂದು ಹೇಳಿತ್ತು. ಈಗ ಅಂದಾಜನ್ನು ಪರಿಷ್ಕರಿಸಿದ್ದು, ಶೇ 0.7ರಷ್ಟು ಹೆಚ್ಚಿಸಿದೆ. ಈ ಮೊದಲಿನ ಅಂದಾಜಿನಂತೆ 2026-27ರಲ್ಲಿ ಜಿಡಿಪಿ ಬೆಳವಣಿಗೆ ಶೇ 6.5ರಷ್ಟು ಇರಲಿದೆ ಎಂದು ಬುಧವಾರ ಹೇಳಿದೆ.

ದೇಶದಲ್ಲಿ ಹೆಚ್ಚಿದ ಬೇಡಿಕೆ ಮತ್ತು ಆದಾಯ ತೆರಿಗೆ ವಿನಾಯಿತಿಯು ಜಿಡಿಪಿ ಪರಿಷ್ಕರಣೆಗೆ ನೆರವಾಗಿವೆ ಎಂದು ಹೇಳಿದೆ.

ಕೊಬ್ಬರಿ ಧಾರಣೆ (ಕ್ವಿಂಟಲ್‌ಗೆ)

ಅರಸೀಕೆರೆ	₹16200-19600
ಬೆಂಗಳೂರು	₹29000-33000
ಕೆ.ಆರ್.ಪೇಟೆ	₹19403-19403
ಪುತ್ತೂರು	₹6000-24000

ಅಡಿಕೆ ಧಾರಣೆ

ಕುಮಟಾ		ಶಿರಸಿ			
ಚಾಲಿ	41569-46979	ಬೆಟ್ಟೆ	39699-52979	ರಾಶಿ	53298-59866
ಚಿಪ್ಪು	24269-33869	ಬಿಳಿಗೋಟು	20099-38098	**ಪುತ್ತೂರು**	
ಕೋಕ	11089-29999	ಚಾಲಿ	44508-49111	ಕೋಕ	20000-35000
ಫ್ಯಾಕ್ಟರಿ	6059-23629	ಕೆಂಪುಗೋಟು	21699-32899	ಹೊಸತು	26000-41000
ಹೊಸಚಾಲಿ	33019-37613			ಹಳತು	45000-54000

ಪಿಎಂಎಫ್‌ಎಂಇ ಯೋಜನೆಯಡಿ ಸಾಲ ಮಂಜೂರಾತಿ
'ಅರ್ಜಿಗಳ ತ್ವರಿತ ವಿಲೇವಾರಿಗೆ ಸೂಚನೆ'

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆಯಡಿ (ಪಿಎಂಎಫ್‌ಎಂಇ) ಸಹಾಯಧನ ಪಡೆಯಲು ಬ್ಯಾಂಕ್‌ಗಳಿಗೆ ಸಲ್ಲಿಸಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು' ಎಂದು ರಾಜ್ಯಮಟ್ಟದ ಬ್ಯಾಂಕರ್‌ಗಳ ಸಮಿತಿಯ (ಎಸ್‌ಎಲ್‌ಬಿಸಿ) ಸಂಚಾಲಕ ಎಂ. ಭಾಸ್ಕರ್ ಚಕ್ರವರ್ತಿ, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್. ಶಿವಪ್ರಕಾಶ್ ಅವರು ಸೂಚನೆ ನೀಡಿದ್ದಾರೆ.

ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಈ ಬಾರಿ ಒಟ್ಟು 6,215 ಅರ್ಜಿಗಳು ಕೆಪೆಕ್‌ಗೆ ಬಂದಿವೆ. ಈ ಪೈಕಿ 4,150 ಅರ್ಜಿಗಳನ್ನು ವಿವಿಧ ಬ್ಯಾಂಕ್‌ಗಳಿಗೆ ಕಳುಹಿಸಲಾಗಿದೆ. 2,600ಕ್ಕೂ ಹೆಚ್ಚು ಅರ್ಜಿಗಳು ಪರಿಶೀಲನಾ ಹಂತದಲ್ಲಿವೆ.

ಮುಖ್ಯಾಂಶಗಳು
- 5 ಸಾವಿರ ಕಿರು ಆಹಾರ ಸಂಸ್ಕರಣಾ ಘಟಕ ಸ್ಥಾಪಿಸುವ ಗುರಿ
- ಗರಿಷ್ಠ ₹15 ಲಕ್ಷ ಸಹಾಯಧನ
- ಉತ್ಪನ್ನಗಳ ಬ್ರ್ಯಾಂಡಿಂಗ್‌ಗೆ ಶೇ 50ರಷ್ಟು ಸಹಾಯಧನ

ಇದರಲ್ಲಿ 1,682 ಮಂದಿಗೆ ಸಾಲ ಮಂಜೂರಾಗಿದ್ದು, ಈಗಾಗಲೇ 1200 ಫಲಾನುಭವಿಗಳು ಸಾಲ ಪಡೆದುಕೊಂಡಿದ್ದಾರೆ' ಎಂದು ಮಾಹಿತಿ ನೀಡಿದರು.

'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ 5 ಸಾವಿರ ಕಿರು ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸುವಂತೆ ಸೂಚಿಸಿದ್ದಾರೆ. ಬಜೆಟ್‌ನಲ್ಲಿ ಇದಕ್ಕಾಗಿಯೇ ₹206 ಕೋಟಿ ಅನುದಾನ ಒದಗಿಸಲಾಗಿದೆ' ಎಂದರು.



ಪಿಎಂಎಫ್‌ಎಂಇ ಯೋಜನೆಯಡಿ ಸಾಲ ನೀಡುವಾಗ ಫಲಾನುಭವಿಗಳ ಸಿಬಿಲ್ ಸ್ಕೋರ್ ಅನ್ನು ಬ್ಯಾಂಕ್‌ಗಳು ಪರಿಗಣಿಸುವಂತಿಲ್ಲ
ಸಿ.ಎನ್. ಶಿವಪ್ರಕಾಶ್, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ

'ರಾಷ್ಟ್ರೀಕೃತ ಬ್ಯಾಂಕ್‌ಗಳಾದ ಕೆನರಾ ಬ್ಯಾಂಕ್, ಭಾರತೀಯ ಸ್ಟೇಟ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ ಸೇರಿದಂತೆ ಖಾಸಗಿ, ಸಹಕಾರ ಬ್ಯಾಂಕ್‌ಗಳಲ್ಲಿ ಪಿಎಂಎಫ್‌ಎಂಇ ಯೋಜನೆಯಡಿ ಸಾಲ ಪಡೆಯಲು ಅವಕಾಶ ಇದೆ. ಈ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಬ್ಯಾಂಕ್‌ಗಳ ಪಾತ್ರ ಮಹತ್ವದಾಗಿದೆ. ಫಲಾನುಭವಿಗಳಿಗೆ ಬ್ಯಾಂಕ್‌ನಲ್ಲಿ ಸಾಲ ಮಂಜೂರಾದರೆ ಮಾತ್ರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಾಯಧನ ಸಿಗಲಿದೆ' ಎಂದು ತಿಳಿಸಿದರು.

'ಪಿಎಂಎಫ್‌ಎಂಇ ಯೋಜನೆಯಡಿ ಗರಿಷ್ಠ ₹15 ಲಕ್ಷ ಸಹಾಯಧನ ಸಿಗುತ್ತದೆ. ಇದರಲ್ಲಿ ಕೇಂದ್ರ ಸರ್ಕಾರ ₹6 ಲಕ್ಷ ನೀಡಿದರೆ, ರಾಜ್ಯ ಸರ್ಕಾರ ₹9 ಲಕ್ಷ ನೀಡುತ್ತದೆ. ಮೂಲಸೌಕರ್ಯ ಕಲ್ಪಿಸಿಕೊಳ್ಳಲು ಎಫ್‌ಪಿಒಗಳಿಗೆ ಗರಿಷ್ಠ ₹3 ಕೋಟಿವರೆಗೆ ಸಹಾಯಧನ ಸಿಗುತ್ತದೆ. ಉತ್ಪನ್ನಗಳ ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆಗೆ ಶೇ 50ರಷ್ಟು ಸಹಾಯಧನ ನೀಡಲಾಗುತ್ತದೆ' ಎಂದು ಸಿ.ಎನ್. ಶಿವಪ್ರಕಾಶ್ ವಿವರಿಸಿದರು.

ಮುಂಬೈ ಧಾರಣೆ (ಶೇಂಗಾ)
10-12-2025

ಜಾವಾ 70/80(ಹೊಸ)	10600-10700
ಜಾವಾ 80/90(ಹೊಸ)	9900-10000
ದಪ್ಪ ಮಧ್ಯಪ್ರದೇಶ (ಹೊಸ)	7600-7700
ದಪ್ಪ ಗುಜರಾತ್ (ಹೊಸ)	8900-9000
ಶೇಂಗಾ ಎಣ್ಣೆ (10 ಕೆಜಿಗೆ)	
ಕಚ್ಚಾ (ತೆರಿಗೆ ಬಿಟ್ಟು)	1525 (1530)
ಒಂದು ವಾರದ ಡೆಲಿವರಿ	1520 (1525)
ಪಾಮ್ ವಾರದ ಡೆಲಿವರಿ	1238 (1243)
ಸೂರ್ಯಕಾಂತಿ ಎಣ್ಣೆ ಕಚ್ಚಾ	1415 (1415)
ಚಿನ್ನ-ಬೆಳ್ಳಿ (ಜಿಎಸ್‌ಟಿ ಸೇರಿಲ್ಲ)	
ಅಪರಂಜಿ ಚಿನ್ನ 10 ಗ್ರಾಂ	1,27,250 (1,27,300)
ಬೆಳ್ಳಿ ಕೆ.ಜಿಗೆ	1,85,500 (1,79,000)

ಆವರಣದಲ್ಲಿ ಹಿಂದಿನ ವಹಿವಾಟಿನ ಧಾರಣೆ

ಈರುಳ್ಳಿ ಧಾರಣೆ ಬೆಂಗಳೂರು (ಕ್ವಿಂಟಲ್‌ಗೆ)

ದೊಡ್ಡ	₹1400-2600
ಮಧ್ಯಮ	₹800-1400
ಸಣ್ಣ	₹400-800

ಏಜೀಸ್ ಫೆಡರಲ್ ಲೈಫ್ ಇನ್ಶೂರೆನ್ಸ್ ಲೋಗೊ ಅನಾವರಣ

• ನವೀನ್ ಕುಮಾರ್ ಎನ್.

ಮುಂಬೈ: ಯುರೋಪ್ ಮೂಲದ ವಿಮಾ ಸಂಸ್ಥೆ ಏಜೀಸ್ ಮತ್ತು ಭಾರತದ ಫೆಡರಲ್ ಬ್ಯಾಂಕ್‌ನ ಜಂಟಿ ಸಂಸ್ಥೆ 'ಏಜೀಸ್ ಫೆಡರಲ್ ಲೈಫ್ ಇನ್ಶೂರೆನ್ಸ್'ನ ಹೊಸ ಲೋಗೊವನ್ನು ಮಂಗಳವಾರ ಅನಾವರಣ ಮಾಡಲಾಯಿತು.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಜೂಡ್ ಗೋಮ್ಸ್ ಮಾತನಾಡಿ, 'ಏಜೀಸ್ ಗ್ರೂಪ್ 200 ವರ್ಷಗಳ ಪರಂಪರೆ ಹೊಂದಿದೆ. ಫೆಡರಲ್ ಬ್ಯಾಂಕ್‌ಗೆ ದಶಕಗಳ ಇತಿಹಾಸವಿದೆ. ಈ ಎರಡೂ ಸಂಸ್ಥೆಗಳು ಹೊಂದಿರುವ ವಿಶ್ವಾಸವನ್ನು ಹೊಸ ಲೋಗೊ ಮತ್ತಷ್ಟು ಸಾಬೀತುಪಡಿಸುತ್ತದೆ. ವಿಮೆ ಪದ್ಧತಿಯನ್ನು ಸರಳೀಕರಿಸುವ, ಜನರೊಂದಿಗೆ ಆಳವಾದ ಸಂಪರ್ಕ ಸಾಧಿಸುವ ಹಾಗೂ ಭಾರತದಲ್ಲಿ ಹೆಚ್ಚುತ್ತಿರುವ ಆರ್ಥಿಕ ರಕ್ಷಣೆಯ ಅಗತ್ಯಗಳನ್ನು ಪೂರೈಸುವ ಜತೆಗೆ, ಲಕ್ಷಾಂತರ ಜನರಿಗೆ ಉಜ್ವಲ ಭವಿಷ್ಯವನ್ನು ರೂಪಿಸುವ ಸಂಸ್ಥೆಯ ಉದ್ದೇಶವನ್ನು ಲೋಗೊ ಪ್ರತಿಬಿಂಬಿಸುತ್ತದೆ' ಎಂದರು.

'2008ರಲ್ಲಿ ಕಾರ್ಯಾಚರಣೆ ಆರಂಭಿಸಿದ ಸಂಸ್ಥೆಯು 2025ರ ಮಾರ್ಚ್ 31ರ ವೇಳೆಗೆ ₹27,558 ಕೋಟಿಗಿಂತ ಹೆಚ್ಚಿನ ವಿಮಾ ಮೊತ್ತವನ್ನು 19.71 ಲಕ್ಷಕ್ಕೂ ಹೆಚ್ಚು ಪಾಲಿಸಿಗಳಿಗೆ ಬಿಡುಗಡೆ ಮಾಡಿದೆ. 2025ರ ಹಣಕಾಸು ವರ್ಷದಲ್ಲಿ ಶೇ 100ರಷ್ಟು ವೈಯಕ್ತಿಕ ವಿಮಾ ಪಾಲಿಸಿಗಳನ್ನು ಇತ್ಯರ್ಥಪಡಿಸಿದೆ' ಎಂದು ಹೇಳಿದರು.



ಮುಂಬೈನ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಆಯೋಜಿಸಿದ್ದ ಲೋಗೊ ಅನಾವರಣ ಸಮಾರಂಭದಲ್ಲಿ ಸಚಿನ್ ತೆಂಡೂಲ್ಕರ್ ಹಾಗೂ ಜೂಡ್ ಗೋಮ್ಸ್ ಅವರು ಹಸ್ತಲಾಘವ ಮಾಡಿದರು

ಬ್ರ್ಯಾಂಡ್ ರಾಯಭಾರಿ ಸಚಿನ್ ತೆಂಡೂಲ್ಕರ್ ಮಾತನಾಡಿ, 'ಭಾರತದ ಪ್ರಮುಖ ಜೀವ ವಿಮಾ ಸಂಸ್ಥೆಗಳಲ್ಲಿ ಒಂದಾದ ಏಜೀಸ್ ಫೆಡರಲ್ ಲೈಫ್ ಇನ್ಶೂರೆನ್ಸ್ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದೆ. ಹೊಸ ಲೋಗೊ ಮತ್ತು ಬ್ರ್ಯಾಂಡ್ ಪ್ರತಿ ಕುಟುಂಬದ ಭವಿಷ್ಯವನ್ನು ರಕ್ಷಿಸುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಸ್ಥೆಯ ಆಹ್ವಾನದ ಮೇರೆಗೆ 'ಪ್ರಜಾವಾಣಿ' ಪ್ರತಿನಿಧಿ ಮುಂಬೈಗೆ ಭೇಟಿ ನೀಡಿದ್ದರು.

ಸುದ್ದಿ 2 ನಿಮಿಷ

ದೇಶದಲ್ಲಿ 2 ಲಕ್ಷ ನವೋದ್ಯಮ

ನವದೆಹಲಿ (ಪಿಟಿಐ): ದೇಶದಲ್ಲಿ ಮಾನ್ಯತೆ ಪಡೆದ ಎರಡು ಲಕ್ಷಕ್ಕೂ ಅಧಿಕ ನವೋದ್ಯಮಗಳು ಇವೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಬುಧವಾರ ತಿಳಿಸಿದೆ.

ಸ್ಟಾರ್ಟ್‌ಅಪ್ ಇಂಡಿಯಾ ಕ್ರಿಯಾ ಯೋಜನೆ ಅಡಿಯಲ್ಲಿ ಈ ನವೋದ್ಯಮಗಳು ತೆರಿಗೆ ಪ್ರೋತ್ಸಾಹಕ್ಕೆ ಅರ್ಹತೆ ಹೊಂದಿರುತ್ತವೆ ಎಂದು ತಿಳಿಸಿದೆ.

ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನಾ ಇಲಾಖೆಯು (ಡಿಪಿಐಐಟಿ) ಇದುವರೆಗೆ 2,01,335 ನವೋದ್ಯಮಗಳನ್ನು ಗುರುತಿಸಿದೆ. ಈ ನವೋದ್ಯಮಗಳು ದೇಶದಲ್ಲಿ 21 ಲಕ್ಷಕ್ಕೂ ಅಧಿಕ ಉದ್ಯೋಗಗಳನ್ನು ಸೃಷ್ಟಿಸಿದೆ ಎಂದು ತಿಳಿಸಿದೆ.

14 ವಲಯಗಳಲ್ಲಿ ಉತ್ಪಾದನೆ ಆಧಾರಿತ ಉತ್ತೇಜನ (ಪಿಎಲ್‌ಐ) ಯೋಜನೆಯ ಅಡಿ ಪ್ರಸಕ್ತ ಜೂನ್‌ವರೆಗೆ ₹1.88 ಲಕ್ಷ ಕೋಟಿಗೂ ಹೆಚ್ಚು ಹೂಡಿಕೆ ಆಗಿದೆ.

ಇದರ ಪರಿಣಾಮವಾಗಿ ₹17 ಲಕ್ಷ ಕೋಟಿ ಮೌಲ್ಯದಷ್ಟು ಹೆಚ್ಚುವರಿ ಉತ್ಪಾದನೆ ಅಥವಾ ಮಾರಾಟ ಆಗಿದೆ. 12.3 ಲಕ್ಷದಷ್ಟು ಪ್ರತ್ಯಕ್ಷ ಮತ್ತು ಪರೋಕ್ಷ ಉದ್ಯೋಗ ಸೃಷ್ಟಿಯಾಗಿದೆ. ಎಲೆಕ್ಟ್ರಾನಿಕ್ಸ್, ಔಷಧ, ದೂರಸಂಪರ್ಕ ಮತ್ತು ಆಹಾರ ಸಂಸ್ಕರಣೆ ವಲಯದ ರಫ್ತು ₹7.5 ಲಕ್ಷ ಕೋಟಿ ದಾಟಿದೆ ಎಂದು ತಿಳಿಸಿದೆ.

₹67 ಲಕ್ಷ ಕೋಟಿ ಎಫ್‌ಡಿಐ: ಕಳೆದ 11 ಆರ್ಥಿಕ ವರ್ಷದಲ್ಲಿ ಭಾರತವು, ₹67.28 ಲಕ್ಷ ಕೋಟಿಯಷ್ಟು ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಆಕರ್ಷಿಸಿದೆ. 2002-03ರಿಂದ 2013-14ರವರೆಗೆ ₹27.72 ಲಕ್ಷ ಕೋಟಿ ಹೂಡಿಕೆ ಆಗಿತ್ತು. ಇದಕ್ಕೆ ಹೋಲಿಸಿದರೆ ವಿದೇಶಿ ನೇರ ಹೂಡಿಕೆ ಪ್ರಮಾಣವು ಶೇ 143ರಷ್ಟು ಏರಿಕೆ ಆಗಿದೆ ಎಂದು ತಿಳಿಸಿದೆ.

ಸುಡಾನ್ ಸಶಸ್ತ್ರ ಪಡೆ ದಾಳಿ: 15ಕ್ಕೂ ಹೆಚ್ಚು ಸಾವು

ಜುಬಾ/ದಕ್ಷಿಣ ಸುಡಾನ್ (ಎಪಿ): ದಕ್ಷಿಣ ಸುಡಾನ್‌ನ ಅತಿ ದೊಡ್ಡ ತೈಲ ಸಂಸ್ಕರಣಾ ಘಟಕದ ಸಮೀಪ ಮಂಗಳವಾರ ಸಂಜೆ ಸುಡಾನ್ ಶಸಸ್ತ್ರ ಪಡೆಗಳು ನಡೆಸಿದ ದಾಳಿಯಲ್ಲಿ 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.


ದಕ್ಷಿಣ ಸುಡಾನ್‌ನ ಗಡಿಭಾಗ ಹೆಗ್ಲಿಗ್‌ನಲ್ಲಿರುವ ತೈಲ ಸಂಸ್ಕರಣ ಘಟಕವನ್ನು ವಶಕ್ಕೆ ಪಡೆದ ಬೆನ್ನಲ್ಲೇ, ಈ ದಾಳಿ ನಡೆದಿದೆ ಎಂದು 2023ರಿಂದ ಸುಡಾನ್ ಸೇನೆಯ ವಿರುದ್ಧ ಹೋರಾಡುತ್ತಿರುವ ಅರೆಸೇನಾ ಕ್ಷಿಪ್ರಕಾರ್ಯಪಡೆ(ಆರ್‌ಎಸ್‌ಎಫ್) ಹೇಳಿದೆ.

ಡ್ರೋನ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಇನ್ನೂ ಖಚಿತಗೊಂಡಿಲ್ಲ. ಸ್ಥಳೀಯ ಮಾಧ್ಯಮ ವರದಿ ಆಧರಿಸಿ 7 ಮಂದಿ ಬುಡಕಟ್ಟು ಮುಖಂಡರು ಮತ್ತು 12ಕ್ಕೂ ಹೆಚ್ಚು ಆರ್‌ಎಸ್‌ಎಫ್ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಎಪಿ ಸುದ್ದಿಸಂಸ್ಥೆ ವರದಿ ಮಾಡಿದೆ.

ಅಂತರರಾಷ್ಟ್ರೀಯ ನಿಯಮ ಉಲ್ಲಂಘಿಸಿ ಸುಡಾನ್ ಸಶಸ್ತ್ರ ಪಡೆ ದಾಳಿ ನಡೆಸಿದೆ ಎಂದು ಆರ್‌ಎಸ್‌ಎಫ್ ಆರೋಪಿಸಿದೆ. ಆರ್‌ಎಸ್‌ಎಫ್ ಸಿಬ್ಬಂದಿಯನ್ನು ಗುರಿಯಾಗಿಸಿ ಡ್ರೋನ್ ದಾಳಿ ನಡೆಸಿರುವುದಾಗಿ ಸುಡಾನ್ ಸೇನಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ನೊಬೆಲ್ ಶಾಂತಿ ಪ್ರಶಸ್ತಿ ಸ್ವೀಕಾರಕ್ಕೆ ಮಾರಿಯಾ ಗೈರು

ಓಸ್ಲೊ(ಎಪಿ): ವೆನಿಜುವೆಲಾದ ವಿರೋಧ ಪಕ್ಷದ ನಾಯಕಿ, ನೊಬೆಲ್ ಶಾಂತಿ ಪುರಸ್ಕಾರ ಪುರಸ್ಕೃತೆ ಮಾರಿಯಾ ಕೊರಿನಾ ಮಚಾದೊ ಅವರು ಬುಧವಾರ ಇಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿಲ್ಲ ಎಂದು ನಾರ್ವೆಯ ನೊಬೆಲ್ ಸಮಿತಿ ಹೇಳಿದೆ.



ಮಾರಿಯಾ ಕೊರಿನಾ ಮಚಾದೊ

ಪ್ರಜಾಪ್ರಭುತ್ವ ಪರ ಹೋರಾಟಗಾರ್ತಿ ಮಾರಿಯಾ 11 ತಿಂಗಳ ಹಿಂದೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಅಜ್ಞಾತವಾಸದಲ್ಲಿರುವ ಅವರ ಪರವಾಗಿ ಅವರ ಪುತ್ರಿ ನೊಬೆಲ್ ಶಾಂತಿ ಪುರಸ್ಕಾರ ಸ್ವೀಕರಿಸಿದ್ದಾರೆ ಎಂದು ನೊಬೆಲ್ ಸಂಸ್ಥೆಯ ನಿರ್ದೇಶಕ ಕ್ರಿಶ್ಚಿಯನ್ ಬರ್ಗ್ ಹಾರ್ಪ್ವಿಕೆನ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

'ಬುಧವಾರದ ಕಾರ್ಯಕ್ರಮದಲ್ಲಿ ಮಾರಿಯಾ ಭಾಗಿಯಾಗಿಲ್ಲ. ಆದರೆ, ನೊಬೆಲ್ ಪ್ರಶಸ್ತಿ ಪ್ರದಾನ ನಡೆಯಲಿರುವ ಇನ್ನುಳಿದ ದಿನಗಳಲ್ಲಿ ಅವರ ಉಪಸ್ಥಿತಿಯನ್ನು ನಿರೀಕ್ಷಿಸಹುದು' ಎಂದು ಮಾರಿಯಾ ಮಚಾದೊ ಅವರ ವಕ್ತಾರೆ ಕ್ಲಾಡಿಯಾ ಮಸೆರೊ ತಿಳಿಸಿದ್ದಾರೆ. ಸದ್ಯ ಮಾರಿಯಾ ಅವರು ಇರುವ ಸ್ಥಳವನ್ನು ಬಹಿರಂಗಪಡಿಸಲು ಅವರು ನಿರಾಕರಿಸಿದ್ದಾರೆ.

ಸರ್ವಾಧಿಕಾರದಿಂದ ಪ್ರಜಾಪ್ರಭುತ್ವದೆಡೆಗೆ ಶಾಂತಿಯುತವಾಗಿ ದೇಶವನ್ನು ಕೊಂಡೊಯ್ಯಲು ನಡೆಸಿದ ಹೋರಾಟಗಳಿಗಾಗಿ ಮಾರಿಯಾ (58) ಅವರಿಗೆ ಅಕ್ಟೋಬರ್ 10ರಂದು ನೊಬೆಲ್ ಶಾಂತಿ ಪುರಸ್ಕಾರ ಪ್ರಕಟವಾಗಿತ್ತು.

ಉಬರ್‌ನಲ್ಲಿ 'ನಮ್ಮ ಮೆಟ್ರೊ' ಟಿಕೆಟ್

ಒಂದನೇ ಪುಟದಿಂದ...

'ಉಬರ್ ಡೈರೆಕ್ಟ್' ಎಂಬ ಹೊಸ ಯೋಜನೆಯೊಂದನ್ನು ಕೂಡ ಕಂಪನಿ ಪ್ರಕಟಿಸಿದೆ. ಈ ಯೋಜನೆಯು ಉದ್ದಿಮೆ ನಡೆಸುವವರಿಗೆ ಅನುಕೂಲವಾಗಲಿದೆ. ಉದ್ದಿಮೆಯಿಂದ ಉದ್ದಿಮೆಗೆ ಸರಕು ಸಾಗಿಸಲು ಈ ಯೋಜನೆಯನ್ನು ಬಳಸಬಹುದು ಎಂದರು.

ಈ ಎರಡೂ ಸೌಲಭ್ಯಗಳು ಭಾರತದ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ಆಧರಿಸಿವೆ. ಒಂದೇ ಆ್ಯಪ್‌ನಲ್ಲಿ ಸಾರಿಗೆ ವ್ಯವಸ್ಥೆಗೆ ಸಂಬಂಧಿಸಿದ ಸೇವೆ ಮತ್ತು ವ್ಯಾಪಾರ ಸೇವೆಗಳನ್ನು ಒದಗಿಸಲಾಗುತ್ತದೆ ಎಂದರು.

ಅನುಮತಿ ನೀಡಿದರೆ ಬಸ್ ಸೇವೆ: ಬೆಂಗಳೂರಿನಲ್ಲಿ ಉಬರ್ ಬಸ್ ಸೇವೆ ಆರಂಭಿಸಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಸರ್ಕಾರ ಅನುಮತಿ ನೀಡಿದ ಬಳಿಕ ಉಬರ್ ಬಸ್ ಸೇವೆ ಆರಂಭಿಸಲಾಗುವುದು ಎಂದು ಪ್ರಭಜೀತ್ ಸಿಂಗ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಲಿಥುವೇನಿಯಾದಲ್ಲಿ ತುರ್ತು ಪರಿಸ್ಥಿತಿ

ವಿಲ್ನಿಯಸ್ (ಎಪಿ): ರಷ್ಯಾ ಮಿತ್ರರಾಷ್ಟ್ರ ಬೆಲರೂಸ್ ಪದೇ ಪದೇ ಕಳುಹಿಸುತ್ತಿರುವ ಬಲೂನಿನಿಂದಾಗಿ ಭದ್ರತಾ ಅಪಾಯ ಉಂಟಾಗಿರುವ ಕಾರಣ ಲಿಥುವೇನಿಯಾದಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ.

'ಬೆಲರೂಸ್‌ನ ದಾಳಿಯನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳುತ್ತೇವೆ. ದಾಳಿಯಿಂದ ಹೆಚ್ಚು ಹಾನಿಗೊಳಗಾಗಬಹುದಾದ ಪ್ರದೇಶಗಳ ಸುರಕ್ಷತೆ ಬಗ್ಗೆ ಗಮನಹರಿಸುತ್ತೇವೆ' ಲಿಥುವೇನಿಯಾದ ಪ್ರಧಾನಿ ಇಂಗಾ ರುಜಿನೀನೆ ತಿಳಿಸಿದ್ದಾರೆ.

ನ್ಯಾಟೊ ಸದಸ್ಯ ರಾಷ್ಟ್ರವಾಗಿರುವ ಲಿಥುವೇನಿಯಾವು ಉಕ್ರೇನ್ ಅನ್ನು ಬೆಂಬಲಿಸುತ್ತಿದೆ. ಗಡಿ ವಿಚಾರಕ್ಕೆ ಸಂಬಂಧಿಸಿ ಮಾತುಕತೆಗೆ ಕರೆ ನೀಡಿರುವ ಬೆಲರೂಸ್ ನಾಯಕರು, 'ನಾವು ಯುದ್ಧವನ್ನು ಬಯಸುವುದಿಲ್ಲ' ಎಂದು ಹೇಳಿದ್ದಾರೆ.

ಬಲೂನ್‌ಗಳಿಂದಾಗಿ ವಿಲ್ನಿಯಸ್‌ನ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣವು ಅಕ್ಟೋಬರ್‌ನಿಂದ ಈವರೆಗೆ 60 ಗಂಟೆಗೂ ಅಧಿಕ ಸಮಯ ಕಾರ್ಯಾಚರಣೆ ಸ್ಥಗಿತಗೊಳಿಸಿತ್ತು. ಇದರಿಂದಾಗಿ 350 ವಿಮಾನಗಳ ಹಾರಾಟ ರದ್ದಾಗಿದೆ ಮತ್ತು 51 ಸಾವಿರ ಪ್ರಯಾಣಿಕರಿಗೆ ತೊಂದರೆಯಾಗಿದೆ ಎಂದು ಲಿಥುವೇನಿಯಾ ಸರ್ಕಾರ ತಿಳಿಸಿದೆ.

ಅಕೌಂಟ್ ಅಗ್ರಿಗೇಟರ್ ವ್ಯವಸ್ಥೆ: ಎಸ್‌ಬಿಐ ಅಧಿಕಾರಿ ಕಳವಳ

ಮುಂಬೈ (ಪಿಟಿಐ): ಎಲ್ಲ ಬಗೆಯ ಹಣಕಾಸಿನ ಸೇವೆಗಳಿಗೆ ಅಕೌಂಟ್ ಅಗ್ರಿಗೇಟರ್‌ಗಳು ಗ್ರಾಹಕರಿಂದ ಒಂದೇ ಬಾರಿಗೆ ಸಹಮತ ಪಡೆಯುವ ವ್ಯವಸ್ಥೆಯ ಬಗ್ಗೆ ಎಸ್‌ಬಿಐ ವ್ಯವಸ್ಥಾಪಕ ನಿರ್ದೇಶಕ ಅಶ್ವಿನಿ ಕುಮಾರ್ ತಿವಾರಿ ಕಳವಳ ವ್ಯಕ್ತಪಡಿಸಿದ್ದಾರೆ.

ಇಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, 'ಹೆಚ್ಚಿನ ಗ್ರಾಹಕರು ಸಹಮತ ನೀಡುವ ಮೊದಲು ಎಲ್ಲ ವಿವರಗಳನ್ನು ಗಮನಿಸುವುದಿಲ್ಲ, ಅವರು ವಿವರಗಳನ್ನು ಅರ್ಥ ಮಾಡಿಕೊಳ್ಳದೆಯೇ ಒಪ್ಪಿಗೆ ನೀಡುತ್ತಾರೆ' ಎಂದು ಹೇಳಿದ್ದಾರೆ.

ಅಕೌಂಟ್ ಅಗ್ರಿಗೇಟರ್‌ಗಳು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನಿಯಂತ್ರಣಕ್ಕೆ ಒಳಪಟ್ಟಿರುವ ಸಂಸ್ಥೆಗಳಾಗಿದ್ದು, ಗ್ರಾಹಕರ ಸಹಮತದ ಆಧಾರದಲ್ಲಿ ಅವರ ಕುರಿತಾದ ದತ್ತಾಂಶ ಒದಗಿಸುವ ಕೆಲಸ ಮಾಡುತ್ತವೆ.

ಹಣಕಾಸು ಸಂಸ್ಥೆಗಳ ನಡುವೆ ದತ್ತಾಂಶವನ್ನು ಹಂಚಿಕೊಳ್ಳುವ ಪ್ರಕ್ರಿಯೆಯು ಸುಲಭವಾಗಬೇಕು ಎಂಬ ಉದ್ದೇಶದಿಂದ ಅಕೌಂಟ್ ಅಗ್ರಿಗೇಟರ್ ವ್ಯವಸ್ಥೆಯನ್ನು ಆರ್‌ಬಿಐ ಜಾರಿಗೆ ತಂದಿದೆ. ದತ್ತಾಂಶವನ್ನು ಹಂಚಿಕೊಳ್ಳುವುದು ಸುಲಭವಾದಾಗ ತೀರ್ಮಾನ ತೆಗೆದುಕೊಳ್ಳುವ ಪ್ರಕ್ರಿಯೆಯು ವೇಗ ಪಡೆದುಕೊಳ್ಳುತ್ತದೆ. ಈಗ ಅಕೌಂಟ್ ಅಗ್ರಿಗೇಟರ್ ವ್ಯವಸ್ಥೆಯನ್ನು 22.5 ಕೋಟಿ ಜನ ಬಳಸುತ್ತಿದ್ದಾರೆ.

ಸಾಲ ನೀಡುವುದಕ್ಕೆ, ಸಂಪತ್ತು ನಿರ್ವಹಣಾ ಸೇವೆಗಳನ್ನು ಒದಗಿಸುವುದಕ್ಕೆ ಸೇರಿದಂತೆ ಹಲವು ಬಗೆಯ ಹಣಕಾಸಿನ ಸೇವೆಗಳನ್ನು ಒದಗಿಸಲು ಗ್ರಾಹಕರಿಂದ ಒಂದೇ ಬಾರಿಗೆ ಒಪ್ಪಿಗೆ ಪಡೆಯಲಾಗುತ್ತಿದೆ ಎಂದು ತಿವಾರಿ ಅವರು ಹೇಳಿದ್ದಾರೆ.

'ಗ್ರಾಹಕರಿಂದ ಒಂದು ಬಾರಿ ಮಾತ್ರ ಒಪ್ಪಿಗೆ ಪಡೆಯಲಾಗುತ್ತದೆ. ಗ್ರಾಹಕರು ಒಪ್ಪಿಗೆ ನೀಡುವ ಮೊದಲು ವಿವರಗಳನ್ನು ಗಮನಿಸುವುದಿಲ್ಲ. ವಿವರಗಳನ್ನು ಅರ್ಥ ಮಾಡಿಕೊಳ್ಳದೆಯೇ ಅವರು ಒಪ್ಪಿಗೆ ನೀಡಿರುತ್ತಾರೆ. ಇದು ನನ್ನಲ್ಲಿ ಒಂದಿಷ್ಟು ಕಳವಳ ಮೂಡಿಸಿದೆ. ಅರ್ಥ ಮಾಡಿಕೊಳ್ಳದೆಯೇ ಒಪ್ಪಿಗೆ ನೀಡುವುದು ಸರಿಯೇ? ಬಹುಶಃ ಸರಿಯಲ್ಲ' ಎಂದು ತಿವಾರಿ ಹೇಳಿದ್ದಾರೆ.

ಈ ಸಮಸ್ಯೆಗೆ ಸರಿಯಾದ ಪರಿಹಾರ ಕಂಡುಕೊಳ್ಳುವಲ್ಲಿ ದೇಶದ ಫಿನ್‌ಟೆಕ್ ಉದ್ಯಮ ವಲಯದ ಸ್ವಯಂ ನಿಯಂತ್ರಣ ಸಂಸ್ಥೆಗಳು (ಎಸ್‌ಆರ್‌ಒ) ಯಶಸ್ಸು ಕಂಡಿಲ್ಲ ಎಂದು ಕೂಡ ಅವರು ತಿಳಿಸಿದ್ದಾರೆ.

ಬೆಳ್ಳಿ ಬೆಲೆ ಒಂದೇ ದಿನ ₹11,500 ಏರಿಕೆ


ಒಂದನೇ ಪುಟದಿಂದ...

10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹800ರಷ್ಟು ಹೆಚ್ಚಳವಾಗಿ, ₹1,32,400ರಂತೆ ಮಾರಾಟವಾಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.

'ಬೆಳ್ಳಿ ಪೂರೈಕೆಯಲ್ಲಿ ಕೊರತೆ ಮತ್ತು ಬೆಳ್ಳಿಯಲ್ಲಿ ಹೆಚ್ಚಿದ ಹೂಡಿಕೆಯು ಬೆಲೆ ಏರಿಕೆಗೆ ಕಾರಣ' ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ಹೇಳಿದ್ದಾರೆ.

'ಅಮೆರಿಕ-ಯುರೋಪ್ ಮೈತ್ರಿ ಮುರಿಯಲು ಟ್ರಂಪ್ ಆಡಳಿತ ಯತ್ನ'

ರೋಮ್ (ಎಪಿ): ಅಮೆರಿಕ ಮತ್ತು ಯುರೋಪ್ ನಡುವಿನ ಬಹುಕಾಲದ ಮೈತ್ರಿಯನ್ನು ವಿಭಜಿಸುವಂಥ ಯತ್ನವನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಆಡಳಿತ ಮಾಡುತ್ತಿದೆ ಎಂದು ಪೋಪ್ ಲಿಯೊ-14 ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.



ಪೋಪ್ ಲಿಯೊ14

ಅಮೆರಿಕದ ಶಾಂತಿ ಯೋಜನೆ, ಭದ್ರತೆ ಕುರಿತು ಐರೋಪ್ಯ ರಾಷ್ಟ್ರಗಳೊಂದಿಗೆ ಮಾತುಕತೆ ನಡೆಸುವ ಉದ್ದೇಶದಿಂದ ಪ್ರವಾಸ ಕೈಗೊಂಡಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ, ಪೋಪ್ ಲಿಯೊ-14 ಅವರನ್ನೂ ಮಂಗಳವಾರ ಭೇಟಿಯಾಗಿದ್ದಾರೆ.

ಈ ಭೇಟಿಯ ಬಳಿಕ ಅಮೆರಿಕದ ಶಾಂತಿ ಪ್ರಸ್ತಾವದ ಪ್ರಕ್ರಿಯೆಗಳಲ್ಲಿ ಐರೋಪ್ಯ ರಾಷ್ಟ್ರಗಳನ್ನು ಕಡೆಗಣಿಸಲಾಗುತ್ತಿದೆ ಎನ್ನುವ ವಿಚಾರದ ಬಗ್ಗೆ ಮಾಧ್ಯಮಗಳು ಪೋಪ್ ಅವರನ್ನು ಪ್ರಶ್ನಿಸಿವೆ.

ಪ್ರತಿಕ್ರಿಯಿಸಿರುವ ಅವರು, 'ಯುರೋಪ್‌ನಲ್ಲೇ ಯುದ್ಧ ನಡೆಯುತ್ತಿರುವಾಗ ಯುರೋಪ್ ಅನ್ನೇ ಹೊರಗಿಟ್ಟು ಶಾಂತಿ ಪ್ರಸ್ತಾವ ರೂಪಿಸುವುದು ಅವಾಸ್ತವಿಕ ಪ್ರಕ್ರಿಯೆಯಾಗುತ್ತದೆ. ಪ್ರಸಕ್ತ ಮತ್ತು ಭವಿಷ್ಯದ ಭದ್ರತೆಗೆ ಖಾತರಿಯ ಅಗತ್ಯವಿದೆ. ಹೀಗಾಗಿ ಯುರೋಪ್ ಶಾಂತಿ ಯೋಜನೆಯ ಭಾಗವಾಗಲೇಬೇಕು. ಆದರೆ, ಎಲ್ಲರೂ ಇದನ್ನು ಅರ್ಥೈಸಿಕೊಳ್ಳುವುದಿಲ್ಲ' ಎಂದಿದ್ದಾರೆ.

ಇದೇ ವೇಳೆ, ಅಮೆರಿಕ-ಯುರೋಪ್ ಮೈತ್ರಿ ಸಂಬಂಧಿಸಿದಂತೆ ಟ್ರಂಪ್ ಆಡಳಿತ ಹೊಂದಿರುವ ನಿಲುವಿನ ಬಗ್ಗೆಯೂ ಮಾತನಾಡಿ, 'ನಾನು ಕೇಳಿದ ಹಾಗೂ ಓದಿದ ಪ್ರಕಾರ, ಟ್ರಂಪ್ ಆಡಳಿತದ ನಿಲುವುಗಳು ಯುರೋಪ್ ಮತ್ತು ಅಮೆರಿಕದ ನಡುವಿನ ಬಹುಕಾಲದ ಮೈತ್ರಿಯ ವಿಚಾರದಲ್ಲಿ ಬಹುದೊಡ್ಡ ಬದಲಾವಣೆಗಳಿಗೆ ಕಾರಣವಾಗಲಿವೆ. ಇಂದಿನ ಮತ್ತ ಭವಿಷ್ಯದ ಮೈತ್ರಿಯನ್ನು ಮುರಿಯಲು ಇದು ಕಾರಣವಾಗುತ್ತದೆ ಎಂದು ನನಗೆ ಅನಿಸುತ್ತದೆ' ಎಂದೂ ಹೇಳಿದ್ದಾರೆ.

ತಿರುಪತಿ: ಈಗ ಕಳಪೆ ಶಲ್ಯದ ಸರದಿ

ಒಂದನೇ ಪುಟದಿಂದ...

ಏನಿದು ಪ್ರಕರಣ?: 15 ಸಾವಿರ ಶಲ್ಯಗಳನ್ನು ಪೂರೈಸುವಂತೆ ನಗರಿ ಪಟ್ಟಣದ ವಿಆರ್‌ಎಸ್ ಎಕ್ಸ್‌ಪೋರ್ಟ್‌ನೊಂದಿಗೆ ಟಿಟಿಡಿ ಒಪ್ಪಂದ ಮಾಡಿಕೊಂಡಿತ್ತು. ಪ್ರತಿ ಶಲ್ಯಕ್ಕೆ ₹1,389.15 ದರ ನಿಗದಿಪಡಿಸಲಾಗಿತ್ತು. ವಿಆರ್‌ಎಸ್ ಎಕ್ಸ್‌ಪೋರ್ಟ್ ಸಂಸ್ಥೆಯು ತಿರುಮಲ ಫ್ಯಾಬ್ರಿಕ್ಸ್, ನಾನ್ನ ಕಾಟೇಜ್ ಮತ್ತು ವಿ.ಎಂ. ರಾಜಾ ಪವರ್‌ಲೂಮ್ ಯೂನಿಟ್ ಸೇರಿದಂತೆ ಅನೇಕ ಸೋದರ ಕಂಪನಿಗಳನ್ನು ಹೊಂದಿದ್ದು, 2015ರಿಂದ 2025ರ ನಡುವೆ ಒಟ್ಟು ₹54,95,90,782 ಮೌಲ್ಯದ ಶಲ್ಯಗಳನ್ನು ಖರೀದಿಸಲಾಗಿದೆ.

ಸೆಪ್ಟೆಂಬರ್ 16ರಂದು ಕೈಗೊಂಡ ನಿರ್ಣಯದ ಪ್ರಕಾರ, ದೇವಸ್ಥಾನಕ್ಕೆ ಸರಬರಾಜು ಮಾಡಲಾದ ಶಲ್ಯಗಳ ಗುಣಮಟ್ಟದ ಬಗ್ಗೆ ಸಮಗ್ರ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಮುಖ್ಯ ಜಾಗೃತ ದಳದ ಅಧಿಕಾರಿ ಮತ್ತು ಭದ್ರತಾ ಅಧಿಕಾರಿಗೆ ಟಿಟಿಡಿ ಸೂಚಿಸಿತ್ತು. ಹೀಗಾಗಿ, ತಿರುಪತಿಯ ಗೋದಾಮಿನಲ್ಲಿರುವ ಹೊಸ ದಾಸ್ತಾನು ಮತ್ತು ತಿರುಮಲದ ವೈಭವೋತ್ಸವ ಮಂಟಪದಲ್ಲಿ ಲಭ್ಯವಿದ್ದ ಅನುಮೋದಿತ ಮಾದರಿಗಳನ್ನು ಗುಣಮಟ್ಟದ ಪರಿಶೀಲನೆಗಾಗಿ ಬೆಂಗಳೂರು ಮತ್ತು ಧರ್ಮಾವರಂ ಪ್ರಯೋಗಾಲಯಗಳಿಗೆ ಕಳುಹಿಸಲಾಗಿತ್ತು.

ಮುಖ್ಯಾಂಶಗಳು
- 'ಆಶೀರ್ವಾದ' ಆಚರಣೆಗಳಲ್ಲಿ ರೇಷ್ಮೆ ಶಲ್ಯ ಬಳಕೆ
- ಪ್ರತಿ ಶಲ್ಯಕ್ಕೆ ₹1,389.15 ದರ ನಿಗದಿ
- ಪೂರೈಕೆದಾರರ ವಿರುದ್ಧ ಕ್ರಮಕ್ಕೆ ಟಿಟಿಡಿ ಮನವಿ

ಟೆಂಡರ್‌ನ ಷರತ್ತುಗಳನ್ನು ಉಲ್ಲಂಘಿಸಿರುವುದು ಈ ಮಾದರಿಗಳ ಪರಿಶೀಲನೆಯಿಂದ ಗೊತ್ತಾಗಿದೆ. ರೇಷ್ಮೆ ಶಲ್ಯಗಳೆಂದು ಕರೆಯಲಾಗುವ ಇವುಗಳಲ್ಲಿ ರೇಷ್ಮೆ ಹೋಲೊಗ್ರಾಮ್‌ಗಳು ಸಹ ಕಂಡುಬಂದಿಲ್ಲ.

ವಿಶೇಷವೆಂದರೆ, ಈ ಶಲ್ಯದ ಮಾದರಿಗಳನ್ನು ಈ ಹಿಂದೆ ಕಾಂಚೀಪುರದ ಸಿಎಸ್‌ಬಿ ಕಚೇರಿ ಅನುಮೋದಿಸಿತ್ತು. ಆದರೆ, ಬೆಂಗಳೂರು ಮತ್ತು ಧರ್ಮಾವರಂ ಸಿಎಸ್‌ಬಿ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಿದ ಮಾದರಿಗಳು ರೇಷ್ಮೆ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾಗಿವೆ.

ಎಸಿಬಿ ತನಿಖೆಗೆ ಟಿಟಿಡಿ ಮನವಿ

ಒಂದನೇ ಪುಟದಿಂದ...

ಟೆಂಡರ್ ನೀಡಿದವರು ಟಿಟಿಡಿಯನ್ನು ವಂಚಿಸಿದ್ದಾರೆ. ರೇಷ್ಮೆ ಬದಲಿಗೆ ಅಗ್ಗದ ಪಾಲಿಸ್ಟರ್ ಶಲ್ಯಗಳನ್ನು ಪೂರೈಸುವ ಮೂಲಕ ಟೆಂಡರ್‌ನ ಷರತ್ತುಗಳನ್ನು ಉಲ್ಲಂಘಿಸಲಾಗಿದೆ. ಇದರಿಂದಾಗಿ ಟಿಟಿಡಿ ಖಜಾನೆಗೆ ಆರ್ಥಿಕ ನಷ್ಟವಾಗಿದೆ. ಪೂರೈಕೆದಾರರು ಮತ್ತು ಪ್ರಕರಣದಲ್ಲಿ ಭಾಗಿಯಾಗಿರುವ ಇತರರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕು ಎಂದು ಟಿಟಿಡಿ ಮಂಡಳಿ ವರದಿ ತಿಳಿಸಿದೆ.



ಚಿತ್ರದ ಮೊದಲ ದೃಶ್ಯಕ್ಕೆ ಚಾಲನೆ ನೀಡಿದ ಥ್ರಿಲ್ಲರ್ ಮಂಜು

ಸೆಟ್ಟೇರಿದ ಖೈದಿಪ್ರೇಮಿ

ಬಹುತೇಕ ಉತ್ತರ ಕರ್ನಾಟಕದ ಪ್ರತಿಭೆಗಳಿಂದಲೇ ಕೂಡಿರುವ ‘ಖೈದಿಪ್ರೇಮಿ’ ಚಿತ್ರ ಇತ್ತೀಚೆಗಷ್ಟೇ ಸೆಟ್ಟೇರಿದೆ. ವಂಶಿ ಎಡೆದೊರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು, ನಿರ್ದೇಶನ ಮಾಡುತ್ತಿದ್ದಾರೆ. ಥ್ರಿಲ್ಲರ್ ಮಂಜು ಚಿತ್ರದ ಮೊದಲ ದೃಶ್ಯಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು.

‘ಇದೊಂದು ಪ್ರೇಮಕಥೆಯಾದರೂ, ಮಾನವೀಯತೆಗೆ ಹೆಚ್ಚು ಪ್ರಾಮುಖ್ಯ ನೀಡಿ ಕಥೆ ಮಾಡಿದ್ದೇನೆ. ಕಳೆದ ನಾಲ್ಕು ವರ್ಷಗಳಿಂದ ಈ ಕಥೆ ಸಿದ್ಧ ಮಾಡಿಕೊಂಡಿದ್ದು, ತುಂಬಾ ಹೋಮ್ ವರ್ಕ್ ಮಾಡಿದ್ದೇನೆ. ರಮೇಶ್ ಭಟ್, ಥ್ರಿಲ್ಲರ್ ಮಂಜು, ಅಭಿಜಿತ್‌ರಂಥ ಹಿರಿಯರ ಸಹಕಾರದಿಂದ ಚಿತ್ರ ಈ ಹಂತ ತಲುಪಿದೆ. ಮಂಡ್ಯ ಸುತ್ತಮುತ್ತ ಚಿತ್ರೀಕರಿಸುವ ಆಲೋಚನೆಯಿದೆ. ಫೆಬ್ರುವರಿಯಿಂದ ಚಿತ್ರೀಕರಣ ಪ್ರಾರಂಭವಾಗಲಿದೆ’ ಎಂದರು ನಿರ್ದೇಶಕ.

ಮರುಜನ್ಮ ಮೂವೀಸ್ ಬ್ಯಾನರ್‌ನಲ್ಲಿ ಎಂ. ತಿಲಕ್ ಬಂಡವಾಳ ಹೂಡುವುದರ ಜತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ.


ಅಭಿಜಿತ್ ಪ್ರಮುಖ ಪಾತ್ರದಲ್ಲಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಕುಶಾಲರಾಜ್ ಸಂಗೀತ, ಕೃಷ್ಣಂಬಲ ಛಾಯಾಚಿತ್ರಗ್ರಹಣವಿದೆ.

‘ಅವತಾರ್’ ಟಿಕೆಟ್ ದರ ₹2400

ಜೇಮ್ಸ್ ಕ್ಯಾಮರೂನ್ ನಿರ್ದೇಶನದ ‘ಅವತಾರ್: ಫೈರ್ ಆ್ಯಂಡ್ ಆ್ಯಶ್’ ಡಿ.19ಕ್ಕೆ ತೆರೆ ಕಾಣುತ್ತಿದೆ. ಚಿತ್ರಕ್ಕೆ ಮುಂಗಡ ಬುಕ್ಕಿಂಗ್ ಈಗಾಗಲೇ ಪ್ರಾರಂಭಗೊಂಡಿದ್ದು, ದೇಶದ ಹಲವು ನಗರಗಳಲ್ಲಿ ಟಿಕೆಟ್ ದರ ₹1800ವರೆಗೂ ತಲುಪಿದೆ. ದಿಲ್ಲಿಯ ಐಮ್ಯಾಕ್ಸ್ ಚಿತ್ರಮಂದಿರಗಳಲ್ಲಿ 3ಡಿ ಶೋ ದರ ₹2400 ತಲುಪಿದ್ದು, ಅಷ್ಟೂ ಟಿಕೆಟ್‌ಗಳು ಮಾರಾಟವಾಗಿವೆ.

ರಾಜ್ಯದಲ್ಲಿಯೂ ಚಿತ್ರದ ಅಬ್ಬರ ಜೋರಾಗಿದೆ. ಬೆಂಗಳೂರು ಸೇರಿದಂತೆ ದೇಶದೆಲ್ಲೆಡೆ ಪ್ರಾರಂಭಿಕ ದರವೇ ₹400 ಇದ್ದು, ಸರಾಸರಿ ₹1200 ದರಕ್ಕೆ ಟಿಕೆಟ್‌ಗಳು ಬಿಕರಿಯಾಗುತ್ತಿವೆ. ಬೆಂಗಳೂರಿನ ಐಮ್ಯಾಕ್ಸ್‌ಗಳಲ್ಲಿ ಚಿತ್ರದ 3ಡಿ ಪ್ರದರ್ಶನಗಳು ಈಗಾಗಲೇ ಹೌಸ್‌ಫುಲ್ ಆಗಿವೆ. ಮುಂಗಡ ಬುಕ್ಕಿಂಗ್ ಕೆಲವೇ ಚಿತ್ರಮಂದಿರಗಳಲ್ಲಿ ಲಭ್ಯವಿದ್ದರೂ ದುಬಾರಿ ದರದಲ್ಲಿಯೇ ಟಿಕೆಟ್ ಖರೀದಿಗೆ ಪ್ರೇಕ್ಷಕರು ಒಲವು ತೋರುತ್ತಿದ್ದಾರೆ.

ಈ ಚಿತ್ರ ಸುಮಾರು ₹3600 ಕೋಟಿ ಬಜೆಟ್‌ನಲ್ಲಿ ನಿರ್ಮಾಣಗೊಂಡಿದೆ ಎಂದು ನಿರ್ಮಾಣ ಸಂಸ್ಥೆ ಹೇಳಿದೆ. 2009ರಲ್ಲಿ ತೆರೆಕಂಡಿದ್ದ ‘ಅವತಾರ್’ ವಿಶ್ವದಾದ್ಯಂತ 2.9 ಶತಕೋಟಿ ಡಾಲರ್ ಗಳಿಸಿತ್ತು.



‘ಅವತಾರ್’ ಕಥೆಯ ಸರಣಿಯಲ್ಲಿ ಮೂರನೆ ಚಿತ್ರ ಇದಾಗಿದೆ. ಹಿಂದಿನ ಎರಡೂ ಭಾಗಗಳಿಗೂ ಭಾರತದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಹೀಗಾಗಿ ಈ ಚಿತ್ರದಿಂದ ₹500 ಕೋಟಿಗೂ ಹೆಚ್ಚು ಗಳಿಕೆಯಾಗಬಹುದೆಂದು ಅಂದಾಜಿಸಲಾಗಿದೆ.

ಜಾನ್ ಲ್ಯಾಂಡೌ ನಿರ್ಮಾಣ ಮಾಡಿರುವ ಈ ಸಿನಿಮಾ ವಿಶ್ವದ ಗಮನ ಸೆಳೆದಿದೆ. ಹಾಲಿವುಡ್ ಜನಪ್ರಿಯ ತಾರೆಯರಾದ ಸ್ಯಾಮ್ಯುಯೆಲ್ ಹೆನ್ರಿ ಜಾನ್ ವರ್ತಿಂಗ್ಟನ್, ಝೋ ಸಲ್ದಾನಾ, ಸಿಗೋರ್ನಿ ವೀವರ್, ಸ್ಟೀಫನ್ ಲ್ಯಾಂಗ್, ಕೇಟ್ ವಿನ್ಸ್‌ಲೆಟ್, ಊನಾ ಚಾಪ್ಲಿನ್ ಸೇರಿದಂತೆ ಸ್ಟಾರ್‌ಗಳ ದೊಡ್ಡ ತಂಡವೇ ಇದೆ.



ದರ್ಶನ್



ರಚನಾ ರೈ

ಇಂದು ಡೆವಿಲ್ ದರ್ಶನ

ನಟ ದರ್ಶನ್ ಅಭಿನಯದ ‘ಡೆವಿಲ್’ ಚಿತ್ರ ಗುರುವಾರ (ಡಿ.11) ತೆರೆ ಕಾಣುತ್ತಿದೆ. ಪ್ರಕಾಶ್ ವೀರ್ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ನಟ ದರ್ಶನ್ ಜೈಲಿನಲ್ಲಿದ್ದು, ಅವರ ಪತ್ನಿ ವಿಜಯಲಕ್ಷ್ಮಿ ಚಿತ್ರತಂಡದ ಬೆನ್ನಿಗೆ ನಿಂತಿದ್ದಾರೆ.

ದರ್ಶನ್ ಹಿಂದಿನ ಚಿತ್ರ ‘ಕಾಟೇರ’ 2023ರ ಡಿಸೆಂಬರ್‌ನಲ್ಲಿ ತೆರೆ ಕಂಡು ಯಶಸ್ವಿಯಾಗಿತ್ತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ 2024ರ ಡಿಸೆಂಬರ್‌ನಲ್ಲಿ ಈ ಚಿತ್ರ ತೆರೆಯಲ್ಲಿರಬೇಕಿತ್ತು. 2024ರ ಪ್ರಾರಂಭದಿಂದಲೇ ಚಿತ್ರೀಕರಣ ಶುರುವಾಗಿತ್ತು. ಆದರೆ ಜೂನ್‌ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿ ಚಿತ್ರೀಕರಣ ಸ್ಥಗಿತಗೊಂಡಿತು.

ರಚನಾ ರೈ, ಶರ್ಮಿಳಾ ಮಾಂಡ್ರೆ ಮುಂತಾದವರು ಚಿತ್ರದಲ್ಲಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ, ಸುಧಾಕರ್ ರಾಜ್ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ.

‘ಬಂಧಮುಕ್ತ’ ಟ್ರೇಲರ್ ಬಿಡುಗಡೆ

ಕುಮಾರ ಬೇಂದ್ರೆ ನಿರ್ದೇಶನದ ‘ಬಂಧಮುಕ್ತ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.

‘ಸಮಾಜಕ್ಕೆ ಉತ್ತಮ ಹಾಗೂ ಆರೋಗ್ಯಪೂರ್ಣ ಸಂದೇಶ ನೀಡುವಂತಹ ಚಲನಚಿತ್ರವನ್ನು ಕುಮಾರ ಬೇಂದ್ರೆ ನಿರ್ದೇಶನ ಮಾಡಿದ್ದಾರೆ. ಪುರುಷನ ದಬ್ಬಾಳಿಕೆ ಮತ್ತು ಸಂಕೋಲೆಗಳ ವಿರುದ್ಧ ದಿಟ್ಟ ಯುವತಿಯೊಬ್ಬಳು ಹೋರಾಟ ಮಾಡಿ, ತನ್ನ ಬದುಕನ್ನು ಸಂಕೋಲೆಯಿಂದ ಮುಕ್ತಗೊಳಿಸುವ ಈ ಚಿತ್ರದ ಕಥೆಯು ಸಮಾಜಕ್ಕೆ ಮಾದರಿ ಆಗಬಲ್ಲದು’ ಎಂದರು.

‘ಹಿಂಸೆ, ಕ್ರೌರ್ಯ ಮತ್ತು ಅನಗತ್ಯವಾದ ವೈಭವವನ್ನು ಬಿಂಬಿಸುವ ಚಿತ್ರಗಳೇ ಹೆಚ್ಚಿರುವ ಇಂದಿನ ದಿನಗಳಲ್ಲಿ ಸದಭಿರುಚಿಯ ಚಿತ್ರಗಳ ಅಗತ್ಯವಿದೆ. ಅರವತ್ತು-ಎಪ್ಪತ್ತರ ದಶಕಗಳು ಸಾಮಾಜಿಕ, ಸದಭಿರುಚಿಯ ಚಲನಚಿತ್ರಗಳ ಸುವರ್ಣ ಕಾಲವಾಗಿತ್ತು. ಅಂದು ಇಂತಹ ಸಿನಿಮಾಗಳಿಗೆ ವಿಶೇಷವಾದ ಗೌರವ, ಮೌಲ್ಯವಿತ್ತು. ಇಂದು ಇಂತಹ ಒಳ್ಳೆಯ ಉದ್ದೇಶದ ಸಿನಿಮಾಗಳನ್ನು ಎಲ್ಲ ರೀತಿಯಿಂದ ಮೂಲೆಗುಂಪು ಮಾಡಲಾಗಿದೆ. ಸದಭಿರುಚಿಯ ಕನ್ನಡ ಚಲನಚಿತ್ರಗಳನ್ನು ಪ್ರೋತ್ಸಾಹಿಸಿ ಪೋಷಿಸುವುದು ಕನ್ನಡಿಗರ ಕರ್ತವ್ಯವಾಗಲಿ’ ಎಂದು ತಿಳಿಸಿದರು.



ಶಿವಪುತ್ರಪ್ಪ ಆರ್. ಆಶಿ ಬಂಡವಾಳ ಹೂಡಿದ್ದಾರೆ. ಸಿದ್ಧೇಶ್ವರ ಕಟಕೋಳ ಸಂಗೀತ, ವಿಘ್ನೇಶ್ ಛಾಯಾಚಿತ್ರಗ್ರಹಣ, ಸತ್ಯಜಿತ್ ಸಂಕಲನ ಚಿತ್ರಕ್ಕಿದೆ. ಐಶ್ವರ್ಯ ನಾಗರಾಜ, ರಿತಿಕಾ ಯಲ್ಲಪ್ಪ, ಮಂಜುನಾಥಗೌಡ ಪಾಟೀಲ, ಸನತ್ ಮುಂತಾದವರು ತಾರಾಗಣದಲ್ಲಿದ್ದಾರೆ.

ಚಿಟಿಕೆ ಸುದ್ದಿ

ಕಾಮನ್‌ವೆಲ್ತ್ ಕೊಕ್ಕೊ ಚಾಂಪಿಯನ್‌ಷಿಪ್‌ಗೆ ಭಾರತ ಆತಿಥ್ಯ

ನವದೆಹಲಿ (ಪಿಟಿಐ): ಮುಂದಿನ ಮಾರ್ಚ್ 9 ರಿಂದ 14 ರವರೆಗೆ ನಡೆಯಲಿರುವ ಚೊಚ್ಚಲ ಕಾಮನ್‌ವೆಲ್ತ್ ಕೊಕ್ಕೊ ಚಾಂಪಿಯನ್‌ಷಿಪ್‌ನಲ್ಲಿ 24 ತಂಡಗಳು ಭಾಗವಹಿಸಲಿವೆ. ಈ ಚಾಂಪಿಯನ್‌ಷಿಪ್ ನಡೆಯುವ ತಾಣ ಇನ್ನೂ ಅಂತಿಮಗೊಂಡಿಲ್ಲ.

ಈ ಸ್ಪರ್ಧೆಗೆ ಕಾಮನ್‌ವೆಲ್ತ್ ಸ್ಪೋರ್ಟ್ಸ್ (ಸಿಎಸ್) ಸಮ್ಮತಿ ದೊರೆತಿದ್ದು, ಸ್ಥಳ ನಿರ್ಧರಿಸಲು ಭಾರತ ಕೊಕ್ಕೊ ಫೆಡರೇಷನ್ ವಿವಿಧ ರಾಜ್ಯಗಳ ಜೊತೆ ಮಾತುಕತೆಯಲ್ಲಿದೆ.

ಈ ವರ್ಷದ ಜನವರಿಯಲ್ಲಿ ನವದೆಹಲಿಯಲ್ಲಿ ಕೊಕ್ಕೊ ವಿಶ್ವಕಪ್ ನಡೆದಿತ್ತು. ಆಗ 23 ತಂಡಗಳು ಭಾಗವಹಿಸಿದ್ದವು. ಅದೇ ಮಾದರಿಯಲ್ಲಿ ಪಂದ್ಯಗಳನ್ನು ಆಯೋಜಿಸುವ ಉದ್ದೇಶವಿದೆ. ಪುರುಷರ ವಿಭಾಗದಲ್ಲಿ 16 ತಂಡಗಳು ಕಣಕ್ಕಿಳಿಯಲಿವೆ.

ಜೂನಿಯರ್ ಮಹಿಳಾ ವಿಶ್ವಕಪ್: ಭಾರತಕ್ಕೆ ಜಯ

ಸ್ಯಾಂಟಿಯಾಗೊ (ಚಿಲಿ), (ಪಿಟಿಐ): ಗೋಲ್ ಕೀಪರ್ ನಿಧಿ ಅವರ ಉತ್ತಮ ತಡೆಗಳ ನೆರವಿನಿಂದ ಭಾರತ ತಂಡ, ಜೂನಿಯರ್ ಮಹಿಳಾ ವಿಶ್ವಕಪ್ ಹಾಕಿ ಟೂರ್ನಿಯ ಕ್ಲಾಸಿಫಿಕೇಷನ್ ಪಂದ್ಯದಲ್ಲಿ ಉರುಗ್ವೆ ತಂಡವನ್ನು ಪೆನಾಲ್ಟಿ ಶೂಟೌಟ್‌ನಲ್ಲಿ 3–1 ರಿಂದ ಸೋಲಿಸಿತು.

ಮಂಗಳವಾರ ನಡೆದ 9 ರಿಂದ 12ನೇ ಸ್ಥಾನ ನಿರ್ಧಾರಕ್ಕೆ ನಡೆಯುವ ಪಂದ್ಯದಲ್ಲಿ ನಿಗದಿ ಅವಧಿಯ ಆಟ 1–1ರಲ್ಲಿ ಸಮನಾಗಿತ್ತು. ಈ ಗೆಲುವಿನಿಂದಾಗಿ ಭಾರತಕ್ಕೆ ಒಂಬತ್ತನೇ ಸ್ಥಾನದಲ್ಲಿ ಟೂರ್ನಿಯನ್ನು ಮುಗಿಸುವ ಅವಕಾಶ ಒದಗಿದೆ.

ಪೆನಾಲ್ಟಿ ಶೂಟೌಟ್‌ನಲ್ಲಿ ಪೂರ್ಣಿಮಾ ಯಾದವ್, ಇಶಿಕಾ ಮತ್ತು ಕನಿಕಾ ಸಿವಾಚ್ ಚೆಂಡನ್ನು ಗುರಿ ಸೇರಿಸಿದರು. ಗೋಲ್ ಕೀಪರ್ ನಿಧಿ, ಎದುರಾಳಿ ತಂಡದ ಮೂರು ಗೋಲುಯತ್ನಗಳನ್ನು ತಡೆದು ಗೆಲುವಿಗೆ ಕಾರಣರಾದರು.

ಭಾರತ ತಂಡವು 9–10ನೇ ಸ್ಥಾನ ನಿರ್ಧಾರಕ್ಕೆ ಗುರುವಾರ ನಡೆಯುವ ಪಂದ್ಯದಲ್ಲಿ ಸ್ಪೇನ್ ತಂಡವನ್ನು ಎದುರಿಸಲಿದೆ.

‘ಅರ್ಜೆಂಟೀನಾ’ ಜತೆ ಅಮುಲ್ ಪಾಲುದಾರಿಕೆ ಮತ್ತೆ ವಿಸ್ತರಣೆ

Amul
Official Regional Sponsor

ಬೆಂಗಳೂರು: ಭಾರತದ ಪ್ರತಿಷ್ಠಿತ ಡೇರಿ ಉತ್ಪನ್ನಗಳ ಬ್ರ್ಯಾಂಡ್ ಅಮುಲ್, ಅರ್ಜೆಂಟೀನಾ ಫುಟ್‌ಬಾಲ್ ತಂಡದೊಂದಿಗಿನ ಅಧಿಕೃತ ಪ್ರಾದೇಶಿಕ ಪಾಲುದಾರಿಕೆಯನ್ನು ಇನ್ನೊಂದು ವರ್ಷಕ್ಕೆ ವಿಸ್ತರಿಸಿದೆ. ಫಿಫಾ ಫುಟ್‌ಬಾಲ್ ವಿಶ್ವಕಪ್ 2026ರ ವರೆಗೆ ಈ ಪಾಲುದಾರಿಕೆ ಇರಲಿದೆ.

‘ಫುಟ್‌ಬಾಲ್ ಆಟದಂತೆಯೇ ಅಮುಲ್ ಕೂಡ ಗಡಿಯಾಚೆಗಿನ ಹೃದಯಗಳನ್ನು ಬೆಸೆಯುತ್ತದೆ. 2022ರ ವಿಶ್ವ ಚಾಂಪಿಯನ್ ಅರ್ಜೆಂಟೀನಾ ತಂಡದೊಂದಿಗೆ ಪಾಲುದಾರಿಕೆಯನ್ನು ಮುಂದುವರಿಸುತ್ತಿರುವುದು ಸಂತಸದ ವಿಚಾರ’ ಎಂದು ಅಮುಲ್ ಸಂಸ್ಥೆಯ ಕಾರ್ಯಕಾರಿ ನಿರ್ದೇಶಕ ಡಾ.ಜಯನ್ ಮೆಹ್ತಾ ಹೇಳಿದರು.

ಅಮುಲ್ ಸಂಸ್ಥೆಯು ಅರ್ಜೆಂಟೀನಾ ಫುಟ್‌ಬಾಲ್ ಅಸೋಸಿಯೇಷನ್ ಜೊತೆಗೆ 2022ರಿಂದಲೂ ಪ್ರಾದೇಶಿಕ ಪಾಲುದಾರಿಕೆಯನ್ನು ಹೊಂದಿದೆ.

ಸಂಪುಟ ಸಭೆಯಲ್ಲಿ ಚರ್ಚೆ: ಡಿಕೆಶಿ

ಚಿನ್ನಸ್ವಾಮಿಯಲ್ಲಿ ಪಂದ್ಯಗಳಿಗೆ ಅನುಮತಿ ಕೋರಿದ ಕೆಎಸ್‌ಸಿಎ

ಪ್ರಜಾವಾಣಿ ವಾರ್ತೆ

ಬೆಳಗಾವಿ/ಹುಬ್ಬಳ್ಳಿ: ‘ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬೆಳಗಾವಿಯಲ್ಲಿ ಬುಧವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರ ಮನವಿಪತ್ರ ಸ್ವೀಕರಿಸಿ ಮಾತನಾಡಿದ ಅವರು, ‘ಕ್ರಿಕೆಟ್ ಪಂದ್ಯಗಳನ್ನು ನಿಲ್ಲಿಸಬೇಕು ಎಂಬ ಉದ್ದೇಶ ನಮಗಿಲ್ಲ. ಕ್ರಿಕೆಟ್ ಪ್ರೇಮಿಗಳ ಭಾವನೆಗಳಿಗೆ ಸ್ಪಂದಿಸುತ್ತೇವೆ. ಜನ ಜಂಗುಳಿ ನಿಯಂತ್ರಣ ಕ್ರಮಗಳ ಬಗ್ಗೆ ಯೋಚಿಸಬೇಕಿದೆ. ಜತೆಗೆ, ಮೈಕಲ್ ಡಿ ಕುನ್ಹಾ ಸಮಿತಿ ನೀಡಿದ ಸಲಹೆಗಳನ್ನು ಹಂತಹಂತವಾಗಿ ಪಾಲಿಸುವ ಆಲೋಚನೆಯಿದೆ’ ಎಂದರು.

‘ಐಪಿಎಲ್ ಸೇರಿ ಯಾವ ಕ್ರಿಕೆಟ್ ಪಂದ್ಯವನ್ನೂ ಬೆಂಗಳೂರಿನಿಂದ ಹೊರಹೋಗಲು ಬಿಡುವುದಿಲ್ಲ. ಒಗ್ಗೂಡಿ ಕೆಲಸ ಮಾಡೋಣ ಎಂದು ವೆಂಕಟೇಶ್ ಪ್ರಸಾದ್ ಅವರಿಗೆ ತಿಳಿಸಿದ್ದೇನೆ. ಹೊಸ ಕ್ರೀಡಾಂಗಣಗಳನ್ನು ನಿರ್ಮಿಸುವ ಉದ್ದೇಶವೂ ಸರ್ಕಾರದ ಮುಂದಿದೆ’ ಎಂದರು.

ಇದಕ್ಕೂ ಮುನ್ನ ವೆಂಕಟೇಶ್ ಪ್ರಸಾದ್ ನೇತೃತ್ವದ ತಂಡವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಭೇಟಿಯಾಯಿತು. ನಂತರ ಬೆಳಗಾವಿ ಮತ್ತು ಹುಬ್ಬಳ್ಳಿಯ ಕ್ರೀಡಾಂಗಣಗಳಿಗೆ ಭೇಟಿ ನೀಡಿ, ಪರಿಶೀಲಿಸಿತು.

ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಪ್ರಸಾದ್, ‘ಆರ್‌ಸಿಬಿ ತಂಡದ ಸಂಭ್ರಮಾಚರಣೆ ವೇಳೆ ನಡೆದ ಅಹಿತಕರ ಘಟನೆ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಪಂದ್ಯ ನಡೆದಿಲ್ಲ. ಘಟನೆಯಲ್ಲಿ ಸಂಸ್ಥೆಯಿಂದ ಯಾವುದೇ ತಪ್ಪಾಗಿಲ್ಲ ಎಂಬುದನ್ನು ಮನವರಿಕೆ ಮಾಡಿದ್ದೇವೆ. ಅಂತರರಾಷ್ಟ್ರೀಯ ಪಂದ್ಯಗಳಿಗೂ ಅವಕಾಶ ಮಾಡಿಕೊಡುವಂತೆ ಕೋರಿದ್ದೇವೆ. ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ’ ಎಂದು ತಿಳಿಸಿದರು.

‘ಹುಬ್ಬಳ್ಳಿ, ಬೆಳಗಾವಿಯಲ್ಲಿ ಅಪೂರ್ಣಗೊಂಡಿರುವ ‘ಕ್ರೀಡಾ ಕೇಂದ್ರ’ (ಕ್ಲಬ್ ಹೌಸ್) ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಒಂದು ತಿಂಗಳಲ್ಲಿ ವರದಿ ನೀಡುವಂತೆ ಎಂಜಿನಿಯರ್‌ಗಳಿಗೆ ಸೂಚಿಸಲಾಗಿದೆ’ ಎಂದು ತಿಳಿಸಿದರು.



ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬೆಳಗಾವಿಯಲ್ಲಿ ಬುಧವಾರ ಭೇಟಿಯಾದರು. ಸದಸ್ಯ ವಿನಯ್ ಮೃತ್ಯುಂಜಯ, ಉಪಾಧ್ಯಕ್ಷ ಸುಜೀತ್ ಸೋಮಸುಂದರ್ ಇದ್ದರು

ನಾಮಧಾರಿ ಕಪ್ ಹಾಕಿ: ಬಳ್ಳಾರಿ ತಂಡಕ್ಕೆ ಸುಲಭ ಜಯ

ಪ್ರಜಾವಾಣಿ ವಾರ್ತೆ



ಬೆಂಗಳೂರು: ಸಾಂಘಿಕ ಆಟವಾಡಿದ ಹಾಕಿ ಬಳ್ಳಾರಿ ತಂಡವು ನಾಮಧಾರಿ ಕಪ್ ಟೂರ್ನಿಯ ಪಂದ್ಯದಲ್ಲಿ ಬುಧವಾರ 11–2ರಿಂದ ಸಾಯ್ ಎಸ್‌ಟಿಸಿ ಎ ತಂಡವನ್ನು ನಿರಾಯಾಸವಾಗಿ ಸೋಲಿಸಿತು.

ಬಳ್ಳಾರಿ ತಂಡದ ರಘುನಾಥ್ ವಿ.ಆರ್. (11ನೇ, 19ನೇ, 44ನೇ ಹಾಗೂ 53ನೇ ನಿ.) ನಾಲ್ಕು ಗೋಲು ಹೊಡೆದು ಮಿಂಚಿದರೆ, ಎಸ್.ವಿ. ಸುನಿಲ್ (4ನೇ ಹಾಗೂ 56ನೇ ನಿ.) ಮತ್ತು ಹಂಪಯ್ಯ (12ನೇ ಹಾಗೂ 34ನೇ ನಿ.) ತಲಾ ಎರಡು ಗೋಲು ಗಳಿಸಿದರು. ಪ್ರಣಮ್ ಗೌಡ (8ನೇ ನಿ.), ನಾಗಾರ್ಜುನ್ ರೆಡ್ಡಿ (26ನೇ ನಿ.) ಹಾಗೂ ಎಸ್.ಕೆ.ಉತ್ತಪ್ಪ (58ನೇ ನಿ.) ತಲಾ ಒಂದು ಗೋಲು ಹೊಡೆದರು. ಸಾಯ್ ತಂಡದ ನಯೀಮುದ್ದೀನ್ (27ನೇ ಹಾಗೂ 47ನೇ ನಿ.) ಎರಡು ಗೋಲು ಹೊಡೆದರು.

ಇನ್ನೊಂದು ಪಂದ್ಯದಲ್ಲಿ ನೈರುತ್ಯ ರೈಲ್ವೆ ಹುಬ್ಬಳ್ಳಿ ತಂಡವು 5–3ರಿಂದ ಡಿವೈಇಎಸ್ ಬಿ ತಂಡದ ವಿರುದ್ಧ ರೋಚಕ ಗೆಲುವು ಸಾಧಿಸಿತು.

ಯಂಗ್‌ಸ್ಟರ್ಸ್ ಕಬಡ್ಡಿ ಕ್ಲಬ್ ಆಶ್ರಯದಲ್ಲಿ ಆಯೋಜನೆ

ರಾಜ್ಯಮಟ್ಟದ ಕಬಡ್ಡಿ 12ರಿಂದ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಯಂಗ್‌ಸ್ಟರ್ಸ್ ಕಬಡ್ಡಿ ಕ್ಲಬ್ ಆಶ್ರಯದಲ್ಲಿ ಇದೇ 12 ರಿಂದ 14ರವರೆಗೆ ಎಸ್. ಬಿ. ಶಿವಲಿಂಗಯ್ಯ-ಚಿನ್ನಸ್ವಾಮಿ ರೆಡ್ಡಿ ಅವರ ಸ್ಮರಣಾರ್ಥ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಟೂರ್ನಿ ನಡೆಯಲಿದೆ.



ಬಿ.ಕೆ. ಶಿವರಾಂ

ಕೋದಂಡರಾಮಪುರದ ಆಟದ ಮೈದಾನದಲ್ಲಿ ಟೂರ್ನಿ ನಡೆಯಲಿದೆ. ಇದಕ್ಕಾಗಿ ಮಟ್ಟಿಯ (ಮಣ್ಣಿನ) ಅಂಕಣವನ್ನು ವಿಶೇಷವಾಗಿ ಸಿದ್ಧಗೊಳಿಸಲಾಗಿದೆ.

ಬುಧವಾರ ಟೂರ್ನಿಯ ಟ್ರೋಫಿಯನ್ನು ಅನಾವರಣಗೊಳಿಸಿದ ಯಂಗ್‌ಸ್ಟರ್ಸ್ ಕಬಡ್ಡಿ ಕ್ಲಬ್ ಅಧ್ಯಕ್ಷ ಬಿ.ಕೆ. ಶಿವರಾಂ, ‘ರಾಜ್ಯದ ಬೇರೆ ಬೇರೆ ಕಡೆಗಳಿಂದ 36 ಕಬಡ್ಡಿ ತಂಡಗಳು ಸ್ಪರ್ಧಿಸಲಿವೆ. ನಗದು ಪುರಸ್ಕಾರಗಳನ್ನು ನೀಡಲಾಗುವುದು’ ಎಂದರು.

‘ಕಬಡ್ಡಿ ಅಂಕಣಗಳನ್ನು ಸಾಂಪ್ರದಾಯಿಕ ಶೈಲಿಯಲ್ಲಿ ಸಿದ್ಧಗೊಳಿಸಲಾಗಿದೆ. ಕುಂಕುಮ, ಅರಿಶಿನ, ಪಚ್ಚಕರ್ಪೂರ, ಹರಳೆಣ್ಣೆ, ಶ್ರೀಗಂಧದ ಸಮ್ಮಿಶ್ರದ ಮಟ್ಟಿಯನ್ನು ಹಾಕಿ ಅಂಕಣವನ್ನು ಸಜ್ಜುಗೊಳಿಸಲಾಗಿದೆ’ ಎಂದು ಹೇಳಿದರು.

‘ದೇಶಿ ಕ್ರೀಡೆ ಕಬಡ್ಡಿಯನ್ನು ಪ್ರೋತ್ಸಾಹಿಸಲು ಯಂಗ್‌ಸ್ಟರ್ಸ್ ಕಬಡ್ಡಿ ಕ್ಲಬ್ ಅವಿರತವಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ಕ್ಲಬ್ 1965ರಲ್ಲಿ ಸ್ಥಾಪನೆಯಾಯಿತು. ಇಲ್ಲಿಯವರೆಗೂ 500ಕ್ಕಿಂತ ಹೆಚ್ಚು ಕಬಡ್ಡಿ ಪಟುಗಳು ತರಬೇತಿ ಪಡೆದಿದ್ದಾರೆ. 80ಕ್ಕೂ ಹೆಚ್ಚು ಆಟಗಾರರು ರಾಷ್ಟ್ರ, ರಾಜ್ಯ ಮತ್ತು ವಿಶ್ವವಿದ್ಯಾಲಯಗಳ ತಂಡಗಳನ್ನು ಪ್ರತಿನಿಧಿಸಿದ್ದಾರೆ. 1982ರಲ್ಲಿ ಏಷ್ಯನ್ ಕ್ರೀಡಾಕೂಟದಲ್ಲಿ ನಮ್ಮ ಕ್ಲಬ್ ಆಟಗಾರರಾದ ವೈ.ಕುಪ್ಪರಾಜ್ ಮತ್ತು ಚಿನ್ನಸ್ವಾಮಿರೆಡ್ಡಿ ಅವರು ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಆಗ ತಂಡ ಚಿನ್ನದ ಪದಕ ಗಳಿಸಿತ್ತು. 60ವರ್ಷ ಇತಿಹಾಸವಿರುವ ನಮ್ಮ ಕ್ಲಬ್ 25 ರಾಜ್ಯಮಟ್ಟದ, ನಾಲ್ಕು ಅಖಿಲ ಭಾರತ ಹಾಗೂ ಕೆವಿಎಲ್ ಮಾದರಿಯಲ್ಲಿ ವಾಲಿಬಾಲ್ ಟೂರ್ನಿ, ಫುಟ್‌ಬಾಲ್ ಟೂರ್ನಿಗಳನ್ನು ಆಯೋಜಿಸಿದೆ’ ಎಂದು ವಿವರಿಸಿದರು.

ವೀರೋಚಿತ ಗೆಲುವು; ಭಾರತಕ್ಕೆ ಕಂಚು

ಜೂನಿಯರ್ ಹಾಕಿ ವಿಶ್ವಕಪ್: ಆರಂಭಿಕ ಹಿನ್ನಡೆಯಿಂದ ಚೇತರಿಸಿ ಗೆದ್ದ ಆತಿಥೇಯರು

ಚೆನ್ನೈ (ಪಿಟಿಐ): ಎರಡು ಗೋಲುಗಳ ಹಿನ್ನಡೆಯಿಂದ ಚೇತರಿಸಿಕೊಂಡು ವೀರೋಚಿತ ಆಟವಾಡಿದ ಭಾರತ ತಂಡ ಬುಧವಾರ 4–2 ಗೋಲುಗಳಿಂದ ಅರ್ಜೆಂಟೀನಾ ತಂಡವನ್ನು ಸೋಲಿಸಿ ಪುರುಷರ ಜೂನಿಯರ್ ವಿಶ್ವಕಪ್ ಟೂರ್ನಿಯಲ್ಲಿ ಕಂಚಿನ ಪದಕ ಗೆದ್ದುಕೊಂಡಿತು.



ಲಖನೌದಲ್ಲಿ ನಡೆದ 2016ರ ಆವೃತ್ತಿಯಲ್ಲಿ ಪ್ರಶಸ್ತಿ ಗೆದ್ದಿದ್ದ ಆತಿಥೇಯ ತಂಡಕ್ಕೆ, ನಂತರದ ಎರಡು ಆವೃತ್ತಿಗಳಲ್ಲಿ ಮೊದಲ ಮೂರರಲ್ಲಿ ಸ್ಥಾನ ಪಡೆಯಲು (ಪೋಡಿಯಂ ಫಿನಿಷ್) ಸಾಧ್ಯವಾಗಿರಲಿಲ್ಲ. ಭುವನೇಶ್ವರದಲ್ಲಿ (2021) ಮತ್ತು ಕ್ವಾಲಾಲಂಪುರದಲ್ಲಿ (2023) ತಂಡ ನಾಲ್ಕನೇ ಸ್ಥಾನ ಪಡೆದಿತ್ತು.

ಆದರೆ ಈ ಬಾರಿ ಪಿ.ಆರ್.ಶ್ರೀಜೇಶ್ ಮಾರ್ಗದರ್ಶನದ ತಂಡ, ಕೊನೆಯ ಕ್ವಾರ್ಟರ್‌ವರೆಗೆ (45ನೇ ನಿಮಿಷದ ವರೆಗೆ) ಗೋಲುಗಳ ಹಿನ್ನಡೆಯಿಂದ ಎದೆಗುಂದಲಿಲ್ಲ. ಅಂಕಿತ್ ಪಾಲ್ (49ನೇ ನಿಮಿಷ), ಮನಮೀತ್ ಸಿಂಗ್ (52ನೇ ನಿಮಿಷ), ಅನ್ಮೋಲ್ ಎಕ್ಕಾ (58ನೇ ನಿಮಿಷ) ಅವರು ಪೆನಾಲ್ಟಿ ಕಾರ್ನರ್‌ಗಳ ಮೂಲಕ ಗೋಲುಗಳನ್ನು ಗಳಿಸಿದರು. ಪಂದ್ಯ ಮುಗಿಯಲು ನಾಲ್ಕು ನಿಮಿಷ ಗಳಿರುವಾಗ ಶಾರದಾನಂದ ತಿವಾರಿ ಅವರು ಪೆನಾಲ್ಟಿ ಸ್ಟ್ರೋಕ್ ಅನ್ನು ಗೋಲಾಗಿ ಪರಿವರ್ತಿಸಿದರು.

ಮೊದಲ ಎರಡು ಕ್ವಾರ್ಟರ್‌ಗಳಲ್ಲಿ ಅರ್ಜೆಂಟೀನಾ ತಂಡ ಉತ್ತಮ ತಂಡವಾಗಿ ಕಾಣಿಸಿತು. ಹೆಚ್ಚಿನ ಅವಧಿಯಲ್ಲಿ ತಂಡವು ನಿಯಂತ್ರಣ ಪಡೆದಿತ್ತು. ನಿಕೋಲಸ್ ರೋಡ್ರಿಗಸ್ ಅವರು ಮೂರನೇ ನಿಮಿಷ ಪೆನಾಲ್ಟಿ ಸ್ಟ್ರೋಕ್ ಮೂಲಕ ಗೋಲು ಗಳಿಸಿ ತಂಡಕ್ಕೆ ಬೇಗನೇ ಮುನ್ನಡೆ ಒದಗಿಸಿದರು. ಅನ್ಮೋಲ್ ಎಕ್ಕಾ ಮಾಡಿದ ಫೌಲ್ ಇದಕ್ಕೆ ಕಾರಣವಾಯಿತು. 44ನೇ ನಿಮಿಷ ಸ್ಯಾಂಟಿಯಾಗೊ ಫರ್ನಾಂಡೀಸ್ ಅವರು ಮುನ್ನಡೆಯನ್ನು 2–0 ಗೋಲುಗಳಿಗೆ ಹೆಚ್ಚಿಸಿದರು.

ರೋಹಿತ್ ಯಾದವ್ ನೇತೃತ್ವದ ಭಾರತ ತಂಡಕ್ಕೆ 20ನೇ ನಿಮಿಷ ಮೊದಲ ಅವಕಾಶ ದೊರೆಯಿತು. ಆದರೆ ವೃತ್ತದ ತುದಿಯಿಂದ ದಿಲ್‌ರಾಜ್ ಗೋಲಿನತ್ತ ಹೊಡೆದ ಚೆಂಡನ್ನು ಅರ್ಜೆಂಟೀನಾದ ಗೋಲ್ ಕೀಪರ್ ಜೋಕಿನ್ ರುಯಿಸ್ ಉತ್ತಮವಾಗಿ ತಡೆದರು. ಇದರ ನಂತರವೂ ಭಾರತ ಎದುರಾಳಿಗಳ ಮೇಲೆ ಒತ್ತಡ ಹೇರಿತು. 31ನೇ ನಿಮಿಷ ಒಂದರ ಹಿಂದೆ ಒಂದರಂತೆ ಪೆನಾಲ್ಟಿ ಕಾರ್ನರ್ ಅವಕಾಶಗಳು ದೊರೆತವು. ಇದರಲ್ಲಿ ಕೊನೆಯ ಅವಕಾಶದಲ್ಲಿ ಅನ್ಮೋಲ್ ಎಕ್ಕಾ ಅವರ ಯತ್ನದಲ್ಲಿ ಚೆಂಡು ಗೋಲುಪೆಟ್ಟಿಗೆ ಮೇಲಿಂದ ಹೋಯಿತು.

ಅರ್ಜೆಂಟೀನಾ ಪ್ರತಿದಾಳಿಗಳನ್ನು ನಡೆಸಿತು. ಆದರೆ 37ನೇ ನಿಮಿಷ ಪೆನಾಲ್ಟಿ ಕಾರ್ನರ್‌ನಲ್ಲಿ ಅರ್ಜೆಂಟೀನಾ ತಂಡದ ಯತ್ನವನ್ನು ಗೋಲ್‌ಕೀಪರ್ ಪ್ರಿನ್ಸ್‌ದೀಪ್ ಸಿಂಗ್ ಅಮೋಘವಾಗಿ ತಡೆದು ಆತಿಥೇಯ ತಂಡದ ನಿಟ್ಟುಸಿರಿಗೆ ಕಾರಣರಾದರು. 40ನೇ ನಿಮಿಷ ಮತ್ತೆರಡು ಶಾರ್ಟ್ ಕಾರ್ನರ್ ಅವಕಾಶಗಳೂ ವಿಫಲವಾದವು. 41ನೇ ನಿಮಿಷ ಅರ್ಜೆಂಟೀನಾ ನಾಲ್ಕನೇ ಪೆನಾಲ್ಟಿ ಕಾರ್ನರ್ ಪಡೆಯಿತು. ಆದರೆ ರಾಡ್ರಿಗಸ್ ಅವರ 'ಫ್ಲಿಕ್' ಯತ್ನದಲ್ಲಿ ಚೆಂಡು ಗುರಿತಪ್ಪಿತು.

ಈ ಹಿನ್ನಡೆಯಿಂದ ಭಾರತ ವಿಚಲಿತವಾಗಲಿಲ್ಲ. ಅಂತಿಮ ಕ್ವಾರ್ಟರ್‌ನಲ್ಲಿ ಒತ್ತಡ ಹೇರಿತು. ಎರಡು ಪೆನಾಲ್ಟಿ ಕಾರ್ನರ್‌ಗಳನ್ನು ಗೋಲಾಗಿ ಪರಿವರ್ತಿಸಿ ಸ್ಕೋರ್ ಸಮ ಮಾಡಿಕೊಂಡಿತು. ಪಂದ್ಯ ಮುಗಿಯಲು ನಾಲ್ಕು ನಿಮಿಷಗಳಿದ್ದಾಗ ಒದಗಿಬಂದ ಪೆನಾಲ್ಟಿ ಸ್ಟ್ರೋಕ್ ಅನ್ನು ಗೋಲಾಗಿಸುವಲ್ಲಿ ಶಾರದಾನಂದ ತಿವಾರಿ ಎಡವಲಿಲ್ಲ. ಈ ಮುನ್ನಡೆಯ ಪರಿಣಾಮ ಹುರುಪಿನಿಂದ ಆಡಿದ ಆತಿಥೇಯ ತಂಡ ಮರುನಿಮಿಷ ಮತ್ತೊಂದು ಪೆನಾಲ್ಟಿ ಕಾರ್ನರ್ ಪಡೆಯಿತು. ಇದರಲ್ಲಿ ಅನ್ಮೋಲ್ ಚೆಂಡನ್ನು ಗುರಿಮುಟ್ಟಿಸಿದರು.


ಗೆಲುವಿನ ನಂತರ ಭಾರತ ತಂಡದ ಆಟಗಾರರು ಪಲ್ಟಿ ಹೊಡೆದು ಸಂಭ್ರಮಿಸಿದರು ಪಿಟಿಐ ಚಿತ್ರ

ಪ್ರಶಸ್ತಿ ಉಳಿಸಿಕೊಂಡ ಜರ್ಮನಿ

ಚೆನ್ನೈ: ಫೇವರಿಟ್ ಜರ್ಮನಿ ತಂಡ ಪೆನಾಲ್ಟಿ ಶೂಟೌಟ್‌ನಲ್ಲಿ 3–2 ಗೋಲುಗಳಿಂದ ಸ್ಪೇನ್ ತಂಡದ ಪ್ರಬಲ ಹೋರಾಟ ಬದಿಗೊತ್ತಿ ಪುರುಷರ ಜೂನಿಯರ್ ವಿಶ್ವಕಪ್ ಹಾಕಿ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದುಕೊಂಡಿತು.

ಕಳೆದ ಬಾರಿಯೂ ಚಾಂಪಿಯನ್ ಆಗಿದ್ದ ಜರ್ಮನಿ ಹತ್ತನೇ ಬಾರಿ ಫೈನಲ್ ಆಡಿದ್ದು, ಎಂಟನೇ ಬಾರಿ ಚಾಂಪಿಯನ್ ಆಗಿದೆ.

ಮೇಯರ್ ರಾಧಾಕೃಷ್ಣನ್ ಹಾಕಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಫೈನಲ್ ಪಂದ್ಯದ ನಿಗದಿ ಅವಧಿಯ ಆಟ 1–1 ರಲ್ಲಿ ಸಮನಾಗಿತ್ತು. 26ನೇ ನಿಮಿಷ ಜುಸ್ಟಸ್ ವಾರ್ವೆಗ್ ಫೀಲ್ಡ್ ಗೋಲಿನ ಮೂಲಕ ಜರ್ಮನಿ ತಂಡಕ್ಕೆ ಮುನ್ನಡೆ ಒದಗಿಸಿದರು. ಆದರೆ 33ನೇ ನಿಮಿಷ ನಿಕೋಲಸ್ ಮುಸ್ತಾರೋಸ್ ಅವರೂ ಫೀಲ್ಡ್ ಗೋಲು ಗಳಿಸಿ ಸ್ಪೇನ್ ತಂಡ ಸ್ಕೋರ್ ಸಮ ಮಾಡಲು ನೆರವಾದರು.

ನಂತರ ಉಭಯ ತಂಡಗಳು ಮುನ್ನಡೆಗಾಗಿ ಹೋರಾಡಿದರೂ ಯಶಸ್ಸು ಪಡೆಯಲಿಲ್ಲ. ಶೂಟೌಟ್‌ನಲ್ಲಿ ಜರ್ಮನಿ ಪರ ಬೆನೆಡಿಕ್ಟ್ ಗೇಯರ್, ಅಲೆಕ್ ವಾನ್ ಶ್ವೆರಿನ್ ಮತ್ತು ಬೆನ್ ಹಾಷ್‌ಬಾಕ್ ಅವರು ಗೋಲು ಗಳಿಸಿದರು. ಸ್ಪೇನ್ ಪರ ಪಾಬ್ಲೊ ರೋಮನ್, ಜುವಾನ್ ಪ್ರಾಡೊ ಮಾತ್ರ ಯಶ ಗಳಿಸಿದರು.

ಗಿಲ್‌ಗೆ ಲಯಕ್ಕೆ ಮರಳುವ ಸವಾಲು

ಗೆಲುವಿನ ಓಟ ಮುಂದುವರಿಸುವತ್ತ ಸೂರ್ಯ ಪಡೆ ಚಿತ್ತ

ಮುಲ್ಲನಪುರ (ಪಿಟಿಐ): ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಅವರು 'ಚುಟುಕು ಕ್ರಿಕೆಟ್' ಮಾದರಿಯಲ್ಲಿ ತಮ್ಮ ಛಾಪು ಮೂಡಿಸುವ ಒತ್ತಡದಲ್ಲಿದ್ದಾರೆ.

ತಮ್ಮ ತವರೂರಿನಲ್ಲಿ ಸಾಮರ್ಥ್ಯ ಮೆರೆಯುವ ಅವಕಾಶ ಅವರಿಗೆ ಈಗ ಒದಗಿಬಂದಿದೆ. ಚಂಡೀಗಡ ಸಮೀಪದ ಮುಲ್ಲನಪುರದಲ್ಲಿ (ಪಂಜಾಬ್ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣ) ನಡೆಯಲಿರುವ ದಕ್ಷಿಣ ಆಫ್ರಿಕಾ ಎದುರಿನ ಎರಡನೇ ಟಿ20 ಪಂದ್ಯದಲ್ಲಿ ಉತ್ತಮ ಆರಂಭ ನೀಡುವ ಛಲದಲ್ಲಿ ಅವರಿದ್ದಾರೆ. ಕಟಕ್‌ನಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಅವರು ವಿಫಲರಾಗಿದ್ದರು. ಬಾಲ್ಯದ ಗೆಳೆಯ ಅಭಿಷೇಕ್ ಶರ್ಮಾ ಅವರೊಂದಿಗೆ ಗಿಲ್ ಉತ್ತಮ ಆರಂಭ ನೀಡಿದರೆ ತಂಡವು ದೊಡ್ಡ ಮೊತ್ತ ಪೇರಿಸಲು ಅನುಕೂಲವಾಗಲಿದೆ.


ಸೂರ್ಯ ಕುಮಾರ್

ಕಳೆದ ಸೆಪ್ಟೆಂಬರ್‌ನಲ್ಲಿ ನಡೆದಿದ್ದ ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿಯೂ ಗಿಲ್ ಹೆಚ್ಚು ರನ್ ಗಳಿಸಿರಲಿಲ್ಲ. ಆಗಲೂ ಅವರ ಬಗ್ಗೆ ಚರ್ಚೆಗಳು ನಡೆದಿದ್ದವು. ಆದರೆ ತಂಡದ ವ್ಯವಸ್ಥಾಪಕ ಮಂಡಳಿಯು ಗಿಲ್ ಮೇಲೆ ಅಪಾರ ವಿಶ್ವಾಸವಿಟ್ಟು ಅವಕಾಶಗಳನ್ನು ನೀಡುತ್ತಲೇ ಇದೆ.

ಸೂರ್ಯಕುಮಾರ್ ಯಾದವ್ ಬಳಗವು ಮಂಗಳವಾರ ನಡೆದಿದ್ದ ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿತ್ತು. ಹಾರ್ದಿಕ್ ಪಾಂಡ್ಯ ಮಿಂಚಿನ ಅರ್ಧಶತಕ ಗಳಿಸಿದ್ದರು. ಬೌಲರ್‌ಗಳು ಸಂಘಟಿತ ದಾಳಿ ನಡೆಸಿ ಎದುರಾಳಿ ಬಳಗವನ್ನು ಕಟ್ಟಿಹಾಕಿದ್ದರು. ಐದು ಪಂದ್ಯಗಳ ಸರಣಿಯಲ್ಲಿ ಭಾರತ ತಂಡವು 1–0 ಮುನ್ನಡೆ ಸಾಧಿಸಿತ್ತು.

ಗಿಲ್ ಅವರಲ್ಲದೇ ಸೂರ್ಯ ಅವರ ಬ್ಯಾಟಿಂಗ್ ಫಾರ್ಮ್ ಮೇಲೆ ಈಗ ಎಲ್ಲರ ಕಣ್ಣುಗಳಿವೆ. ಅವರು ಕೂಡ ಒಂದು ವರ್ಷದಿಂದ ವೈಫಲ್ಯ ಅನುಭವಿಸುತ್ತಿದ್ದಾರೆ. ಇನ್ನೆರಡು ತಿಂಗಳು ಕಳೆದರೆ ಸೂರ್ಯ ಅವರು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವನ್ನು ಮುನ್ನಡೆಸಬೇಕಿದೆ. ಪ್ರಶಸ್ತಿಯನ್ನು ಉಳಿಸಿ ಕೊಳ್ಳಬೇಕಿದೆ ಆದ್ದರಿಂದ ಅವರು ನಾಯಕತ್ವದ ಜೊತೆಗೆ ಬ್ಯಾಟಿಂಗ್ ನಲ್ಲಿಯೂ ಸಾಮರ್ಥ್ಯ ಮೆರೆಯಬೇಕಾದ ಅಗತ್ಯವಿದೆ.

ಗಾಯದಿಂದ ಚೇತರಿಸಿಕೊಂಡು ಬಂದ ನಂತರದ ಮೊದಲ ಅಂತರ ರಾಷ್ಟ್ರೀಯ ಪಂದ್ಯದಲ್ಲಿ ಹಾರ್ದಿಕ್ ಮಿಂಚಿರುವುದು ತಂಡದಲ್ಲಿ ಆತ್ಮವಿಶ್ವಾಸ ಮೂಡಿಸಿದೆ. ಬೌಲಿಂಗ್ ವಿಭಾಗದಲ್ಲಿ ಅರ್ಷದೀಪ್ ಸಿಂಗ್, ಜಸ್‌ಪ್ರೀತ್ ಬೂಮ್ರಾ ಅವರೊಂದಿಗೆ ಹಾರ್ದಿಕ್ ಹೊಣೆ ಹಂಚಿಕೊಂಡಿದ್ದರು. ಜಿತೇಶ್ ಶರ್ಮಾ ವಿಕೆಟ್ ಕೀಪಿಂಗ್‌ನಲ್ಲಿ ಚುರುಕಾಗಿದ್ದಾರೆ. ಅಲ್ಲದೇ ಯುಡಿಆರ್‌ಎಸ್ (ಅಂಪೈರ್ ತೀರ್ಪು ಮರುಪರಿಶೀಲನಾ ವ್ಯವಸ್ಥೆ) ನಿರ್ಣಯಿಸುವಲ್ಲೂ ಯಶಸ್ವಿಯಾಗಿದ್ದಾರೆ. ಬ್ಯಾಟಿಂಗ್ ಕೂಡ ಉತ್ತಮವಾಗಿದೆ. ಅಕ್ಷರ್ ಪಟೇಲ್ ಇರುವುದರಿಂದ ಕೆಳಕ್ರಮಾಂಕದ ವರೆಗೂ ಬ್ಯಾಟಿಂಗ್ ಶಕ್ತಿ ಇದೆ.

ಪ್ರವಾಸಿ ಬಳಗದಲ್ಲಿ ಟಿ20 ಪರಿಣತ ಬ್ಯಾಟರ್‌ಗಳು ಇದ್ದಾರೆ. ಏಡನ್ ಮರ್ಕರಂ, ಡೇವಿಡ್ ಮಿಲ್ಲರ್, ಟ್ರಿಸ್ಟನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್ ಹಾಗೂ ಕ್ವಿಂಟನ್ ಡಿ ಕಾಕ್ ಅವರು ತಮ್ಮ ನೈಜ ಸಾಮರ್ಥ್ಯಕ್ಕೆ ಮರಳಿದರೆ ಭಾರತದ ಬೌಲರ್‌ಗಳಿಗೆ ಕಠಿಣ ಸವಾಲು ಎದುರಾಗುವುದು ಖಚಿತ. ಮೊದಲ ಪಂದ್ಯದಲ್ಲಿ ಅವರನ್ನು ಕಟ್ಟಿಹಾಕುವಲ್ಲಿ ಆತಿಥೇಯರು ಯಶಸ್ವಿಯಾಗಿದ್ದರು. ಪುಟಿದೇಳುವ ಸಾಮರ್ಥ್ಯ ಇರುವ ದಕ್ಷಿಣ ಆಫ್ರಿಕಾ ತಂಡವು ವಿಭಿನ್ನ ತಂತ್ರಗಾರಿಕೆಯೊಂದಿಗೆ ಇಲ್ಲಿ ಕಣಕ್ಕಿಳಿಯುವ ಛಲದಲ್ಲಿದೆ.

ಪಂದ್ಯ ಆರಂಭ: ರಾತ್ರಿ 7
ನೇರಪ್ರಸಾರ: ಜಿಯೊ ಹಾಟ್‌ಸ್ಟಾರ್, ಸ್ಟಾರ್‌ಸ್ಪೋರ್ಟ್ಸ್ ನೆಟ್‌ವರ್ಕ್



ಶುಭಮನ್ ಗಿಲ್ ಬ್ಯಾಟಿಂಗ್ ತಾಲೀಮು ಪಿಟಿಐ ಚಿತ್ರ

ರ‍್ಯಾಂಕಿಂಗ್: ಎರಡನೇ ಸ್ಥಾನಕ್ಕೇರಿದ ಕೊಹ್ಲಿ

ಏಕದಿನ ಬ್ಯಾಟರ್‌ಗಳ ವಿಭಾಗದಲ್ಲಿ ರೋಹಿತ್‌ಗೆ ಅಗ್ರಸ್ಥಾನ

ದುಬೈ (ಪಿಟಿಐ): ಏಕದಿನ ಕ್ರಿಕೆಟ್ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನವನ್ನು ಮರಳಿ ಪಡೆಯುವ ವಿರಾಟ್ ಕೊಹ್ಲಿ ಅವರ ಕನಸು ಸಾಕಾರಗೊಳ್ಳಲು ಇನ್ನೊಂದೇ ಹೆಜ್ಜೆಯಿದೆ. ಅವರು ಬುಧವಾರ ಪ್ರಕಟವಾದ ಐಸಿಸಿ ರ‍್ಯಾಂಕಿಂಗ್‌ನ ಬ್ಯಾಟರ್‌ಗಳ ವಿಭಾಗದಲ್ಲಿ ಎರಡನೇ ಸ್ಥಾನಕ್ಕೇರಿದರು.

ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಕೊಹ್ಲಿ ಅವರನ್ನು 2021ರ ಏಪ್ರಿಲ್‌ನಲ್ಲಿ ಪಾಕಿಸ್ತಾನದ ಬಾಬರ್ ಆಜಂ ಹಿಂದೆಹಾಕಿದ್ದರು. ನಂತರ ಅವರು ಅಗ್ರಪಟ್ಟಕ್ಕೇರಲು ಸಾಧ್ಯವಾಗಿರಲಿಲ್ಲ. ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಯಲ್ಲಿ ಅಮೋಘ ಯಶಸ್ಸು ಗಳಿಸಿದ್ದು, ಕೊಹ್ಲಿ ಅವರ ಬಡ್ತಿಗೆ ಕಾರಣವಾಗಿದೆ.


ರೋಹಿತ್ ಶರ್ಮಾ

ಒಟ್ಟು 302 ರನ್‌ಗಳೊಡನೆ ಸರಣಿಯ ಆಟಗಾರ ಗೌರವಕ್ಕೆ ಪಾತ್ರರಾಗಿದ್ದ 37 ವರ್ಷ ವಯಸ್ಸಿನ ಕೊಹ್ಲಿ ಎರಡು ಸ್ಥಾನ ಬಡ್ತಿ ಪಡೆದು ಎರಡನೇ ಸ್ಥಾನಕ್ಕೇರಿದ್ದಾರೆ. ಆರಂಭ ಆಟಗಾರ ರೋಹಿತ್ ಶರ್ಮಾ (781 ಪಾಯಿಂಟ್ಸ್) ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ರೋಹಿತ್ ಆ ಸರಣಿಯಲ್ಲಿ 146 ರನ್ ಗಳಿಸಿದ್ದರು. ಕೊಹ್ಲಿ (773 ಪಾಯಿಂಟ್ಸ್) ಮತ್ತು ರೋಹಿತ್ ನಡುವೆ ಎಂಟು ರ‍್ಯಾಂಕಿಂಗ್ ಪಾಯಿಂಟ್‌ಗಳ ಅಂತರವಷ್ಟೇ ಇದೆ.

ಭಾರತ ಮೂರು ಪಂದ್ಯಗಳ ಸರಣಿಯನ್ನು 2–1 ರಿಂದ ಗೆದ್ದುಕೊಂಡಿತ್ತು. ಗಾಯಾಳಾಗಿ ಏಕದಿನ ಸರಣಿ ತಪ್ಪಿಸಿಕೊಂಡಿದ್ದರೂ ಶುಭಮನ್ ಗಿಲ್ ಐದನೇ ಸ್ಥಾನ ಉಳಿಸಿಕೊಂಡಿದ್ದಾರೆ. ಸರಣಿಯಲ್ಲಿ ಎರಡು ಅರ್ಧಶತಕ ಗಳಿಸಿದ್ದ ಕೆ.ಎಲ್.ರಾಹುಲ್ 12ನೇ ಸ್ಥಾನಕ್ಕೇರಿದ್ದಾರೆ. ಅವರಿಗೆ ಎರಡು ಸ್ಥಾನ ಬಡ್ತಿ ದೊರೆತಿದೆ.

ಮೂರನೇ ಸ್ಥಾನಕ್ಕೆ ಕುಲದೀಪ್: ಎಡಗೈ ಸ್ಪಿನ್ನರ್ ಕುಲದೀಪ್ ಯಾದವ್ ಅವರು ಮೂರು ಸ್ಥಾನ ಬಡ್ತಿ ಪಡೆದು ಮೂರನೇ ಕ್ರಮಾಂಕಕ್ಕೇರಿದ್ದಾರೆ.

ಟೆಸ್ಟ್ ಬ್ಯಾಟರ್‌ಗಳ ಪೈಕಿ ಯಶಸ್ವಿ ಜೈಸ್ವಾಲ್ (ಎಂಟನೇ ಸ್ಥಾನ) ಅವರು ಅಗ್ರ 10ರಲ್ಲಿ ಸ್ಥಾನ ಗಳಿಸಿರುವ ಭಾರತದ ಏಕೈಕ ಆಟಗಾರ ಎನಿಸಿದ್ದಾರೆ. ಗಿಲ್ ಮತ್ತು ರಿಷಭ್ ಪಂತ್ ಕ್ರಮವಾಗಿ 11 ಮತ್ತು 13ನೇ ಸ್ಥಾನ ಪಡೆದಿದ್ದಾರೆ.

ಬೌಲರ್‌ಗಳ ವಿಭಾಗದಲ್ಲಿ ಆಸ್ಟ್ರೇಲಿಯಾದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಅವರು ಮೂರು ಸ್ಥಾನಗಳಷ್ಟು ಮೇಲೇರಿ 3ನೇ ಕ್ರಮಾಂಕಕ್ಕೆ ಲಗ್ಗೆಹಾಕಿದ್ದಾರೆ. ಅವರು ಆ್ಯಷಸ್ ಸರಣಿಯ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ 18 ವಿಕೆಟ್ ಪಡೆದಿದ್ದರು. ಜಸ್‌ಪ್ರೀತ್ ಬೂಮ್ರಾ ಅಗ್ರಸ್ಥಾನ ಅಬಾಧಿತವಾಗಿ ಉಳಿದಿದೆ.

ಮಣಿಕಾಂತ್ ದ್ವಿಶತಕ; ಕರ್ನಾಟಕ ಮುನ್ನಡೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಮಣಿಕಾಂತ್ ಶಿವಾನಂದ ಅವರ ದ್ವಿಶತಕ ಹಾಗೂ ಧ್ರುವ್ ಕೃಷ್ಣನ್ ಅವರ ಶತಕದ ನೆರವಿನಿಂದ ಕರ್ನಾಟಕ ತಂಡವು ಕೂಚ್ ಬಿಹಾರ್ ಟ್ರೋಫಿ (19 ವರ್ಷದೊಳಗಿನವರ) ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಒಡಿಶಾ ವಿರುದ್ಧ ಮೊದಲ ಇನಿಂಗ್ಸ್‌ನಲ್ಲಿ 242 ರನ್‌ಗಳ ಬೃಹತ್ ಮುನ್ನಡೆ ಪಡೆಯಿತು.

ಒಡಿಶಾದ ಬಲಾಂಗಿರ್‌ನಲ್ಲಿ ನಡೆಯುತ್ತಿರುವ ಸಿ ಗುಂಪಿನ ಪಂದ್ಯದಲ್ಲಿ ಬುಧವಾರ 1 ವಿಕೆಟ್‌ಗೆ 50 ರನ್‌ಗಳೊಡನೆ ಆಟ ಮುಂದುವರಿಸಿದ ಅನ್ವಯ್ ದ್ರಾವಿಡ್ ಪಡೆಯು ದಿನದ ಮೂರೂ ಅವಧಿಗಳಲ್ಲಿ ಮೇಲುಗೈ ಸಾಧಿಸಿತು. ಮಣಿಕಾಂತ್ (227 ರನ್; 4x20, 6x7) ಹಾಗೂ ಧ್ರುವ್ (105 ರನ್; 4x13) ಅವರು ಎರಡನೇ ವಿಕೆಟ್ ಜೊತೆಯಾಟದಲ್ಲಿ 223 ರನ್ ಸೇರಿಸಿದರು.

ಧ್ರುವ್ ಅವರು ಶತಕ ಗಳಿಸಿದ ಸ್ವಲ್ಪ ಹೊತ್ತಿನಲ್ಲಿಯೇ ಪ್ರಿಯಾಂಶು ಮೊಹಾಂತಿ ಅವರಿಗೆ ವಿಕೆಟ್ ಒಪ್ಪಿಸಿದರು. ನಂತರ, ಮಣಿಕಾಂತ್ ಹಾಗೂ ನಾಯಕ ಅನ್ವಯ್ (ಔಟಾಗದೇ 62 ರನ್; 4x2) ಮೂರನೇ ವಿಕೆಟ್‌ಗೆ 169 ರನ್‌ಗಳ ಜೊತೆಯಾಟವಾಡಿದರು.

ದಿನದಾಟದ ಅಂತ್ಯಕ್ಕೆ ಕರ್ನಾಟಕ ತಂಡವು 107 ಓವರ್‌ಗಳಲ್ಲಿ 3 ವಿಕೆಟ್‌ಗೆ 412 ರನ್ ಗಳಿಸಿದೆ. ಅನ್ವಯ್ ಅವರೊಂದಿಗೆ ರೋಹಿತ್ ಎ.ಎ. (ಔಟಾಗದೇ 4) ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಸಂಕ್ಷಿಪ್ತ ಸ್ಕೋರು: ಮೊದಲ ಇನಿಂಗ್ಸ್: ಒಡಿಶಾ: 58.4 ಓವರ್‌ಗಳಲ್ಲಿ 170; ಕರ್ನಾಟಕ: 107 ಓವರ್‌ಗಳಲ್ಲಿ 3 ವಿಕೆಟ್‌ಗೆ 412 (ಮಣಿಕಾಂತ್ ಶಿವಾನಂದ 227, ಧ್ರುವ್ ಕೃಷ್ಣನ್ 105, ಅನ್ವಯ್ ದ್ರಾವಿಡ್ ಔಟಾಗದೇ 62; ಪ್ರಿಯಾಂಶು ಮೊಹಾಂತಿ 73ಕ್ಕೆ2).

ರಾಷ್ಟ್ರೀಯ ರ‍್ಯಾಂಕಿಂಗ್ ಟಿ.ಟಿ: ತನಿಷ್ಕಾಗೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಯಶಸ್ಸಿನ ಓಟ ಮುಂದುವರಿಸಿರುವ ಕರ್ನಾಟಕದ ಉದಯೋನ್ಮುಖ ಆಟಗಾರ್ತಿ ತನಿಷ್ಕಾ ಕಪಿಲ್ ಕಾಲಭೈರವ ಅವರು ರಾಂಚಿಯಲ್ಲಿ ನಡೆದ ರಾಷ್ಟ್ರೀಯ ರ‍್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿಯ 15 ವರ್ಷದೊಳಗಿನ ಬಾಲಕಿಯರ ಸಿಂಗಲ್ಸ್‌ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದರು.

ರಾಂಚಿಯ ಹೊರವಲಯದಲ್ಲಿನ ಹೋಟವಾರ್‌ನಲ್ಲಿ ಬುಧವಾರ ನಡೆದ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ತನಿಷ್ಕಾ ಅವರು 11–6, 11–7, 11–8 ರಿಂದ ಪಶ್ಚಿಮ ಬಂಗಾಳದ ಅಹೋನಾ ರಾಯ್ ಅವರನ್ನು ನೇರ ಸೆಟ್‌ಗಳಲ್ಲಿ ಮಣಿಸಿದರು.



ಪ್ರಶಸ್ತಿಯೊಂದಿಗೆ ತನಿಷ್ಕಾ ಕಪಿಲ್ ಕಾಲಭೈರವ

ಇದಕ್ಕೆ ಮೊದಲು ನಡೆದ ಸೆಮಿಫೈನಲ್ ಪಂದ್ಯದಲ್ಲಿ ತನಿಷ್ಕಾ 11–8, 11–8, 11–7ರಿಂದ ತಮಗಿಂತಲೂ ಮೇಲಿನ ಕ್ರಮಾಂಕದ ಶ್ರೀಜನಿ ಚಕ್ರವರ್ತಿ (ಪಶ್ಚಿಮ ಬಂಗಾಳ) ಅವರನ್ನು ಮಣಿಸಿದ್ದರು.